



ಕರ್ನಾಟಕ ರಾಜ್ಯಪತ್ರ

ಅಧಿಕೃತವಾಗಿ ಪ್ರಕಟಿಸಲಾದುದು

ವಿಶೇಷ ಪತ್ರಿಕೆ

ಭಾಗ - IV-A	ಬೆಂಗಳೂರು, ಗುರುವಾರ, ಡಿಸೆಂಬರ್ ೧೩, ೨೦೧೨ (ಮಾರ್ಗಶಿರ ೨೨, ಶಕ ವರ್ಷ ೧೯೩೪)	ನಂ. ೧೧೦೧
------------	--	----------

KARNATAKA LEGISLATIVE ASSEMBLY SECRETARIAT

NOTIFICATION

No. KLA/LGA/49/Bill/2012, Bangalore, Dated: 13.12.2012

The following Bill was introduced in Legislative Assembly on 13.12.2012.

ಕರ್ನಾಟಕ ವಿಧಾನ ಸಭೆ

ಹದಿಮೂರನೇ ವಿಧಾನ ಸಭೆ

ಹದಿನೈದನೇ ಅಧಿವೇಶನ

ಪಿಇಎಸ್ ವಿಶ್ವವಿದ್ಯಾಲಯ ವಿಧೇಯಕ, 2012

(2012ರ ವಿಧಾನಸಭೆಯ ವಿಧೇಯಕ ಸಂಖ್ಯೆ 49)

ಇಂಜಿನಿಯರಿಂಗ್, ವೈದ್ಯಕೀಯ, ಔಷಧಗಾರಿಕೆ, ವಿಜ್ಞಾನ, ಕಲೆ, ಸಮಾಜ ವಿಜ್ಞಾನ, ಕಂಪ್ಯೂಟರ್ ಅನ್ವಯಕಗಳು, ಮಾನವಿಕಗಳು ಮತ್ತು ವ್ಯವಸ್ಥಾಪನೆ ವಿಷಯ ಕ್ಷೇತ್ರಗಳಲ್ಲಿ ಮತ್ತು ಇವುಗಳಿಗೆ ಸಂಬಂಧಪಟ್ಟ ವಲಯಗಳು ಹಾಗೂ ಅವುಗಳಿಗೆ ಸಂಬಂಧಿಸಿದ ಅಥವಾ ಅವುಗಳಿಗೆ ಅನುಷಂಗಿಕವಾದ ವಿಷಯಗಳಲ್ಲಿ ವಿಶ್ವವಿದ್ಯಾಲಯ ಮಟ್ಟದ ಶಿಕ್ಷಣದಲ್ಲಿ ಪ್ರಗತಿಪರ ವಿಚಾರಗಳನ್ನು ಪ್ರೋತ್ಸಾಹಿಸಲು ಮತ್ತು ಕೈಗೊಳ್ಳಲು ಖಾಸಗಿ ವಲಯದಲ್ಲಿ ಒಂದು ಏಕಾತ್ಮಕ ಸ್ವರೂಪದ ವಿಶ್ವವಿದ್ಯಾಲಯವನ್ನು ಕರ್ನಾಟಕ ರಾಜ್ಯದಲ್ಲಿ ಸ್ಥಾಪಿಸಿ ನಿಗಮಿತಗೊಳಿಸುವುದಕ್ಕಾಗಿ ಒಂದು ವಿಧೇಯಕ.

ಇಲ್ಲಿ ಇನ್ನು ಮುಂದೆ ಕಂಡು ಬರುವ ಉದ್ದೇಶಗಳಿಗಾಗಿ ಇಂಜಿನಿಯರಿಂಗ್, ವೈದ್ಯಕೀಯ, ಔಷಧಗಾರಿಕೆ, ವಿಜ್ಞಾನ, ಕಲೆ, ಸಮಾಜ ವಿಜ್ಞಾನ, ಕಂಪ್ಯೂಟರ್ ಅನ್ವಯಕಗಳು, ಮಾನವಿಕಗಳು ಮತ್ತು ವ್ಯವಸ್ಥಾಪನೆ ವಿಷಯ ಕ್ಷೇತ್ರಗಳಲ್ಲಿ ಮತ್ತು ಇವುಗಳಿಗೆ ಸಂಬಂಧಪಟ್ಟ ವಲಯಗಳು ಹಾಗೂ ಅವುಗಳಿಗೆ ಸಂಬಂಧಿಸಿದ ಅಥವಾ ಅವುಗಳಿಗೆ ಅನುಷಂಗಿಕವಾದ ವಿಷಯಗಳಲ್ಲಿ ವಿಶ್ವವಿದ್ಯಾಲಯಮಟ್ಟದ ಶಿಕ್ಷಣದಲ್ಲಿ ಪ್ರಗತಿಪರ ವಿಚಾರಗಳನ್ನು ಪ್ರೋತ್ಸಾಹಿಸಲು ಮತ್ತು ಕೈಗೊಳ್ಳಲು ಖಾಸಗಿ ವಲಯದಲ್ಲಿ ಒಂದು ಏಕಾತ್ಮಕ ಸ್ವರೂಪದ ವಿಶ್ವವಿದ್ಯಾಲಯವನ್ನು ಕರ್ನಾಟಕ ರಾಜ್ಯದಲ್ಲಿ ಸ್ಥಾಪಿಸಿ ನಿಗಮಿತಗೊಳಿಸುವುದು ಯುಕ್ತವಾಗಿರುವುದರಿಂದ;

ಇದು ಭಾರತ ಗಣರಾಜ್ಯದ ಅರವತ್ತೂರನೇ ವರ್ಷದಲ್ಲಿ ಕರ್ನಾಟಕ ರಾಜ್ಯ ವಿಧಾನಮಂಡಲದಿಂದ ಈ ಮುಂದಿನಂತೆ ಅಧಿನಿಯಮಿತವಾಗಲಿ:-

ಅಧ್ಯಾಯ - I

ಪ್ರಾರಂಭಿಕ

1. ಸಂಕ್ಷಿಪ್ತ ಹೆಸರು, ವ್ಯಾಪ್ತಿ ಮತ್ತು ಪ್ರಾರಂಭ.- (1) ಈ ಅಧಿನಿಯಮವನ್ನು ಪಿಇಎಸ್ ವಿಶ್ವವಿದ್ಯಾಲಯ ಅಧಿನಿಯಮ, 2012 ಎಂದು ಕರೆಯತಕ್ಕದ್ದು.

(2) ಇದು ಇಡೀ ಕರ್ನಾಟಕ ರಾಜ್ಯಕ್ಕೆ ವ್ಯಾಪ್ತವಾಗತಕ್ಕದ್ದು.

(3) ಇದು, ರಾಜ್ಯ ಸರ್ಕಾರವು ಸರ್ಕಾರಿ ರಾಜ್ಯಪತ್ರದಲ್ಲಿ ಅಧಿಸೂಚನೆಯ ಮೂಲಕ ಗೊತ್ತುಪಡಿಸಬಹುದಾದ ಅಂಥ ದಿನಾಂಕದಂದು ಜಾರಿಗೆ ಬರತಕ್ಕದ್ದು.

2. ಪರಿಭಾಷೆಗಳು.- ಈ ಅಧಿನಿಯಮದಲ್ಲಿ, ಸಂದರ್ಭವು ಅನ್ಯಥಾ ಅಗತ್ಯಪಡಿಸಿದ ಹೊರತು,-

- (ಎ) “ಶೈಕ್ಷಣಿಕ ಪರಿಷತ್ತು” (ಅಕೆಡೆಮಿಕ್ ಕೌನ್ಸಿಲ್) ಎಂದರೆ, 26ನೇ ಪ್ರಕರಣದ ಅಡಿಯಲ್ಲಿ ನಿರ್ದಿಷ್ಟಪಡಿಸಲಾದ ವಿಶ್ವವಿದ್ಯಾಲಯದ ಶೈಕ್ಷಣಿಕ ಪರಿಷತ್ತು;
- (ಬಿ) “ಕಾರ್ಯಸೂಚಿ ವಿಷಯಗಳು”, ಎಂದರೆ, ಪರಿನಿಯಮಗಳಲ್ಲಿ ಹೆಸರಿಸಬಹುದಾದ ಮತ್ತು ಒಂದು ಸಭೆಯಲ್ಲಿ ಆ ವಿಷಯಗಳನ್ನು ಮತ್ತು ಕಲಾಪಗಳನ್ನು ಅನುಮೋದಿಸಬಹುದೆಂದು ತಮ್ಮ ಸಮ್ಮತಿ ಸೂಚಿಸಿ ಕುಲಾಧಿಪತಿಯವರು ಮುಂಚಿತವಾಗಿಯೇ ಲಿಖಿತ ಅನುಮೋದನೆಯನ್ನು ಕೊಟ್ಟಿದ್ದಾಗ ಮಾತ್ರವೇ ಸಂದರ್ಭಾನುಸಾರ, ಪ್ರಬಂಧಕ ಮಂಡಳಿ ಅಥವಾ ಕಾರ್ಯ ನಿರ್ವಹಣಾ ಪರಿಷತ್ತು ಅಥವಾ ಯಾವುದೇ ಸಮಿತಿಯವರು ಕಾರ್ಯಸೂಚಿಯಲ್ಲಿ ಸೇರಿಸಬಹುದಾದ ಅಥವಾ ಸಭೆಯಲ್ಲಿ ಚರ್ಚೆಗೆ ತೆಗೆದುಕೊಂಡು ನಿರ್ಣಯವನ್ನು ಕೊಡಬಹುದಾದ ಎಲ್ಲಾ ವಿಷಯಗಳು ಮತ್ತು ಕಲಾಪಗಳು;
- (ಸಿ) “ಪ್ರಬಂಧಕ ಮಂಡಳಿ” ಎಂದರೆ, 24ನೇ ಪ್ರಕರಣದ ಅಡಿಯಲ್ಲಿ ರಚಿಸಲಾದ ವಿಶ್ವವಿದ್ಯಾಲಯದ ಪ್ರಬಂಧಕ ಮಂಡಳಿ;
- (ಡಿ) “ಕುಲಾಧಿಪತಿ”, “ಸಹಕುಲಾಧಿಪತಿ”, “ಕುಲಪತಿ”, “ಸಹಕುಲಪತಿ” ಎಂದರೆ, ಅನುಕ್ರಮವಾಗಿ ವಿಶ್ವವಿದ್ಯಾಲಯದ ಕುಲಾಧಿಪತಿ, ಸಹಕುಲಾಧಿಪತಿ, ಕುಲಪತಿ ಮತ್ತು ಸಹಕುಲಪತಿ;
- (ಇ) “ಕ್ಯಾಂಪಸ್” ಎಂದರೆ, ವಿಶ್ವವಿದ್ಯಾಲಯವು ಸ್ಥಾಪಿಸಿ ನಿರ್ವಹಿಸುವ ಒಂದು ಕ್ಯಾಂಪಸ್;
- (ಎಫ್) “ಸಮಿತಿಗಳು” ಎಂದರೆ, ಈ ಅಧಿನಿಯಮದಡಿಯಲ್ಲಿ ರಚಿಸಿದ ಅಥವಾ ಸಂದರ್ಭಾನುಸಾರವಾಗಿ ವಿಶ್ವವಿದ್ಯಾಲಯದ ವಿವಿಧ ಕಾರ್ಯಕರ್ತರು ರಚಿಸಿರುವ ಸಮಿತಿಗಳು, ಮತ್ತು ಅದರಲ್ಲಿ ಶೋಧನಾ ಸಮಿತಿ, ನಾಮನಿರ್ದೇಶನ ಸಮಿತಿ, ಹಣಕಾಸು ಸಮಿತಿ, ಹಣಕಾಸು ಪರಿಷತ್ತು ಮತ್ತು ಅಂಥ ಇತರ ಸಮಿತಿಗಳು ಒಳಗೊಳ್ಳುತ್ತವೆ;
- (ಜಿ) “ಘಟಕ ಕಾಲೇಜು” ಎಂದರೆ, ವಿಶ್ವವಿದ್ಯಾಲಯವು ಸ್ಥಾಪಿಸಿ ನಿರ್ವಹಿಸುತ್ತಿರುವ ಒಂದು ಕಾಲೇಜು ಅಥವಾ ಸಂಸ್ಥೆ;
- (ಎಚ್) “ಕಾರ್ಯನಿರ್ವಹಣಾ ಪರಿಷತ್ತು” ಎಂದರೆ, 25ನೇ ಪ್ರಕರಣದ ಅಡಿಯಲ್ಲಿ ರಚಿಸಿದ ವಿಶ್ವವಿದ್ಯಾಲಯದ ಕಾರ್ಯನಿರ್ವಹಣಾ ಪರಿಷತ್ತು;
- (ಐ) “ಹಣಕಾಸು ಪರಿಷತ್ತು” ಎಂದರೆ, 28ನೇ ಪ್ರಕರಣದ ಅಡಿಯಲ್ಲಿ ರಚಿಸಿದ ವಿಶ್ವವಿದ್ಯಾಲಯದ ಹಣಕಾಸು ಪರಿಷತ್ತು;
- (ಜೆ) “ಸರ್ಕಾರ” ಎಂದರೆ, ಕರ್ನಾಟಕ ಸರ್ಕಾರ;
- (ಕೆ) “ರಾಷ್ಟ್ರೀಯ ಅಧಿಮಾನ್ಯತಾ ಸಂಸ್ಥೆಗಳು” ಎಂದರೆ, ವಿಶ್ವವಿದ್ಯಾಲಯ ಅನುದಾನಗಳ ಆಯೋಗ, ಅಖಿಲ ಭಾರತ ತಾಂತ್ರಿಕ ಶಿಕ್ಷಣ ಪರಿಷತ್ತು, ಭಾರತೀಯ ವೈದ್ಯಕೀಯ ಪರಿಷತ್ತು, ಭಾರತೀಯ ಔಷಧ ವಿಜ್ಞಾನ ಪರಿಷತ್ತು, ಭಾರತೀಯ ಕೃಷಿ ಸಂಶೋಧನಾ ಪರಿಷತ್ತು, ರಾಷ್ಟ್ರೀಯ ಮೌಲ್ಯಮಾಪನ ಮತ್ತು ಅಧಿಮಾನ್ಯತಾ ಪರಿಷತ್ತು, ರಾಷ್ಟ್ರೀಯ ಬೋಧಕ ಶಿಕ್ಷಣ ಪರಿಷತ್ತು, ವೈಜ್ಞಾನಿಕ ಮತ್ತು ಕೈಗಾರಿಕಾ ಸಂಶೋಧನಾ ಪರಿಷತ್ತುಗಳಂಥವುಗಳು ಉನ್ನತ ಶಿಕ್ಷಣದಲ್ಲಿ ಗುಣಮಟ್ಟದ ಶಿಕ್ಷಣ ದೊರೆಯುವಂತೆ ನೋಡಿಕೊಳ್ಳುವುದಕ್ಕಾಗಿ ಹಾಗೂ ಗುಣಮಟ್ಟಗಳು ಮತ್ತು ಷರತ್ತುಗಳನ್ನು ವಿಧಿಸುವುದಕ್ಕಾಗಿ ಕೇಂದ್ರ ಸರ್ಕಾರವು ಸ್ಥಾಪಿಸಿರುವ ಒಂದು ಸಂಸ್ಥೆ ಮತ್ತು ಇದರಲ್ಲಿ ಸರ್ಕಾರವೂ ಸೇರಿರುತ್ತದೆ;
- (ಎಲ್) “ನಿಯಮಿಸಲಾದುದು” ಎಂದರೆ, ಈ ಅಧಿನಿಯಮದಡಿಯಲ್ಲಿ ಸರ್ಕಾರವು ರಚಿಸಿದ ನಿಯಮಗಳ ಮೂಲಕ ನಿಯಮಿಸಲಾದುದು;
- (ಎಂ) “ಒಂದು ಘಟಕ ಕಾಲೇಜಿಗೆ ಸಂಬಂಧಪಟ್ಟಂತೆ ಪ್ರಾಂಶುಪಾಲರು” ಎಂದರೆ, ಘಟಕ ಕಾಲೇಜಿನ ಮುಖ್ಯಸ್ಥರು ಮತ್ತು ಪ್ರಾಂಶುಪಾಲರು ಇಲ್ಲದಿದ್ದಲ್ಲಿ ಅಥವಾ ನೇಮಕವಾದ ಪ್ರಾಂಶುಪಾಲರ ಗೈರುಹಾಜರಿಯಲ್ಲಿ ಪ್ರಾಂಶುಪಾಲರಾಗಿ ಕರ್ತವ್ಯ ನಿರ್ವಹಿಸಲು ತಾತ್ಕಾಲಿಕವಾಗಿ ನೇಮಕಗೊಂಡಿರುವ ಉಪಪ್ರಾಂಶುಪಾಲರು ಅಥವಾ ಯಾವೊಬ್ಬ ಇತರ ವ್ಯಕ್ತಿಯೂ ಇದರಲ್ಲಿ ಒಳಗೊಳ್ಳುತ್ತಾರೆ;
- (ಎನ್) “ಕುಲಸಚಿವರು” ಎಂದರೆ, ವಿಶ್ವವಿದ್ಯಾಲಯದ ಕುಲಸಚಿವರು;
- (ಒ) “ಪ್ರಾದೇಶಿಕ ಕೇಂದ್ರ” ಎಂದರೆ, ಯಾವುದೇ ಪ್ರದೇಶದಲ್ಲಿನ ಅಧ್ಯಯನ ಕೇಂದ್ರಗಳ ಕಾರ್ಯವನ್ನು ಸಮನ್ವಯಗೊಳಿಸುವ ಮತ್ತು ಮೇಲ್ವಿಚಾರಣೆ ಮಾಡುವ ಉದ್ದೇಶಕ್ಕಾಗಿ ಮತ್ತು ಅಂಥ ಕೇಂದ್ರಕ್ಕೆ ಕಾರ್ಯನಿರ್ವಹಣಾ ಪರಿಷತ್ತು ವಹಿಸಿಕೊಡಬಹುದಾದ ಅಂಥ ಇತರ ಕರ್ತವ್ಯಗಳನ್ನು ನೆರವೇರಿಸುವುದಕ್ಕಾಗಿ ವಿಶ್ವವಿದ್ಯಾಲಯವು ಸ್ಥಾಪಿಸಿದ ಅಥವಾ ನಿರ್ವಹಿಸಿಕೊಂಡುಬರುವ ಒಂದು ಕೇಂದ್ರ;
- (ಪಿ) “ಸೊಸೈಟಿ” ಎಂದರೆ, ಕರ್ನಾಟಕ ಸಂಘಗಳ ನೋಂದಣಿ ಅಧಿನಿಯಮ, 1960ರ (1960ರ ಕರ್ನಾಟಕ ಅಧಿನಿಯಮ 17) ಅಡಿಯಲ್ಲಿ ನೋಂದಾಯಿತವಾಗಿರುವ ಪೀಪಲ್ಸ್ ಎಜುಕೇಷನ್ ಸೊಸೈಟಿ;
- (ಕ್ಯೂ) ಈ ಅಧಿನಿಯಮಕ್ಕೆ ಸಂಬಂಧಿಸಿದಂತೆ “ಪ್ರಾಯೋಜಕ ಪ್ರಾಧಿಕಾರ” ಅಥವಾ “ಪ್ರಾಯೋಜಕ ಸಂಸ್ಥೆ” ಎಂದರೆ, ಸದರಿ ಸೊಸೈಟಿ;
- (ಆರ್) “ರಾಜ್ಯ” ಎಂದರೆ, ಕರ್ನಾಟಕ ರಾಜ್ಯ;
- (ಎಸ್) “ಪರಿನಿಯಮಗಳು” ಮತ್ತು “ವಿನಿಯಮಗಳು” ಎಂದರೆ, ಈ ಅಧಿನಿಯಮದ ಅಡಿಯಲ್ಲಿ ರಚಿಸಿದ ಅನುಕ್ರಮವಾಗಿ ವಿಶ್ವವಿದ್ಯಾಲಯದ ಪರಿನಿಯಮಗಳು ಮತ್ತು ವಿನಿಯಮಗಳು;
- (ಟಿ) “ಅಧ್ಯಯನ ಕೇಂದ್ರ” ಎಂದರೆ, ವಿದ್ಯಾರ್ಥಿಗಳಿಗೆ ಅಗತ್ಯವಾದ ಮಾರ್ಗದರ್ಶನ ಮಾಡುವ, ಸಲಹೆಗಳನ್ನು ನೀಡುವ ಅಥವಾ ಇತರ ಯಾವುದೇ ನೆರವನ್ನು ನೀಡುವ ಉದ್ದೇಶಕ್ಕಾಗಿ ವಿಶ್ವವಿದ್ಯಾಲಯವು ಸ್ಥಾಪಿಸಿದ ಮತ್ತು ನಿರ್ವಹಿಸಿಕೊಂಡುಬಂದ ಒಂದು ಕೇಂದ್ರ;
- (ಯು) “ಅಧ್ಯಾಪಕರು” ಎಂದರೆ, ಒಬ್ಬ ಪ್ರಾಧ್ಯಾಪಕರು, ಸಹಪ್ರಾಧ್ಯಾಪಕರು, ಸಹಾಯಕ ಪ್ರಾಧ್ಯಾಪಕರು, ಅಡ್‌ಜಂಕ್ಟ್ ಪ್ರಾಧ್ಯಾಪಕರು ಅಥವಾ ವಿಶ್ವವಿದ್ಯಾಲಯದಲ್ಲಿ ಅಥವಾ ಒಂದು ಘಟಕ ಕಾಲೇಜಿನಲ್ಲಿ ಬೋಧಿಸುವುದಕ್ಕೆ ಅಥವಾ ಸಂಶೋಧನೆ ನಡೆಸುವುದಕ್ಕೆ ಅಥವಾ

ಸಂಶೋಧನೆಗೆ ಮಾರ್ಗದರ್ಶನ ನೀಡುವುದಕ್ಕೆ ನೇಮಕವಾದ ಅಂಥ ಇತರ ವ್ಯಕ್ತಿ ಮತ್ತು ವಿಶ್ವವಿದ್ಯಾಲಯ ಅನುದಾನ ಆಯೋಗವು ನಿರ್ದಿಷ್ಟಪಡಿಸಿದ ಗುಣಮಟ್ಟಗಳಿಗೆ ಅನುಸಾರವಾಗಿ ಇರುವ ಘಟಕ ಕಾಲೇಜಿನ ಪ್ರಾಂಶುಪಾಲರು ಇದರಲ್ಲಿ ಒಳಗೊಳ್ಳುತ್ತಾರೆ;

- (ಎ) “ವಿಶ್ವವಿದ್ಯಾಲಯ ಅನುದಾನಗಳ ಆಯೋಗ” ಎಂದರೆ, ವಿಶ್ವವಿದ್ಯಾಲಯ ಅನುದಾನಗಳ ಆಯೋಗ ಅಧಿನಿಯಮ, 1956ರ (1956ರ ಕೇಂದ್ರ ಅಧಿನಿಯಮ 3) 4ನೇ ಪ್ರಕರಣದ ಅಡಿಯಲ್ಲಿ ಸ್ಥಾಪಿತವಾದ ಆಯೋಗ;
- (ಡಬ್ಲ್ಯೂ) “ವಿಶ್ವವಿದ್ಯಾಲಯ” ಎಂದರೆ, ಈ ಅಧಿನಿಯಮದಡಿಯಲ್ಲಿ ಸ್ಥಾಪಿಸಿ ನಿಗಮಿತಗೊಳಿಸಲಾದ ಪಿಇಎಸ್ ವಿಶ್ವವಿದ್ಯಾಲಯ;
- (ಎಕ್ಸ್) “ಸಂದರ್ಶಕರು” ಎಂದರೆ, 13ನೇ ಪ್ರಕರಣದಲ್ಲಿ ನಿರ್ದಿಷ್ಟಪಡಿಸಿದ ವಿಶ್ವವಿದ್ಯಾಲಯದ ಸಂದರ್ಶಕರು.

ಅಧ್ಯಾಯ - II

ವಿಶ್ವವಿದ್ಯಾಲಯ ಮತ್ತು ಪ್ರಾಯೋಜಕ ಸಂಸ್ಥೆ

3. ವಿಶ್ವವಿದ್ಯಾಲಯದ ಸ್ಥಾಪನೆಗೆ ಪ್ರಸ್ತಾವ.- (1) ಈ ಅಧಿನಿಯಮದ ಉಪಬಂಧಗಳಿಗೆ ಒಳಪಟ್ಟು ಮತ್ತು ಅದಕ್ಕನುಸಾರವಾಗಿ ಏಕಾತ್ಮಕ ಸ್ವರೂಪದ ವಿಶ್ವವಿದ್ಯಾಲಯವನ್ನು ಸ್ಥಾಪಿಸುವ ಹಕ್ಕನ್ನು ಸೊಸೈಟಿಯು ಹೊಂದಿರತಕ್ಕದ್ದು.

(2) ಸೊಸೈಟಿಯು ರಾಜ್ಯ ಸರ್ಕಾರಕ್ಕೆ ವಿಶ್ವವಿದ್ಯಾಲಯವನ್ನು ಸ್ಥಾಪಿಸುವ ಪ್ರಸ್ತಾವವನ್ನು ಸಲ್ಲಿಸತಕ್ಕದ್ದು.

(3) ಪ್ರಸ್ತಾವವು ಈ ಮುಂದಿನ ವಿವರಗಳನ್ನು ಒಳಗೊಂಡಿರತಕ್ಕದ್ದು, ಎಂದರೆ:-

- ಸೊಸೈಟಿಯ ವಿವರಗಳೊಂದಿಗೆ ವಿಶ್ವವಿದ್ಯಾಲಯದ ಧೈಯೋದ್ದೇಶಗಳು;
- ವಿಶ್ವವಿದ್ಯಾಲಯದ ವ್ಯಾಪ್ತಿ ಮತ್ತು ಸ್ಥಾನಮಾನ ಹಾಗೂ ಭೂಮಿಯ ಲಭ್ಯತೆ;
- ಪ್ರಾರಂಭದ ದಿನಾಂಕದಿಂದ ನಿಕಟ ಐದು ಶೈಕ್ಷಣಿಕ ವರ್ಷಗಳ ಅವಧಿಯಲ್ಲಿ ವಿಶ್ವವಿದ್ಯಾಲಯವು ಕೈಗೊಳ್ಳಬೇಕೆಂದಿರುವ ಅಧ್ಯಯನ ಮತ್ತು ಸಂಶೋಧನಾ ಕಾರ್ಯಕ್ರಮಗಳ ಸ್ವರೂಪ ಮತ್ತು ಬಗೆಗಳು;
- ಪ್ರಾರಂಭಿಸಬೇಕೆಂದು ಪ್ರಸ್ತಾಪಿಸಿರುವ ವ್ಯಾಸಂಗ ವಿಭಾಗಗಳು (ಫ್ಯಾಕಲ್ಟಿಗಳು), ಅಧ್ಯಯನ ಕ್ರಮಗಳು ಮತ್ತು ಸಂಶೋಧನೆಗಳ ಸ್ವರೂಪ;
- ಕಟ್ಟಡಗಳು, ಸಲಕರಣೆಗಳು ಮತ್ತು ರಚನಾ ಸೌಕರ್ಯಗಳನ್ನು ಒದಗಿಸುವಂಥ ಕ್ಯಾಂಪಸ್ ಅಭಿವೃದ್ಧಿ;
- ಪ್ರಾರಂಭದ ದಿನಾಂಕದ ನಿಕಟ ಐದು ಶೈಕ್ಷಣಿಕ ವರ್ಷಗಳ ಅವಧಿಗಾಗಿ ಬಂಡವಾಳ ವೆಚ್ಚದ ಹಂತಗಳು;
- ಬಾಬುವಾರು ಆವರ್ತಕ ವೆಚ್ಚ ಆರ್ಥಿಕ ಮೂಲಗಳು ಮತ್ತು ಪ್ರತಿಯೊಬ್ಬ ವಿದ್ಯಾರ್ಥಿಗೆ ತಗಲುವ ಅಂದಾಜು ವೆಚ್ಚ;
- ಸಂಪನ್ಮೂಲ ಸಂಗ್ರಹಣೆಗಾಗಿ ಯೋಜನೆ ಮತ್ತು ಅದಕ್ಕೆ ಬಂಡವಾಳದಿಂದ ತಗಲುವ ವೆಚ್ಚ ಹಾಗೂ ಪ್ರತಿಯೊಂದು ಮೂಲಕ್ಕೂ ಮರು ಸಂದಾಯ ಮಾಡುವ ರೀತಿ;
- ವಿದ್ಯಾರ್ಥಿಗಳಿಂದ ಶುಲ್ಕ ವಸೂಲು ಮಾಡಿ ಆಂತರಿಕವಾಗಿ ನಿಧಿ ಸಂಗ್ರಹಿಸುವ ಯೋಜನೆ, ಸಲಹಾ ಸೇವೆ ಮತ್ತು ವಿಶ್ವವಿದ್ಯಾಲಯದ ಧೈಯೋದ್ದೇಶಗಳಿಗೆ ಸಂಬಂಧಿಸಿದ ಇತರ ಚಟುವಟಿಕೆಗಳಿಂದ ನಿರೀಕ್ಷಿತ ವರಮಾನಗಳು ಮತ್ತು ಇತರ ನಿರೀಕ್ಷಿತ ವರಮಾನಗಳು;
- ಘಟಕವೊಂದಕ್ಕೆ ತಗಲುವ ವೆಚ್ಚದ ವಿವರಗಳು, ಆರ್ಥಿಕವಾಗಿ ದುರ್ಬಲವಾದ ವರ್ಗಗಳಿಗೆ ಸೇರಿದ ವಿದ್ಯಾರ್ಥಿಗಳಿಗೆ ಶುಲ್ಕ, ಉಚಿತ ಶಿಕ್ಷಣ (ಪ್ರಿಶಿಪ್) ಮತ್ತು ವಿದ್ಯಾರ್ಥಿ ವೇತನದಲ್ಲಿ ನೀಡುವ ರಿಯಾಯಿತಿ ಅಥವಾ ವಿನಾಯಿತಿಯ ಪರಿಮಿತಿಯ ವಿವರಗಳನ್ನು ಮತ್ತು ಅನಿವಾಸಿ ಭಾರತೀಯರು ಅಥವಾ ಭಾರತೀಯ ಮೂಲದ ವ್ಯಕ್ತಿಗಳಿಗೆ ಅಥವಾ ಅನಿವಾಸಿ ಭಾರತೀಯರು ಅಥವಾ ಭಾರತೀಯ ಮೂಲದ ವ್ಯಕ್ತಿಗಳು ಪ್ರಾಯೋಜಿಸಿದ ವಿದ್ಯಾರ್ಥಿಗಳಿಗೆ ಮತ್ತು ಭಾರತವನ್ನುಳಿದು ಇತರ ರಾಷ್ಟ್ರಗಳ ವಿದ್ಯಾರ್ಥಿಗಳಿಗೆ ವಿದಿಸತಕ್ಕ ಶುಲ್ಕದ ದರಗಳು ಬೇರೆ ಬೇರೆ ಇದ್ದಲ್ಲಿ ಅವುಗಳನ್ನು ಸೂಚಿಸುವ ಶುಲ್ಕ ರಚನೆಯ ವಿವರಗಳು;
- ಸಂಬಂಧಪಟ್ಟ ವಿದ್ಯಾ ವಿಭಾಗದಲ್ಲಿ ಎಷ್ಟು ವರ್ಷಗಳ ಅನುಭವ ಮತ್ತು ಪರಿಣತಿಯನ್ನು ಸೊಸೈಟಿಯು ದೊರಕಿಸಿಕೊಡಲಿದೆ ಹಾಗೂ ಅದರ ಹಣಕಾಸಿನ ಸಂಪನ್ಮೂಲಗಳು;
- ವಿಶ್ವವಿದ್ಯಾಲಯದಲ್ಲಿರುವ ಅಧ್ಯಯನ ಕ್ರಮಗಳಿಗೆ ವಿದ್ಯಾರ್ಥಿಗಳನ್ನು ಆಯ್ಕೆ ಮಾಡುವುದಕ್ಕಾಗಿ ಇರುವ ವ್ಯವಸ್ಥೆ; ಮತ್ತು
- ವಿಶ್ವವಿದ್ಯಾಲಯವು ಸ್ಥಾಪನೆಯಾಗುವುದಕ್ಕೆ ಮೊದಲು ನೆರವೇರಿಸಬೇಕೆಂದು ರಾಜ್ಯ ಸರ್ಕಾರವು ಅಗತ್ಯಪಡಿಸಬಹುದಾದ ಅಂಥ ಇತರ ಷರತ್ತುಗಳ ನೆರವೇರಿಕೆಯ ಹಂತ.

(4) ಸ್ವೀಕರಿಸಿದ ಪ್ರಸ್ತಾವಗಳನ್ನು ಪರೀಕ್ಷಿಸಲು ರಾಜ್ಯ ಸರ್ಕಾರವು, ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಪರಿಷತ್ತಿನ ಪದನಿಮಿತ್ತ ಸದಸ್ಯರಾದ ಮೂವರು ಸದಸ್ಯರುಗಳನ್ನು ಒಳಗೊಂಡ ಒಂದು ಪರಿಶೋಧನಾ ಸಮಿತಿಯನ್ನು ರಚಿಸತಕ್ಕದ್ದು ಮತ್ತು ಅದು ರಾಜ್ಯ ಸರ್ಕಾರಕ್ಕೆ ಶಿಫಾರಸ್ಸನ್ನು ಮಾಡತಕ್ಕದ್ದು.

4. ವಿಶ್ವವಿದ್ಯಾಲಯದ ಸ್ಥಾಪನೆ.- (1) ರಾಜ್ಯ ಸರ್ಕಾರವು, ಪರಿಶೋಧನಾ ಸಮಿತಿಯ ಶಿಫಾರಸ್ಸುಗಳನ್ನು ಪರಿಗಣಿಸಿದ ಮತ್ತು ತಾನು ಅವಶ್ಯವೆಂದು ಭಾವಿಸುವಂಥ ವಿಚಾರಣೆಯನ್ನು ನಡೆಸಿದ ತರುವಾಯ,-

- ಸೊಸೈಟಿಯು ಸಾಕಷ್ಟು ಮೂಲ ಸೌಕರ್ಯಗಳನ್ನು ಹೊಂದಿದ್ದು, ಒಂದು ವಿಶ್ವವಿದ್ಯಾಲಯವನ್ನು ನಡೆಸಲು ಸಮರ್ಥವಾಗಿದೆ ಎಂದು ಅದು ಮನಗಂಡರೆ;

(iii) ಪ್ರದೇಶಕ್ಕನುಸಾರವಾಗಿ ಕೆಳಗೆ ನಿರ್ದಿಷ್ಟಪಡಿಸಿದ ವ್ಯಾಪ್ತಿಗೆ ಭೂಮಿಯ ಒಡೆತನವನ್ನು ಹೊಂದಿರತಕ್ಕದ್ದು, ಎಂದರೆ:-

- (ಎ) ಭೂಮಿಯ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಮಿತಿಯೊಳಗಿದ್ದರೆ ಇಪ್ಪತ್ತೈದು ಎಕರೆಗಳು;
- (ಬಿ) ಭೂಮಿಯ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಮಿತಿಯಿಂದ ಹೊರಗೆ ಇದ್ದು ಆದರೆ ಬೆಂಗಳೂರು ಮಹಾನಗರ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ಪ್ರದೇಶದೊಳಗೆ ಇದ್ದರೆ ನಲವತ್ತು ಎಕರೆಗಳು;
- (ಸಿ) ಭೂಮಿಯ (ಎ) ಮತ್ತು (ಬಿ) ಖಂಡಗಳಲ್ಲಿ ನಿರ್ದಿಷ್ಟಪಡಿಸಿರುವ ಸ್ಥಳಗಳನ್ನು ಹೊರತುಪಡಿಸಿದ್ದರೆ ಅರವತ್ತು ಎಕರೆಗಿಂತ ಕಡಿಮೆ ಇರತಕ್ಕದ್ದಲ್ಲ.

ಮೇಲೆ ನಿರ್ದಿಷ್ಟಪಡಿಸಿರುವ ಭೂಮಿಯು ಏಕ ಘಟಕ (ಸಿಂಗಲ್ ಬ್ಲಾಕ್)ದಲ್ಲಿರತಕ್ಕದ್ದು ಮತ್ತು ಅದು ಸಂಬಂಧಪಟ್ಟ ಸೊಸೈಟಿಯ/ವಿಶ್ವವಿದ್ಯಾಲಯದ ಹೆಸರಿನಲ್ಲಿಯೇ ಇರತಕ್ಕದ್ದು. 3ನೇ ಪ್ರಕರಣದ (3)ನೇ ಉಪ-ಪ್ರಕರಣದಲ್ಲಿ ಅಗತ್ಯಪಡಿಸಲಾದಂತೆ ಒದಗಿಸಿರುವ ವಿವರಗಳ ಆಧಾರದ ಮೇಲೆ, 48ನೇ ಪ್ರಕರಣದಲ್ಲಿ ನಿರ್ದಿಷ್ಟಪಡಿಸಲಾದಂತೆ ಶಾಶ್ವತ ಶಾಸನಬದ್ಧ ದತ್ತಿ ನಿಧಿಯನ್ನು ಸ್ಥಾಪಿಸಲು ಸೊಸೈಟಿಗೆ ಸರ್ಕಾರವು ನಿರ್ದೇಶಿಸಬಹುದು.

(2) ಶಾಶ್ವತ ಶಾಸನಬದ್ಧ ದತ್ತಿ ನಿಧಿಯ ಸ್ಥಾಪನೆಯ ತರುವಾಯ, ಸರ್ಕಾರವು, ಸರ್ಕಾರಿ ರಾಜ್ಯಪತ್ರದಲ್ಲಿ ಅಧಿಸೂಚನೆಯ ಮೂಲಕ, “ಪಿಇಎಸ್ ವಿಶ್ವವಿದ್ಯಾಲಯ” ಎಂಬ ಹೆಸರಿನ ಏಕಾತ್ಮಕ ಸ್ವರೂಪದ ಒಂದು ವಿಶ್ವವಿದ್ಯಾಲಯವನ್ನು ರಾಜ್ಯದಲ್ಲಿ ಸ್ಥಾಪಿಸುವುದಕ್ಕೆ ಮಂಜೂರಾತಿಯನ್ನು ನೀಡಬಹುದು.

(3) ವಿಶ್ವವಿದ್ಯಾಲಯದ ಕೇಂದ್ರಕಾರ್ಯಸ್ಥಾನವು ಬೆಂಗಳೂರಿನಲ್ಲಿ ಇರತಕ್ಕದ್ದು. ರಾಜ್ಯ ಸರ್ಕಾರದ ಪೂರ್ವಾನುಮತಿಯನ್ನು ಪಡೆದುಕೊಳ್ಳುವುದಕ್ಕೊಳಪಟ್ಟು ಹಾಗೂ ವಿಶ್ವವಿದ್ಯಾಲಯ ಅನುದಾನ ಆಯೋಗದ ಗುಣಮಟ್ಟಗಳಿಗನುಸಾರವಾಗಿ ವಿಶ್ವವಿದ್ಯಾಲಯವು ತನ್ನ ಕ್ಯಾಂಪಸ್‌ಗಳನ್ನು ಅಥವಾ ಪ್ರಾದೇಶಿಕ ಕೇಂದ್ರಗಳನ್ನು, ಅಧ್ಯಯನ ಕೇಂದ್ರಗಳನ್ನು ಕರ್ನಾಟಕದ ಯಾವುದೇ ಭಾಗದಲ್ಲಿ ಹೊಂದಿರತಕ್ಕದ್ದು.

(4) ಮೊದಲ ಕುಲಾಧಿಪತಿಯವರು, ಮೊದಲ ಸಹಕುಲಾಧಿಪತಿಯವರು, ಮೊದಲ ಕುಲಪತಿಯವರು, ಮೊದಲ ಸಹಕುಲಪತಿಯವರು, ಪ್ರಬಂಧಕ ಮಂಡಳಿಯ ಮೊದಲ ಸದಸ್ಯರುಗಳು, ಕಾರ್ಯನಿರ್ವಹಣಾ ಪರಿಷತ್ತಿನ ಹಾಗೂ ಶೈಕ್ಷಣಿಕ ಪರಿಷತ್ತಿನ ಮೊದಲ ಸದಸ್ಯರುಗಳು ಮತ್ತು ಇನ್ನು ಮುಂದೆ, ಅಂಥ ಅಧಿಕಾರಿಗಳು ಅಥವಾ ಸದಸ್ಯರುಗಳಾಗಬಹುದಾದಂಥ ಎಲ್ಲಾ ವ್ಯಕ್ತಿಗಳು, ಅಂಥ ಪದ ಅಥವಾ ಸದಸ್ಯತ್ವವನ್ನು ಹೊಂದಿರುವುದು ಮುಂದುವರೆಯುವವರೆಗೆ, ಒಂದು ನಿಗಮಿತ ನಿಕಾಯವನ್ನು ರಚಿಸತಕ್ಕದ್ದು ಮತ್ತು ಅದು ವಿಶ್ವವಿದ್ಯಾಲಯದ ಹೆಸರಿನಲ್ಲಿ ದಾವೆ ಹೂಡಬಹುದು ಮತ್ತು ದಾವೆಗೊಳಗಾಗಬಹುದು.

(5) (2)ನೇ ಉಪಪ್ರಕರಣದ ಅಡಿಯಲ್ಲಿ ವಿಶ್ವವಿದ್ಯಾಲಯದ ಸ್ಥಾಪನೆಗೆ ಮಂಜೂರಾತಿ ದೊರೆತ ಮೇಲೆ, ವಿಶ್ವವಿದ್ಯಾಲಯದ ಉದ್ದೇಶಕ್ಕಾಗಿ, ಸೊಸೈಟಿಯು ಆರ್ಜಿಸಿದ, ಸೃಜಿಸಿದ, ಏರ್ಪಾಟು ಮಾಡಿಕೊಂಡ ಅಥವಾ ಕಟ್ಟಲ್ಪಟ್ಟ ಭೂಮಿ ಮತ್ತು ಇತರ ಚರ ಮತ್ತು ಸ್ಥಿರ ಸ್ವತ್ತು, ವಿಶ್ವವಿದ್ಯಾಲಯದಲ್ಲಿ ನಿಹಿತವಾಗಿರತಕ್ಕದ್ದು.

(6) ವಿಶ್ವವಿದ್ಯಾಲಯವು ಹೂಡಿದ ಅಥವಾ ಅದರ ವಿರುದ್ಧ ಹೂಡಲಾದ ಎಲ್ಲಾ ದಾವೆಗಳಲ್ಲಿ ಮತ್ತು ಇತರ ಕಾನೂನು ವ್ಯವಹರಣೆಗಳಲ್ಲಿ ವಾದಪತ್ರಗಳಿಗೆ ಕುಲಸಚಿವರು ಸಹಿ ಮಾಡಿ ಸತ್ಯಾಪನೆ ಮಾಡತಕ್ಕದ್ದು ಮತ್ತು ಅಂಥ ದಾವೆಗಳಲ್ಲಿನ ಮತ್ತು ವ್ಯವಹರಣೆಗಳಲ್ಲಿನ ಎಲ್ಲಾ ಆದೇಶಿಕಗಳನ್ನು ಕುಲಸಚಿವರಿಗೆ ನೀಡತಕ್ಕದ್ದು ಮತ್ತು ಅವರಿಗೆ ಜಾರಿ ಮಾಡತಕ್ಕದ್ದು.

(7) ವಿಶ್ವವಿದ್ಯಾಲಯದಲ್ಲಿನ ಭೂಮಿ, ಕಟ್ಟಡ ಮತ್ತು ಇತರ ಸ್ವತ್ತುಗಳನ್ನು ವಿಶ್ವವಿದ್ಯಾಲಯದ ಉದ್ದೇಶಗಳಿಗೆ ಅನುಷಂಗಿಕವಾಗಿರುವುದನ್ನು ಹೊರತುಪಡಿಸಿ ಇತರ ಯಾವುದೇ ಉದ್ದೇಶಕ್ಕಾಗಿ ಬಳಸತಕ್ಕದ್ದಲ್ಲ.

5. ಅನುದಾನಗಳು ಮತ್ತು ಹಣಕಾಸು ನೆರವು.- ವಿಶ್ವವಿದ್ಯಾಲಯವು ಸ್ವಂತ ಧನಮೂಲ ಉಳ್ಳದ್ದಾಗಿರತಕ್ಕದ್ದು ಮತ್ತು ರಾಜ್ಯದಿಂದ ಅಥವಾ ರಾಜ್ಯದ ಒಡೆತನದಲ್ಲಿರುವ ಅಥವಾ ನಿಯಂತ್ರಣದಲ್ಲಿರುವ ಯಾವುದೇ ಇತರ ಸಂಸ್ಥೆ ಅಥವಾ ನಿಗಮದಿಂದ ಯಾವುದೇ ನಿರ್ವಹಣಾ ಸಹಾಯ ಅನುದಾನ ಅಥವಾ ಯಾವುದೇ ಹಣಕಾಸು ನೆರವನ್ನು ಹಕ್ಕಿನಿಂದ ಕೇಳತಕ್ಕದ್ದಲ್ಲ ಅಥವಾ ಅದನ್ನು ಪಡೆಯಲು ಹಕ್ಕನ್ನು ಹೊಂದಿರತಕ್ಕದ್ದಲ್ಲ.

ಪರಂತು, ರಾಜ್ಯವು,-

(ಎ) ಇತರ ರಾಜ್ಯ ಸರ್ಕಾರದ ಸಂಘಟನೆಗಳಿಗೆ ಹಣಕಾಸು ನೆರವನ್ನು ಒದಗಿಸುತ್ತಿರುವಂಥದ್ದೇ ಸಂಶೋಧನೆ, ಅಭಿವೃದ್ಧಿ ಮತ್ತಿತರ ಚಟುವಟಿಕೆಗಳಿಗಾಗಿ; ಅಥವಾ

(ಬಿ) ಸರ್ಕಾರದಿಂದ ನೆರವನ್ನು ಪಡೆಯುವ ಯಾವುದೇ ನಿರ್ದಿಷ್ಟ ಸಂಶೋಧನೆ ಅಥವಾ ಕಾರ್ಯಕ್ರಮಗಳಿಗಾಗಿ; ಮತ್ತು

(ಸಿ) ರಾಜ್ಯ ಕಾರ್ಯನೀತಿಯ ಬದಲಾವಣೆಗೆ ಒಳಪಟ್ಟು ಅಥವಾ ಅನ್ಯಥಾ ಇದೇ ಬಗೆಯ ವಿಶ್ವವಿದ್ಯಾಲಯಗಳಿಗಾಗಿ ಅಥವಾ ಅವುಗಳ ಪ್ರಯೋಜನಕ್ಕಾಗಿ,

-ಅನುದಾನದ ಮೂಲಕ ಅಥವಾ ಅನ್ಯಥಾ ಹಣಕಾಸು ಬೆಂಬಲವನ್ನು ಒದಗಿಸಬಹುದು:

ಮತ್ತು ಪರಂತು, ವಿಶ್ವವಿದ್ಯಾಲಯವು, ಯಾವುದೇ ಇತರ ಮೂಲದಿಂದ ಯಾವುದೇ ಆರ್ಥಿಕ ನೆರವನ್ನು ಸ್ವೀಕರಿಸಬಹುದು.

6. ಘಟಕ ಕಾಲೇಜು, ಹೆಚ್ಚುವರಿ ಕ್ಯಾಂಪಸ್‌ಗಳು, ಪ್ರಾದೇಶಿಕ ಕೇಂದ್ರಗಳು ಅಥವಾ ಅಧ್ಯಯನ ಕೇಂದ್ರಗಳನ್ನು ಸ್ಥಾಪಿಸುವುದಕ್ಕೆ ಅಧಿಕಾರ.- ವಿಶ್ವವಿದ್ಯಾಲಯದ ಸ್ಥಾಪನೆಯ ತರುವಾಯ ಐದು ವರ್ಷಗಳು ಪೂರ್ಣಗೊಂಡ ಮೇಲೆ, ವಿಶ್ವವಿದ್ಯಾಲಯ ಅನುದಾನ ಆಯೋಗದ ಮತ್ತು ಇತರ ರಾಷ್ಟ್ರೀಯ ಅಧಿಮಾನ್ಯತಾ ಸಂಸ್ಥೆಗಳ ಗುಣಮಟ್ಟಗಳಿಗೆ ಒಳಪಟ್ಟು, ರಾಜ್ಯ ಸರ್ಕಾರದ ಪೂರ್ವಾನುಮೋದನೆಯೊಂದಿಗೆ ವಿಶ್ವವಿದ್ಯಾಲಯವು, ರಾಜ್ಯದಲ್ಲಿ ತನಗೆ ಸೂಕ್ತವೆನಿಸುವಂಥ ಸ್ಥಳಗಳಲ್ಲಿ ಘಟಕ ಕಾಲೇಜುಗಳು, ಪ್ರಾದೇಶಿಕ ಕೇಂದ್ರಗಳು, ಹೆಚ್ಚುವರಿ ಕ್ಯಾಂಪಸ್‌ಗಳು ಮತ್ತು ಅಧ್ಯಯನ ಕೇಂದ್ರಗಳನ್ನು ಹೊಂದಿರಬಹುದು.

7. ವಿಶ್ವವಿದ್ಯಾಲಯದ ಧೈಯೋದ್ದೇಶಗಳು.- ವಿಶ್ವವಿದ್ಯಾಲಯವು, ತನ್ನ ಭವಿಷ್ಯದ್ವೃಷ್ಟಿ ಮತ್ತು ಧೈಯೋದ್ದೇಶಗಳನ್ನು ಸಾಧಿಸಲು ಈ ಮುಂದಿನ ವಿಸ್ತೃತ ಕಾರ್ಯತಂತ್ರಗಳನ್ನು ಕೈಗೊಳ್ಳಬಹುದು.-

- (i) ಇಂಜಿನಿಯರಿಂಗ್, ವೈದ್ಯಕೀಯ, ಔಷಧಗಾರಿಕೆ, ವಿಜ್ಞಾನ, ಕಲೆ, ಸಮಾಜ ವಿಜ್ಞಾನ, ಕಂಪ್ಯೂಟರ್ ಅನ್ವಯಕಗಳು, ಮಾನವಿಕಗಳು ಮತ್ತು ವ್ಯವಸ್ಥಾಪನೆಯಂಥ ಕ್ಷೇತ್ರಗಳಲ್ಲಿಯ ವಿವಿಧ ವಿಷಯಗಳಲ್ಲಿ ಶಿಕ್ಷಣ, ಬೋಧನೆ, ತರಬೇತಿ, ಸಮಾಲೋಚನೆ, ಸಂಶೋಧನೆ ಮತ್ತು ಅಭಿವೃದ್ಧಿಗೆ ಅವಕಾಶವನ್ನು ಕಲ್ಪಿಸುವುದು ಹಾಗೂ ರಾಜ್ಯ ಸರ್ಕಾರದ ಪೂರ್ವಾನುಮೋದನೆ ಪಡೆದು ಈ ಕ್ಷೇತ್ರಗಳಲ್ಲಿ ಸಂಶೋಧನೆ ನಡೆಸಲು, ಪ್ರಗತಿಯನ್ನು ಸಾಧಿಸಲು ಮತ್ತು ಜ್ಞಾನವನ್ನು ಪ್ರಸಾರ ಮಾಡಲು ಮತ್ತು ಒಂದು ಸೊಸೈಟಿಯಾಗಿ ಅದು ಸೂಕ್ತವೆಂದು ಭಾವಿಸಬಹುದಾದಂಥ ಇತರ ಉದ್ದೇಶಗಳನ್ನು ಕಾರ್ಯಗತಗೊಳಿಸಲು ಉಪಬಂಧಗಳನ್ನು ಕಲ್ಪಿಸುವುದು;
- (ii) ಕರ್ನಾಟಕದ ವಿವಿಧ ಸ್ಥಳಗಳಲ್ಲಿ, ಶಿಕ್ಷಣ ಕ್ಷೇತ್ರಗಳಲ್ಲಿನ ಮತ್ತು ಇತರ ಪದ್ಧತಿಗಳಲ್ಲಿನ ಬೋಧಕರಿಗಾಗಿ, ವೃತ್ತಿಪರರಿಗಾಗಿ ಹಾಗೂ ಆಡಳಿತಗಾರರಿಗಾಗಿ ಉನ್ನತ ಗುಣಮಟ್ಟದ ತರಬೇತಿ, ಸಾಮರ್ಥ್ಯ ನಿರ್ಮಾಣ ಮತ್ತು ಅಭಿವೃದ್ಧಿ ಪದ್ಧತಿಗಳನ್ನು ರೂಪಿಸುವುದು ಮತ್ತು ನೀಡುವುದು;
- (iii) ಗುಣಮಟ್ಟದ ಶಿಕ್ಷಣಕ್ಕೆ ಕೊಡುಗೆಯನ್ನು ನೀಡುವುದಕ್ಕಾಗಿ ಕರ್ನಾಟಕದ ವಿವಿಧ ಸ್ಥಳಗಳಲ್ಲಿ ಸಂಪನ್ಮೂಲ ಕೇಂದ್ರಗಳನ್ನು ಅಭಿವೃದ್ಧಿ ಪಡಿಸುವುದು;
- (iv) ವಿಶ್ವವಿದ್ಯಾಲಯ ಅನುದಾನ ಆಯೋಗದ ಗುಣಮಟ್ಟಗಳಿಗೆ ಅನುಸಾರವಾಗಿ ರಾಜ್ಯ ಸರ್ಕಾರದ ಪೂರ್ವಾನುಮೋದನೆಯೊಂದಿಗೆ, ಕರ್ನಾಟಕದಲ್ಲಿನ ವಿವಿಧ ಸ್ಥಳಗಳಲ್ಲಿ ಕ್ಯಾಂಪಸ್‌ಗಳನ್ನು ಸ್ಥಾಪಿಸುವುದು ಮತ್ತು ಅಧ್ಯಯನ ಕೇಂದ್ರಗಳನ್ನು ಹೊಂದುವುದು ಮತ್ತು ಸಾಮಾಜಿಕ ಹಾಗೂ ಮಾನವ ಅಭಿವೃದ್ಧಿಯ ಬಗ್ಗೆ ಅರಿವನ್ನುಂಟು ಮಾಡುವುದು ಮತ್ತು ಆ ಬಗ್ಗೆ ಕೊಡುಗೆಯನ್ನು ನೀಡುವುದು.
- (v) ನಿರ್ದರಣೆಯ ವಿವಿಧ ನವೀನ ವಿಧಾನಗಳ ಮೂಲಕ ಮೌಲ್ಯಮಾಪನ ಮಾಡಿದ ಶೈಕ್ಷಣಿಕ ಕಾರ್ಯವನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದುದರ ಆಧಾರದ ಮೇಲೆ ಪದವಿಗಳನ್ನು, ಡಿಪ್ಲೋಮಾಗಳನ್ನು, ಪ್ರಮಾಣಪತ್ರಗಳನ್ನು ಮತ್ತು ಯಶೋಪತ್ರ ಪ್ರದಾನದಂಥ ಇತರ ಶೈಕ್ಷಣಿಕ ಪ್ರಶಸ್ತಿಗಳನ್ನು ಪ್ರಾರಂಭಿಸುವುದು;
- (vi) ವಿದ್ಯಾರ್ಥಿಗಳಿಗೆ, ಬೋಧಕ ಸದಸ್ಯರಿಗೆ ಮತ್ತು ಇತರರಿಗೆ ನಿರ್ದಿಷ್ಟ ಶೈಕ್ಷಣಿಕ ಮತ್ತು ಸಂಶೋಧನಾ ಕಾರ್ಯಕ್ರಮಗಳು, ತರಬೇತಿ ಕಾರ್ಯಕ್ರಮಗಳು ಮತ್ತು ವಿನಿಮಯ ಕಾರ್ಯಕ್ರಮಗಳನ್ನು ನೀಡಲು ಯಾವುವೇ ಇತರ ವಿಶ್ವವಿದ್ಯಾಲಯಗಳು ಸಂಶೋಧನಾ ಸಂಸ್ಥೆಗಳು, ಲಾಭರಹಿತ ಸಂಘಟನೆಗಳು, ಕೈಗಾರಿಕಾ ಸಂಘಗಳು, ವೃತ್ತಿಪರ ಸಂಘಗಳು ಅಥವಾ ಇತರ ಸಂಘಗಳೊಂದಿಗೆ ಸಹಯೋಗವನ್ನು ಕಲ್ಪಿಸುವುದು;
- (vii) ವಿಚಾರ ಸಂಕರಣಗಳು, ಸಮ್ಮೇಳನಗಳು, ಕಾರ್ಯಾಂಗ ಶಿಕ್ಷಣ ಕಾರ್ಯಕ್ರಮಗಳು, ಸಮುದಾಯ ಅಭಿವೃದ್ಧಿ ಕಾರ್ಯಕ್ರಮಗಳು, ಪ್ರಕಟಣೆಗಳು ಮತ್ತು ತರಬೇತಿ ಕಾರ್ಯಕ್ರಮಗಳು ಮತ್ತು ಕಾರ್ಯಸೂಚಿಗಳ ಮೂಲಕ ಜ್ಞಾನ ಪ್ರಸಾರ ಮಾಡುವುದು ಮತ್ತು ಶಿಕ್ಷಣ ಮತ್ತು ತತ್ಸಂಬಂಧಿತ ಅಭಿವೃದ್ಧಿ ಕ್ಷೇತ್ರಗಳ ವಿಷಯಗಳ ಬಗ್ಗೆ ಸಾರ್ವಜನಿಕ ಚರ್ಚೆಯನ್ನು ಏರ್ಪಡಿಸುವುದು;
- (viii) ರಾಜ್ಯ ಸರ್ಕಾರದ ಪೂರ್ವಾನುಮೋದನೆಯೊಂದಿಗೆ ಇತರ ಯಾವುವೇ ಉತ್ತಮ ಗುಣಮಟ್ಟದ ಸಂಸ್ಥೆಗಳೊಂದಿಗೆ ಸಹಭಾಗಿಗಳಾಗಿ ವಿಶ್ವವಿದ್ಯಾಲಯದ ಬೋಧಕ ವೃಂದ (ಫ್ಯಾಕಲ್ಟಿ) ಮತ್ತು ಸಂಶೋಧಕರ ಅಭಿವೃದ್ಧಿ ಮತ್ತು ತರಬೇತಿಗಾಗಿ ಕಾರ್ಯಕ್ರಮಗಳನ್ನು ಕೈಗೊಳ್ಳುವುದು;
- (ix) ರಾಜ್ಯ ಸರ್ಕಾರದ ಪೂರ್ವಾನುಮೋದನೆಯೊಂದಿಗೆ ಯಾವುದೇ ಸಂಸ್ಥೆಯೊಂದಿಗೆ ಜೊತೆಗೂಡಿ ಸಂಶೋಧನೆಯನ್ನು ಕೈಗೊಳ್ಳುವುದು ಮತ್ತು ಸಮರ್ಥನೆಗೊಳಿಸುವುದು.
- (x) ವಿಶ್ವವಿದ್ಯಾಲಯದ ಧೈಯೋದ್ದೇಶಗಳನ್ನು ಮುಂದುವರಿಸುವುದಕ್ಕಾಗಿ ಮತ್ತು ಉತ್ತೇಜಿಸುವುದಕ್ಕಾಗಿ ಅವಶ್ಯಕವಾದ ಮತ್ತು ಯುಕ್ತವಾದ ಕ್ರಮಗಳನ್ನು ಕೈಗೊಳ್ಳುವುದು;
- (xi) ಭಾರತದಲ್ಲಿನ ಉನ್ನತ ಶಿಕ್ಷಣ ಮತ್ತು ಇತರ ಅಭಿವೃದ್ಧಿ ವಲಯಗಳನ್ನು ವಿಸ್ತರಿಸುವುದಕ್ಕಾಗಿ ಸರ್ಕಾರವು ಅನುಮೋದಿಸಬಹುದಾದಂಥ ಯಾವುವೇ ಧೈಯೋದ್ದೇಶಗಳಲ್ಲಿ ತೊಡಗುವುದು.

8. ವಿಶ್ವವಿದ್ಯಾಲಯದ ಅಧಿಕಾರಗಳು.- ವಿಶ್ವವಿದ್ಯಾಲಯವು ಈ ಮುಂದಿನ ಅಧಿಕಾರಗಳನ್ನು ಹೊಂದಿರತಕ್ಕದ್ದು, ಎಂದರೆ:-

- (i) ಸರ್ಕಾರದ ಪೂರ್ವಾನುಮೋದನೆಯೊಂದಿಗೆ ಮತ್ತು ವಿಶ್ವವಿದ್ಯಾಲಯದ ಅನುದಾನ ಆಯೋಗದ ಗುಣಮಟ್ಟಗಳಿಗೆ ಅನುಸಾರವಾಗಿ ಪರಿನಿಯಮಗಳಲ್ಲಿ ಹೇಳಲಾದ ರೀತಿಯಲ್ಲಿ ಕಾಲಕಾಲಕ್ಕೆ ವಿಶ್ವವಿದ್ಯಾಲಯವು ನಿರ್ದರಿಸಬಹುದಾದಂತೆ ಕ್ಯಾಂಪಸ್‌ಗಳು, ಪ್ರಾದೇಶಿಕ ಕೇಂದ್ರಗಳು ಮತ್ತು ಅಧ್ಯಯನ ಕೇಂದ್ರಗಳನ್ನು ಕರ್ನಾಟಕದಲ್ಲಿ ಸ್ಥಾಪಿಸುವುದು ಮತ್ತು ನಿರ್ವಹಿಸುವುದು;
- (ii) ವಿಶ್ವವಿದ್ಯಾಲಯದ ಉದ್ದೇಶವನ್ನು ಕಾರ್ಯರೂಪಕ್ಕೆ ತರುವಲ್ಲಿ ಅಗತ್ಯವಾಗಬಹುದಾದ ಅಥವಾ ಕಾರ್ಯಸಾಧ್ಯವಾಗಬಹುದಾದ ಎಲ್ಲಾ ಅಂಥ ಇತರ ಚಟುವಟಿಕೆಗಳನ್ನು ಕೈಗೊಳ್ಳುವುದು;
- (iii) ಪರಿನಿಯಮಗಳಲ್ಲಿ ಹೇಳಲಾದ ರೀತಿಯಲ್ಲಿ ಮತ್ತು ಷರತ್ತುಗಳಿಗೊಳಪಟ್ಟು ಪದವಿಗಳು ಅಥವಾ ಇತರ ಶೈಕ್ಷಣಿಕ ಪ್ರಶಸ್ತಿಗಳನ್ನು ಪ್ರಧಾನಮಾಡುವುದು;
- (iv) ಪರಿನಿಯಮಗಳನ್ವಯ ಸಂಶೋಧನಾ ವೇತನಗಳು (ಫೆಲೋಶಿಪ್‌ಗಳು), ವಿದ್ಯಾರ್ಥಿ ವೇತನಗಳು ಮತ್ತು ಬಹುಮಾನಗಳು, ಅವಾರ್ಡ್‌ಗಳು, ಪಾರಿತೋಷಕಗಳು ಇತ್ಯಾದಿಗಳನ್ನು ಸ್ಥಾಪಿಸುವುದು ಮತ್ತು ನೀಡುವುದು;

- (v) ಪರಿನಿಯಮಗಳಲ್ಲಿ ಅಥವಾ ಸಂದರ್ಭಾನುಸಾರವಾಗಿ ನಿಯಮಗಳಲ್ಲಿ ನಿಗದಿಪಡಿಸಬಹುದಾದ ಅಂಥ ಶುಲ್ಕಗಳನ್ನು, ಬಿಲ್ಲುಗಳನ್ನು, ಖರೀದಿ ಪಟ್ಟಿಗಳನ್ನು ಕೇಳಿಪಡೆದುಕೊಳ್ಳುವುದು ಮತ್ತು ಸ್ವೀಕರಿಸುವುದು ಹಾಗೂ ಚಾರ್ಜ್‌ಗಳನ್ನು ವಸೂಲು ಮಾಡುವುದು;
- (vi) ವಿದ್ಯಾರ್ಥಿಗಳಿಗೆ ಮತ್ತು ಸಿಬ್ಬಂದಿಗಳಿಗೆ ಪಠ್ಯೇತರ ಚಟುವಟಿಕೆಗಳಿಗೆ ಅವಕಾಶಗಳನ್ನು ಕಲ್ಪಿಸುವುದು;
- (vii) ವಿಶ್ವವಿದ್ಯಾಲಯದ ಅಥವಾ ಘಟಕ ಕಾಲೇಜಿನ, ಕ್ಯಾಂಪಸ್‌ಗಳ, ಪ್ರಾದೇಶಿಕ ಕೇಂದ್ರಗಳ, ಅಧ್ಯಯನ ಕೇಂದ್ರಗಳ ಭೂದಕ ಸಿಬ್ಬಂದಿ (ಫ್ಯಾಕಲ್ಟಿ), ಅಧಿಕಾರಿಗಳು ಮತ್ತು ಸಿಬ್ಬಂದಿಗಳನ್ನು ನೇಮಕ ಮಾಡಿಕೊಳ್ಳುವುದು;
- (viii) ವಿಶ್ವವಿದ್ಯಾಲಯದ ಅಥವಾ ಒಂದು ಘಟಕ ಕಾಲೇಜಿನ ಅಥವಾ ಕ್ಯಾಂಪಸ್‌ನ, ಪ್ರಾದೇಶಿಕ ಕೇಂದ್ರದ, ಅಧ್ಯಯನ ಕೇಂದ್ರದ ಉದ್ದೇಶಕ್ಕಾಗಿ, ತತ್ಕಾಲದಲ್ಲಿ ಜಾರಿಯಲ್ಲಿರುವ ಯಾವುದೇ ಕಾನೂನಿನ ಮೂಲಕ ನಿಷೇಧಿಸದಿರುವ, ಯಾವುದೇ ರೀತಿಯ ಸ್ವಯಂ ದೇಣಿಗೆಗಳು ಮತ್ತು ಕೊಡುಗೆಗಳನ್ನು ಸ್ವೀಕರಿಸುವುದು ಮತ್ತು ನ್ಯಾಸ್ ಮತ್ತು ದತ್ತಿ ಸ್ವತ್ತುಗಳೂ ಸೇರಿದಂತೆ, ಯಾವುದೇ ಚರ ಅಥವಾ ಸ್ಥಿರ ಸ್ವತ್ತನ್ನು ಆರ್ಜಿಸುವುದು, ಹೊಂದಿರುವುದು, ನಿರ್ವಹಿಸುವುದು, ನಡೆಸುವುದು ಮತ್ತು ಹಸ್ತಾಂತರ ಮಾಡುವುದು;
- (ix) ವಿದ್ಯಾರ್ಥಿನಿಲಯಗಳನ್ನು ಸ್ಥಾಪಿಸುವುದು ಮತ್ತು ನಿರ್ವಹಿಸುವುದು ಹಾಗೂ ವಿಶ್ವವಿದ್ಯಾಲಯದ ಅಥವಾ ಘಟಕ ಕಾಲೇಜಿನ ವಿದ್ಯಾರ್ಥಿಗಳಿಗೆ ವಸತಿ ಸ್ಥಳಗಳನ್ನು ಗುರುತು ಮಾಡುವುದು;
- (x) ವಸತಿಯ ಮೇಲ್ವಿಚಾರಣೆ ಮಾಡುವುದು ಮತ್ತು ನಿಯಂತ್ರಣ ಮಾಡುವುದು ಹಾಗೂ ವಿದ್ಯಾರ್ಥಿಗಳು ಮತ್ತು ಎಲ್ಲಾ ಪ್ರವರ್ಗಗಳ ಸಿಬ್ಬಂದಿಗಳಲ್ಲಿ ಶಿಸ್ತು ನಿಯಂತ್ರಣ ಮಾಡುವುದು ಮತ್ತು ವಿದ್ಯಾರ್ಥಿಗಳು ಮತ್ತು ಸಿಬ್ಬಂದಿಗಳಿಗೆ ನಡತೆ ಸಂಹಿತೆಯನ್ನು ರೂಪಿಸುವುದೂ ಒಳಗೊಂಡಂತೆ ಅಂಥ ಸಿಬ್ಬಂದಿಗಳ ಸೇವಾಷರತ್ತುಗಳನ್ನು ನಿರೂಪಿಸುವುದು;
- (xi) ಶೈಕ್ಷಣಿಕ, ಆಡಳಿತ ಮತ್ತು ಬೆಂಬಲ ಸಿಬ್ಬಂದಿಯ ಹುದ್ದೆಗಳನ್ನು ಮತ್ತು ಇತರ ಅವಶ್ಯಕ ಹುದ್ದೆಗಳನ್ನು ಸೃಜಿಸುವುದು;
- (xii) ವಿಶ್ವವಿದ್ಯಾಲಯವು ಕಾಲಕಾಲಕ್ಕೆ ನಿರ್ಧರಿಸಬಹುದಾದ ಅಂಥ ರೀತಿಯಲ್ಲಿ ಮತ್ತು ಅಂಥ ಉದ್ದೇಶಗಳಿಗಾಗಿ ಇತರ ವಿಶ್ವವಿದ್ಯಾಲಯಗಳೊಡನೆ ಸಹಕರಿಸುವುದು ಮತ್ತು ಸಹಯೋಗವನ್ನು ಹೊಂದುವುದು;
- (xiii) ಶಿಕ್ಷಕರಿಗೆ, ಪಾಠಗಳನ್ನು ರಚಿಸುವವರಿಗೆ, ಮೌಲ್ಯಮಾಪಕರಿಗೆ ಮತ್ತು ಇತರ ಶೈಕ್ಷಣಿಕ ಸಿಬ್ಬಂದಿಗೆ ಪುನರ್ಮನನ ವ್ಯಾಸಂಗಕ್ರಮಗಳು, ಅಭಿಮುಖ ವ್ಯಾಸಂಗ ಕ್ರಮಗಳು, ಕಾರ್ಯಾಗಾರಗಳು, ವಿಚಾರಗೋಷ್ಠಿಗಳು ಮತ್ತು ಇತರ ಕಾರ್ಯಕ್ರಮಗಳನ್ನು ಏರ್ಪಡಿಸುವುದು ಮತ್ತು ನಡೆಸುವುದು;
- (xiv) ಶೈಕ್ಷಣಿಕ ಪರಿಷತ್ತಿನ ಅನುಮೋದನೆಯೊಂದಿಗೆ ವಿಶ್ವವಿದ್ಯಾಲಯಕ್ಕೆ ಅಥವಾ ಘಟಕ ಕಾಲೇಜಿಗೆ, ಪ್ರಾದೇಶಿಕ ಕೇಂದ್ರಗಳಿಗೆ, ಅಧ್ಯಯನ ಕೇಂದ್ರಗಳಿಗೆ ಪ್ರವೇಶವನ್ನು ನೀಡುವುದಕ್ಕೆ ಮತ್ತು ಈ ಅಧಿನಿಯಮದಲ್ಲಿ ಕಲ್ಪಿಸಿದ ವ್ಯಾಪ್ತಿಗಿಂತ ಕಡಿಮೆಯಿಲ್ಲದಂತೆ ಕರ್ನಾಟಕದ ವಿದ್ಯಾರ್ಥಿಗಳಿಗೆ ಪ್ರವೇಶವನ್ನು ನೀಡುವುದಕ್ಕೆ ಮಾನಕ ಗುಣಮಟ್ಟಗಳನ್ನು ನಿರ್ಧರಿಸುವುದು;
- (xv) ವಿಶ್ವವಿದ್ಯಾಲಯದ ಧೈಯೋದ್ದೇಶಗಳನ್ನು ಕಾರ್ಯರೂಪಕ್ಕೆ ತರಲು ಅವಶ್ಯವಾಗಬಹುದಾದಂಥ ಇತರ ಎಲ್ಲಾ ಕ್ರಮಗಳನ್ನು ಅಥವಾ ಕಾರ್ಯಗಳನ್ನು, ಅವು ಮೇಲೆ ಹೇಳಿದ ಅಧಿಕಾರಗಳಿಗೆ ಪ್ರಾಸಂಗಿಕವಾಗಿರಲಿ ಅಥವಾ ಇಲ್ಲದಿರಲಿ, ಕೈಗೊಳ್ಳುವುದು;
- (xvi) ಪರೀಕ್ಷೆಗಳ ಆಧಾರದ ಮೇಲೆ ಅಥವಾ ಸರ್ಕಾರದಿಂದ ಅನುಮೋದಿತವಾದ ಇತರ ಯಾವುದೇ ಮೌಲ್ಯಮಾಪನ ವಿಧಾನದ ಆಧಾರದ ಮೇಲೆ ನೀಡಲು ಪದವಿಗಳು, ಡಿಪ್ಲೋಮಾಗಳು, ಪ್ರಮಾಣಪತ್ರಗಳು ಮತ್ತು ಇತರ ಶೈಕ್ಷಣಿಕ ಪ್ರಶಸ್ತಿಗಳನ್ನು ಸ್ಥಾಪಿಸುವುದು;
- (xvii) ಫಿಲಂಗಳು, ಕ್ಯಾಸೆಟ್‌ಗಳು, ಧ್ವನಿಸುರುಳಿಗಳು, ದೃಶ್ಯಸುರುಳಿಗಳು, ಸಿ.ಡಿ., ವಿ.ಸಿ.ಡಿ. ಮತ್ತು ಇತರ ತಂತ್ರಾಂಶಗಳೂ ಹಾಗೂ ಇತರ ಸಂಬಂಧಿತ ವಿದ್ಯುನ್ಮಾನ ಮತ್ತು ಮುದ್ರಣ ಮಾಧ್ಯಮವೂ ಸೇರಿದಂತೆ ಬೋಧಕ ಸಾಮಗ್ರಿಗಳನ್ನು ತಯಾರಿಸುವುದಕ್ಕಾಗಿ ಅವಕಾಶ ಕಲ್ಪಿಸುವುದು;
- (xviii) ಪ್ರಬಂಧಕ ಮಂಡಳಿಯ ಅನುಮೋದನೆಯೊಡನೆ ವಿಶ್ವವಿದ್ಯಾಲಯದ ಉದ್ದೇಶಗಳಿಗಾಗಿ ವಿಶ್ವವಿದ್ಯಾಲಯದ ಸ್ವತ್ತುಗಳನ್ನು ಭದ್ರತೆಯಾಗಿ ನೀಡಿ ಅಥವಾ ನೀಡದೆ ಹಣವನ್ನು ಪಡೆಯುವುದು, ಸಂಗ್ರಹಿಸುವುದು, ಚಂದಾದಾರರಾಗುವುದು ಮತ್ತು ಸಾಲ ಪಡೆಯುವುದು;
- (xix) ಸರ್ಕಾರದ ಪೂರ್ವಾನುಮೋದನೆಯೊಂದಿಗೆ ಯಾವುದೇ ಇತರ ಶೈಕ್ಷಣಿಕ ಸಂಸ್ಥೆಗಳ ಆಡಳಿತವನ್ನು ಪಡೆದುಕೊಳ್ಳುವುದು, ವಹಿಸಿಕೊಳ್ಳುವುದು ಮತ್ತು ನಡೆಸುವುದು;
- (xx) ಕಾರ್ಯನಿರ್ವಹಣಾ ಪರಿಷತ್ತಿನ ಪೂರ್ವಾನುಮೋದನೆಯೊಂದಿಗೆ ಸ್ವತ್ತುಗಳನ್ನು ಆರ್ಜಿಸುವುದು;
- (xxi) ವಿಶ್ವವಿದ್ಯಾಲಯದ ಮೇಲಿನ ಉದ್ದೇಶಗಳಿಗೆ ಸಂಬಂಧಿಸಿದ ಅಥವಾ ಪ್ರಾಸಂಗಿಕವಾದ ಯಾವುದೇ ಇತರ ಚಟುವಟಿಕೆಗಳನ್ನು ಕೈಗೊಳ್ಳುವುದು.

9. ವಿಶ್ವವಿದ್ಯಾಲಯವು ಎಲ್ಲಾ ವರ್ಗಗಳು, ಜಾತಿಗಳು, ಮತ, ಲಿಂಗ ಅಥವಾ ರಾಷ್ಟ್ರ ಭೇದವಿಲ್ಲದೆ ಎಲ್ಲರಿಗೂ ಮುಕ್ತವಾಗಿರತಕ್ಕದ್ದು.- ವಿಶ್ವವಿದ್ಯಾಲಯದ ಪ್ರವೇಶಗಳು ವರ್ಗ, ಜಾತಿ, ಮತ, ಲಿಂಗ ಅಥವಾ ರಾಷ್ಟ್ರ ಭೇದವಿಲ್ಲದೆ ಎಲ್ಲಾ ವ್ಯಕ್ತಿಗಳಿಗೂ ಮುಕ್ತವಾಗಿರತಕ್ಕದ್ದು. ಎಲ್ಲಾ ಪ್ರವೇಶಗಳನ್ನು ಅರ್ಹತಾ ಪರೀಕ್ಷೆಗಳಲ್ಲಿನ ಅರ್ಹತೆಯ ಆಧಾರದ ಮೇಲೆ ಮಾಡತಕ್ಕದ್ದು;

ಪರಂತು, ವಿಶ್ವವಿದ್ಯಾಲಯದ ಎಲ್ಲಾ ಕೋರ್ಸ್‌ಗಳ ಪ್ರವೇಶದಲ್ಲಿ ಶೇಕಡಾ ನಲವತ್ತರಷ್ಟನ್ನು ಕರ್ನಾಟಕ ರಾಜ್ಯದ ವಿದ್ಯಾರ್ಥಿಗಳಿಗೆ ಮೀಸಲಿಡತಕ್ಕದ್ದು ಮತ್ತು ಪ್ರವೇಶಗಳನ್ನು ರಾಜ್ಯ ಸರ್ಕಾರವು ಅಥವಾ ಅದರ ಏಜೆನ್ಸಿಯು ನಡೆಸುವ ಸಾಮಾನ್ಯ ಪ್ರವೇಶ ಪರೀಕ್ಷೆಯ ಮೂಲಕ ಮಾಡತಕ್ಕದ್ದು ಮತ್ತು ಸೀಟುಗಳನ್ನು ಅರ್ಹತೆ ಮತ್ತು ರಾಜ್ಯ ಸರ್ಕಾರವು ಕಾಲಕಾಲಕ್ಕೆ ರೂಪಿಸುವ ಮೀಸಲಾತಿ ನೀತಿಗೆ ಅನುಸಾರವಾಗಿ ಹಂಚಿಕೆ ಮಾಡತಕ್ಕದ್ದು;

ಮತ್ತು ಪರಂತು, ಯಾವುದೇ ಕೋರ್ಸ್‌ನಲ್ಲಿ ಹತ್ತಕ್ಕಿಂತ ಕಡಿಮೆ ಸೀಟುಗಳು ಇರುವಲ್ಲಿ, ಸ್ನಾತಕೋತ್ತರ, ಇಂಥ ಕೋರ್ಸ್‌ಗಳನ್ನು ಒಟ್ಟಿಗೆ ಒಂದುಗೂಡಿಸುವ ಮೂಲಕ ಮೀಸಲಿಡತಕ್ಕದ್ದು ಮತ್ತು ಯಾವುದೇ ಕೋರ್ಸ್‌ನಲ್ಲಿ ಮೂರು ಹುದ್ದೆಗಳಿಗಿಂತ ಕಡಿಮೆ ಇರುವಲ್ಲಿ, ಅವುಗಳನ್ನು ಸುತ್ತು ಸರದಿಯಲ್ಲಿ ಮೀಸಲಿಡತಕ್ಕದ್ದು.

10. ರಾಷ್ಟ್ರೀಯ ಅಧಿಮಾನ್ಯತೆ.- ವಿಶ್ವವಿದ್ಯಾಲಯವು ಸ್ಥಾಪನೆಯಾದ ತರುವಾಯ ಆದಷ್ಟು ಬೇಗನೆ ಸಂಬಂಧಪಟ್ಟ ಶಾಸನಾತ್ಮಕ ರಾಷ್ಟ್ರೀಯ ಅಧಿಮಾನ್ಯತಾ ಸಂಸ್ಥೆಗಳಿಂದ ಅಧಿಮಾನ್ಯತೆಯನ್ನು ಕೋರತಕ್ಕದ್ದು. ಖಾಸಗಿ ವಿಶ್ವವಿದ್ಯಾಲಯಗಳು ನಡೆಸುವ ಎಲ್ಲಾ ಕೋರ್ಸ್‌ಗಳು ರಾಷ್ಟ್ರೀಯ ಅಧಿಮಾನ್ಯತಾ ಸಂಸ್ಥೆಯ ವಿನಿಯಮಗಳಿಗನುಸಾರವಾಗಿರತಕ್ಕದ್ದು.

11. ಪ್ರಾಯೋಜಕ ಸಂಸ್ಥೆಯ ಅಧಿಕಾರಗಳು.- ಪ್ರಾಯೋಜಕ ಸಂಸ್ಥೆಯು ವಿಶ್ವವಿದ್ಯಾಲಯಕ್ಕೆ ಸಂಬಂಧಿಸಿದಂತೆ ಈ ಮುಂದಿನ ಅಧಿಕಾರಗಳನ್ನು ಹೊಂದಿರತಕ್ಕದ್ದು. ಇವುಗಳಲ್ಲಿ ಪ್ರತಿಯೊಂದನ್ನು ಈ ಅಧಿನಿಯಮದಲ್ಲಿ ಉಪಬಂಧಿಸಲಾದಂತೆ ಪ್ರಾಯೋಜಕ ಸಂಸ್ಥೆಯು ಚಲಾಯಿಸಬಹುದು, ಎಂದರೆ:-

- (i) ಕುಲಾಧಿಪತಿಯವರನ್ನು ನೇಮಿಸುವುದು ಅಥವಾ ಪುನರ್‌ನೇಮಿಸುವುದು ಅಥವಾ ಅವರ ನೇಮಕಾತಿಯನ್ನು ಅಂತ್ಯಗೊಳಿಸುವುದು;
- (ii) ಸಹ-ಕುಲಾಧಿಪತಿಯವರನ್ನು ನೇಮಿಸುವುದು ಅಥವಾ ಪುನರ್‌ನೇಮಿಸುವುದು ಅಥವಾ ಅವರ ನೇಮಕಾತಿಯನ್ನು ಅಂತ್ಯಗೊಳಿಸುವುದು;
- (iii) ವಿಶ್ವವಿದ್ಯಾಲಯದ ಪ್ರಥಮ ಪ್ರಬಂಧಕ ಮಂಡಳಿಯನ್ನು ರಚಿಸುವುದು;
- (iv) ಪ್ರಬಂಧಕ ಮಂಡಳಿಯ ಅಧ್ಯಕ್ಷರನ್ನು ನಾಮನಿರ್ದೇಶಿಸುವುದು;
- (v) ಪ್ರಬಂಧಕ ಮಂಡಳಿಯ ಸದಸ್ಯರಾಗಿ ಮೂವರು ವ್ಯಕ್ತಿಗಳನ್ನು ನಾಮನಿರ್ದೇಶಿಸುವುದು;
- (vi) ಕಾರ್ಯನಿರ್ವಹಣಾ ಪರಿಷತ್ತಿನ ಸದಸ್ಯರಾಗಿ ಇಬ್ಬರು ವ್ಯಕ್ತಿಗಳನ್ನು ನಾಮನಿರ್ದೇಶಿಸುವುದು;
- (vii) ವಿಶ್ವವಿದ್ಯಾಲಯದ ದತ್ತಿ ನಿಧಿಗೆ ದೇಣಿಗೆ ನೀಡಲು ನಿಧಿ ಮೂಲಗಳನ್ನು ನಿರ್ಧರಿಸುವುದು;
- (viii) ವಿಶ್ವವಿದ್ಯಾಲಯದ ಹಣದ ವಿನಿಯೋಗ ಮತ್ತು ವೆಚ್ಚ ಮಾಡುವುದನ್ನು ನಿರ್ಧರಿಸುವುದು;
- (ix) ಪ್ರಬಂಧಕ ಮಂಡಳಿಯ ಸಭೆಯಲ್ಲಿಯ ಯಾವುದೇ ವಿವಾದಗಳನ್ನು ಈ ಅಧಿನಿಯಮದಲ್ಲಿ ಉಪಬಂಧಿಸಿರುವ ವಿಧಾನದಲ್ಲಿ ಬಗೆಹರಿಸುವುದು;

ಅಧ್ಯಾಯ - III

ವಿಶ್ವವಿದ್ಯಾಲಯದ ಅಧಿಕಾರಿಗಳು

12. ವಿಶ್ವವಿದ್ಯಾಲಯದ ಅಧಿಕಾರಿಗಳು.- ಈ ಮುಂದಿನವರು ವಿಶ್ವವಿದ್ಯಾಲಯದ ಅಧಿಕಾರಿಗಳಾಗಿರತಕ್ಕದ್ದು, ಎಂದರೆ:-

- (i) ಸಂದರ್ಶಕರು;
- (ii) ಸಹ-ಸಂದರ್ಶಕರು;
- (iii) ಕುಲಾಧಿಪತಿಗಳು;
- (iv) ಸಹ-ಕುಲಾಧಿಪತಿಗಳು;
- (v) ಕುಲಪತಿಗಳು;
- (vi) ಸಹ-ಕುಲಪತಿಗಳು;
- (vii) ಕುಲಸಚಿವರು;
- (viii) ಹಣಕಾಸು ಅಧಿಕಾರಿ; ಮತ್ತು
- (ix) ಪರಿನಿಯಮಗಳ ಮೂಲಕ ವಿಶ್ವವಿದ್ಯಾಲಯದ ಅಧಿಕಾರಿಗಳೆಂದು ಘೋಷಿಸಬಹುದಾದ ಅಂಥ ಇತರ ಅಧಿಕಾರಿಗಳು.

13. ಸಂದರ್ಶಕರು.- (1) ಕರ್ನಾಟಕದ ಘನತೆವೆತ್ತ ರಾಜ್ಯಪಾಲರು ವಿಶ್ವವಿದ್ಯಾಲಯದ ಸಂದರ್ಶಕರಾಗಿರತಕ್ಕದ್ದು ಮತ್ತು ಸಂದರ್ಶಕರು ವಿಶ್ವವಿದ್ಯಾಲಯದ ಕಾರ್ಯನಿರ್ವಹಣೆಯ ಸುಧಾರಣೆಗಾಗಿ ಸಲಹೆಗಳನ್ನು ನೀಡಬಹುದು.

(2) ಸಂದರ್ಶಕರು, ಪದವಿಗಳನ್ನು ಮತ್ತು ಡಿಪ್ಲೋಮಾಗಳನ್ನು ಪ್ರದಾನ ಮಾಡಲು ವಿಶ್ವವಿದ್ಯಾಲಯದ ಘಟಿಕೋತ್ಸವದ ಅಧ್ಯಕ್ಷತೆಯನ್ನು ವಹಿಸತಕ್ಕದ್ದು.

(3) ಸಂದರ್ಶಕರು ಈ ಮುಂದಿನ ಅಧಿಕಾರಗಳನ್ನು ಹೊಂದಿರತಕ್ಕದ್ದು, ಎಂದರೆ:-

- (i) ವಿಶ್ವವಿದ್ಯಾಲಯದ ವ್ಯವಹಾರಗಳಿಗೆ ಸಂಬಂಧಿಸಿದಂತೆ, ಯಾವುದೇ ಪತ್ರ ಅಥವಾ ಮಾಹಿತಿಯನ್ನು ತರಿಸಿಕೊಳ್ಳುವುದು;
- (ii) ಸಂದರ್ಶಕರು, ಅವರು ಸ್ವೀಕರಿಸಿದ ಮಾಹಿತಿಯ ಆಧಾರದ ಮೇಲೆ ವಿಶ್ವವಿದ್ಯಾಲಯಗಳ ಯಾವುದೇ ಪ್ರಾಧಿಕಾರವು ಮಾಡಿದ ಯಾವುದೇ ಆದೇಶ, ನಡೆಸಿದ ವ್ಯವಹಾರಗಳೇ ಅಥವಾ ಕೈಗೊಂಡ ತೀರ್ಮಾನಗಳು, ಈ ಅಧಿನಿಯಮಕ್ಕೆ, ವಿನಿಯಮಗಳಿಗೆ ಅಥವಾ ನಿಯಮಗಳಿಗೆ ಪೂರಕವಾಗಿಲ್ಲವೆಂದು ಮನಗಂಡರೆ ಅವರು ವಿಶ್ವವಿದ್ಯಾಲಯದ ಹಿತಾಸಕ್ತಿಯಿಂದ ತಾವು ಸೂಕ್ತವೆಂದು ಭಾವಿಸಬಹುದಾದ ಅಂಥ ನಿರ್ದೇಶನಗಳನ್ನು ಹೊರಡಿಸಬಹುದು ಮತ್ತು ಹಾಗೆ ಹೊರಡಿಸಿದ ನಿರ್ದೇಶನಗಳನ್ನು ಸಂಬಂಧಪಟ್ಟವರೆಲ್ಲರೂ ಪಾಲಿಸತಕ್ಕದ್ದು.

14. ಸಹ-ಸಂದರ್ಶಕರು.- (1) ಕರ್ನಾಟಕ ಸರ್ಕಾರದ ಮಾನ್ಯ ಉನ್ನತ ಶಿಕ್ಷಣ ಸಚಿವರು ವಿಶ್ವವಿದ್ಯಾಲಯದ ಸಹ-ಸಂದರ್ಶಕರಾಗಿರತಕ್ಕದ್ದು.

(2) ಸಂದರ್ಶಕರ ಅನುಪಸ್ಥಿತಿಯಲ್ಲಿ ಸಹ-ಸಂದರ್ಶಕರು ಪದವಿಗಳನ್ನು ಮತ್ತು ಡಿಪ್ಲೋಮಾಗಳನ್ನು ಪ್ರದಾನ ಮಾಡಲು ವಿಶ್ವವಿದ್ಯಾಲಯದ ಘಟಿಕೋತ್ಸವದಲ್ಲಿ ಅಧ್ಯಕ್ಷತೆಯನ್ನು ವಹಿಸತಕ್ಕದ್ದು.

15. ಕುಲಾಧಿಪತಿಗಳು.- (1) ಕುಲಾಧಿಪತಿಯವರನ್ನು ಪ್ರಾಯೋಜಕ ಸಂಸ್ಥೆಯು ನೇಮಿಸತಕ್ಕದ್ದು.

(2) ಪ್ರಾಯೋಜಕ ಸಂಸ್ಥೆಯ ಹಾಲಿ ಮುಖ್ಯಸ್ಥರು ಮೊದಲನೇ ಕುಲಾಧಿಪತಿಗಳಾಗಿರತಕ್ಕದ್ದು, ಅವರು ತಮ್ಮ ಜೀವನಪರ್ಯಂತ ಅಥವಾ ಅವರು ತಮ್ಮ ಪದವನ್ನು ಬಿಟ್ಟುಕೊಡುವವರೆಗೆ ಪದಧಾರಣ ಮಾಡಿರತಕ್ಕದ್ದು.

(3) ತದನಂತರದ ಕುಲಾಧಿಪತಿಗಳು, ಅಂಥ ನೇಮಕಾತಿಯನ್ನು ಪರಿಗಣಿಸುವ ಸಂದರ್ಭದಲ್ಲಿ ಪ್ರಾಯೋಜಕ ಸಂಸ್ಥೆಯು ನಿರ್ಧರಿಸಬಹುದಾದಂತೆ, ಪ್ರಾಯೋಜಕ ಸಂಸ್ಥೆಯ ಸದಸ್ಯನಾಗಿರತಕ್ಕದ್ದು ಅಥವಾ ಶಿಕ್ಷಣ, ವಿಜ್ಞಾನ, ಸಂಸ್ಕೃತಿ ಅಥವಾ ಸಾರ್ವಜನಿಕ ಜೀವನ ಕ್ಷೇತ್ರಗಳಲ್ಲಿ ರಾಷ್ಟ್ರೀಯ ಮಟ್ಟದ ಛಾಪನ್ನು ಪಡೆದಿರುವ ಅಂಥ ಇತರ ವ್ಯಕ್ತಿಯಾಗಿರತಕ್ಕದ್ದು.

(4) ಹಾಗೆ ನೇಮಕಗೊಂಡ ತದನಂತರದ ಕುಲಾಧಿಪತಿಗಳು ಪ್ರಾಯೋಜಕ ಸಂಸ್ಥೆಯು ನಿರ್ಧರಿಸಬಹುದಾದಂತೆ ಪದಧಾರಣ ಮಾಡತಕ್ಕದ್ದು.

(5) ಕುಲಾಧಿಪತಿಗಳು ಈ ಅಧಿನಿಯಮದ ಅಥವಾ ಅದರಡಿಯಲ್ಲಿ ರಚಿಸಿದ ಪರಿನಿಯಮಗಳ ಅಡಿಯಲ್ಲಿ ಅವರಿಗೆ ಪ್ರದಾನ ಮಾಡಬಹುದಾದ ಅಂಥ ಅಧಿಕಾರಗಳನ್ನು ಹೊಂದಿರತಕ್ಕದ್ದು, ಅವುಗಳಲ್ಲಿ ಈ ಮುಂದಿನ ಅಧಿಕಾರಗಳು ಒಳಗೊಂಡಿರತಕ್ಕದ್ದು, ಎಂದರೆ:-

- (i) ವಿಶ್ವವಿದ್ಯಾಲಯದ ಮುಖ್ಯಸ್ಥರಾಗಿ ಕಾರ್ಯ ನಿರ್ವಹಿಸುವುದು;
- (ii) ಸಂದರ್ಶಕರ ಮತ್ತು ಸಹ-ಸಂದರ್ಶಕರಿಬ್ಬರ ಗೈರುಹಾಜರಿಯಲ್ಲಿ ವಿಶ್ವವಿದ್ಯಾಲಯದ ಎಲ್ಲಾ ಘಟಿಕೋತ್ಸವಗಳಲ್ಲಿ ಅಧ್ಯಕ್ಷತೆಯನ್ನು ವಹಿಸುವುದು;
- (iii) ವಿಶ್ವವಿದ್ಯಾಲಯದ ಪ್ರಬಂಧಕ ಮಂಡಳಿಯ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸುವುದು;
- (iv) ಈ ಅಧಿನಿಯಮ ಮತ್ತು ಪರಿನಿಯಮಗಳ ಉಪಬಂಧಗಳಿಗೆ ಅನುಸಾರವಾಗಿ ಕುಲಪತಿಗಳನ್ನು ನೇಮಿಸುವುದು ಅಥವಾ ಪುನರ್ನೇಮಿಸುವುದು ಅಥವಾ ಅವರ ನೇಮಕಾತಿಯನ್ನು ಅಂತ್ಯಗೊಳಿಸುವುದು;
- (v) ಈ ಅಧಿನಿಯಮದ 16ನೇ ಪ್ರಕರಣದ (2)ನೇ ಉಪಪ್ರಕರಣದಲ್ಲಿ ಉಲ್ಲೇಖಿಸಿದ ನಾಮನಿರ್ದೇಶಕ ಸಮಿತಿಯ ಸದಸ್ಯರಾಗಿ ಒಬ್ಬ ವ್ಯಕ್ತಿಯನ್ನು ನಾಮನಿರ್ದೇಶನ ಮಾಡುವುದು;
- (vi) ಸಹಕುಲಪತಿಗಳ, ಡೀನ್‌ರವರ, ಕುಲಸಚಿವರ ಹಾಗೂ ಹಣಕಾಸು ಅಧಿಕಾರಿಗಳ ನೇಮಕಾತಿಯನ್ನು ಪೂರ್ವಾನುಮೋದಿಸುವುದು;
- (vii) ಪ್ರಬಂಧಕ ಮಂಡಳಿಯ ಸದಸ್ಯರನ್ನಾಗಿ ಇಬ್ಬರು ಶಿಕ್ಷಣ ತಜ್ಞರನ್ನು ನಾಮನಿರ್ದೇಶಿಸುವುದು;
- (viii) ಮೊದಲ ಸಹ-ಕುಲಪತಿಗಳು ಮತ್ತು ಹಣಕಾಸು ಅಧಿಕಾರಿಗಳನ್ನು ನೇಮಿಸುವುದು;
- (ix) ಮೊದಲ ಕಾರ್ಯನಿರ್ವಾಹಣಾ ಪರಿಷತ್ತು, ಹಣಕಾಸು ಸಮಿತಿ, ಸಂಶೋಧನಾ ಪರಿಷತ್ತು ಹಾಗೂ ಶೈಕ್ಷಣಿಕ ಪರಿಷತ್ತುಗಳನ್ನು ರಚಿಸುವುದು;
- (x) ಈ ಅಧಿನಿಯಮದಲ್ಲಿ ಉಪಬಂಧಿಸಿದ ವಿಧಾನದಲ್ಲಿ ಕಾರ್ಯಸೂಚಿ ವಿಷಯಗಳನ್ನು ಪೂರ್ವಾನುಮೋದಿಸುವುದು;
- (xi) ಈ ಅಧಿನಿಯಮದಲ್ಲಿ ಉಪಬಂಧಿಸಿದ ವಿಧಾನದಲ್ಲಿ (ಪ್ರಬಂಧಕ ಮಂಡಳಿಯ ಸಭೆಯಲ್ಲಿ ಉಂಟಾದ ವಿವಾದಗಳನ್ನು ಹೊರತುಪಡಿಸಿ) ವಿವಾದಗಳನ್ನು ಪರಿಹರಿಸುವುದು.

(6) ಪದಾಧಿಕಾರಿ ಅಥವಾ ಸಂಸ್ಥೆ ಮತ್ತು ವಿಶ್ವವಿದ್ಯಾಲಯದ ಯಾವುದೇ ಇತರ ಪದಾಧಿಕಾರಿ ಅಥವಾ ಸಂಸ್ಥೆಗಳ ನಡುವೆ ವಿವಾದಗಳು ಉಂಟಾದಲ್ಲಿ, ಆ ವಿವಾದವನ್ನು ಕುಲಾಧಿಪತಿಯವರ ಪರ್ಯಾಲೋಚನೆಗೆ ಕಳುಹಿಸತಕ್ಕದ್ದು ಮತ್ತು ಅಂಥ ವಿವಾದದ ಸಂದರ್ಭದಲ್ಲಿ ಕುಲಾಧಿಪತಿಯವರ ತೀರ್ಮಾನವು ಅಂತಿಮವಾಗಿರತಕ್ಕದ್ದು ಮತ್ತು ಅದಕ್ಕೆ ವಿಶ್ವವಿದ್ಯಾಲಯವು ಬದ್ಧವಾಗಿರತಕ್ಕದ್ದು.

16. ಸಹ-ಕುಲಾಧಿಪತಿಗಳು.- ಕುಲಾಧಿಪತಿಯವರು, ಪರಿನಿಯಮಗಳಲ್ಲಿ ಹೇಳಲಾದ ಅಂಥ ನಿಬಂಧನೆಗಳು ಮತ್ತು ಷರತ್ತುಗಳ ಮೇಲೆ ಸಹ-ಕುಲಾಧಿಪತಿಗಳನ್ನು ನೇಮಕ ಮಾಡತಕ್ಕದ್ದು. ಸಹ-ಕುಲಾಧಿಪತಿಗಳು, ಕುಲಾಧಿಪತಿಗಳು ಅಗತ್ಯಪಡಿಸಿದ ಅಂಥ ಎಲ್ಲಾ ವಿಷಯಗಳಲ್ಲಿ ಕುಲಾಧಿಪತಿಗಳಿಗೆ ನೆರವು ನೀಡತಕ್ಕದ್ದು. ಸಹ-ಕುಲಾಧಿಪತಿಗಳ ಪಾತ್ರ ಮತ್ತು ಹೊಣೆಗಾರಿಕೆಗಳನ್ನು ಪರಿನಿಯಮಗಳ ಮೂಲಕ ಹೇಳತಕ್ಕದ್ದು.

17. ಕುಲಪತಿಗಳು.- (1) (2)ನೇ ಉಪಪ್ರಕರಣದ ಉಪಬಂಧಗಳಿಗೆ ಅನುಸಾರವಾಗಿ ನಾಮನಿರ್ದೇಶಕ ಸಮಿತಿಯು ಶಿಫಾರಸ್ಸು ಮಾಡಿದ ಮೂವರು ವ್ಯಕ್ತಿಗಳ ಪೈಕಿಯಿಂದ ಒಬ್ಬರನ್ನು ಮೂರು ವರ್ಷಗಳ ಅವಧಿಗಾಗಿ ಕುಲಪತಿಗಳನ್ನಾಗಿ, ಪರಿನಿಯಮಗಳಲ್ಲಿ ನಿಯಮಿಸಬಹುದಾದಂಥ ನಿಬಂಧನೆಗಳು ಮತ್ತು ಷರತ್ತುಗಳ ಮೇಲೆ ಕುಲಾಧಿಪತಿಯವರು ನೇಮಿಸತಕ್ಕದ್ದು. ಮೂರು ವರ್ಷಗಳ ಅವಧಿಯು ಮುಗಿದ ತರುವಾಯ, ಇದನ್ನು ಮೂರು ವರ್ಷಗಳ ಮತ್ತೊಂದು ಅವಧಿಗೆ ನವೀಕರಿಸಬಹುದು:

ಪರಂತು, ಕುಲಪತಿಯವರು, ತಮ್ಮ ಅವಧಿ ಮುಗಿದ ನಂತರವೂ ಹೊಸ ಕುಲಪತಿಯವರು ಸೇರಿಕೊಳ್ಳುವವರೆಗೆ ಪದದಲ್ಲಿ ಮುಂದುವರೆಯತಕ್ಕದ್ದು. ಆದಾಗ್ಯೂ ಈ ಅವಧಿಯು ಯಾವುದೇ ಸಂದರ್ಭದಲ್ಲಿ ಒಂದು ವರ್ಷವನ್ನು ಮೀರತಕ್ಕದ್ದಲ್ಲ.

(2) (1)ನೇ ಉಪಪ್ರಕರಣದಲ್ಲಿ ಹೇಳಿರುವ ನಾಮನಿರ್ದೇಶಕ ಸಮಿತಿಯಲ್ಲಿ ಈ ಮುಂದಿನ ವ್ಯಕ್ತಿಗಳು ಇರತಕ್ಕದ್ದು, ಎಂದರೆ:-

- (i) ಕುಲಾಧಿಪತಿಯವರು ನಾಮನಿರ್ದೇಶಿಸಿದ ಒಬ್ಬ ವ್ಯಕ್ತಿ;

(iii) ಪ್ರಬಂಧಕ ಮಂಡಳಿಯ ಇಬ್ಬರು ನಾಮ ನಿರ್ದೇಶಿತರು, ಇವರಲ್ಲಿ ಒಬ್ಬರನ್ನು ಪ್ರಬಂಧಕ ಮಂಡಳಿಯು ಸಮಿತಿಯ ಸಂಚಾಲಕರೆಂದು ನಾಮನಿರ್ದೇಶಿಸತಕ್ಕದ್ದು.

(3) ಶೋಧನಾ ಸಮಿತಿಯು, ಅರ್ಹತೆಯ ಆಧಾರದ ಮೇಲೆ ಕುಲಪತಿಯ ಹುದ್ದೆಗೆ ಸೂಕ್ತವಾದ ಮೂವರು ವ್ಯಕ್ತಿಗಳ ಹೆಸರನ್ನು ಶಿಫಾರಸ್ಸು ಮಾಡತಕ್ಕದ್ದು ಮತ್ತು ಅದನ್ನು ಪ್ರತಿಯೊಬ್ಬ ವ್ಯಕ್ತಿಯ ವಿದ್ಯಾರ್ಹತೆ ಮತ್ತಿತರ ವಿಶಿಷ್ಟ ಪ್ರಶಸ್ತಿಗಳನ್ನು ತಿಳಿಸುವ ಒಂದು ಸಂಕ್ಷಿಪ್ತ ವರದಿಯೊಂದಿಗೆ ಕುಲಾಧಿಪತಿಯವರಿಗೆ ಕಳುಹಿಸತಕ್ಕದ್ದು.

(4) ಕುಲಪತಿಯವರು ವಿಶ್ವವಿದ್ಯಾಲಯದ ಪ್ರಧಾನ ಕಾರ್ಯನಿರ್ವಹಣಾ ಮತ್ತು ಶೈಕ್ಷಣಿಕ ಅಧಿಕಾರಿಯಾಗಿರತಕ್ಕದ್ದು ಮತ್ತು ವಿಶ್ವವಿದ್ಯಾಲಯದ ವ್ಯವಹಾರಗಳ ಬಗ್ಗೆ ಸಾಮಾನ್ಯ ಮೇಲ್ವಿಚಾರಣೆ ಮತ್ತು ನಿಯಂತ್ರಣವನ್ನು ಚಲಾಯಿಸತಕ್ಕದ್ದು ಹಾಗೂ ವಿಶ್ವವಿದ್ಯಾಲಯದ ಪ್ರಾಧಿಕಾರಗಳ ತೀರ್ಮಾನಗಳನ್ನು ಜಾರಿಗೊಳಿಸತಕ್ಕದ್ದು:

ಪರಂತು, ಶಿಕ್ಷಕರ ನೇಮಕಾತಿಯನ್ನು ಹೊರತುಪಡಿಸಿ, ಕೂಡಲೇ ಕ್ರಮವನ್ನು ಕೈಗೊಳ್ಳಬೇಕಾದ ತುರ್ತು ಸ್ವರೂಪದ ಯಾವುದೇ ಇತರ ವಿಷಯಗಳಲ್ಲಿ ಮತ್ತು ಅದನ್ನು ಈ ಅಧಿನಿಯಮದ ಮೂಲಕ ಅಥವಾ ಅದರ ಅಡಿಯಲ್ಲಿ ವಿಶ್ವವಿದ್ಯಾಲಯವು ಇದಕ್ಕಾಗಿ ಅಧಿಕೃತಗೊಳಿಸಿದ್ದ ಯಾವೊಬ್ಬ ಅಧಿಕಾರಿ ಅಥವಾ ಪ್ರಾಧಿಕಾರ ಅಥವಾ ಇತರ ಸಂಸ್ಥೆಯು ಕೂಡಲೇ ಕ್ರಮಕೈಗೊಳ್ಳುವುದು ಸಾಧ್ಯವಿರದಿರುವಾಗ ಕುಲಪತಿಯವರು, ತಾನು ಸೂಕ್ತವೆಂದು ಭಾವಿಸಬಹುದಾದಂತಹ ಕ್ರಮವನ್ನು ಕುಲಾಧಿಪತಿಯವರ ಲಿಖಿತ ಪೂರ್ವಾನುಮೋದನೆಯನ್ನು ಪಡೆದು ಕೈಗೊಳ್ಳತಕ್ಕದ್ದು.

(5) ಕುಲಪತಿಯವರು ಪರಿನಿಯಮಗಳು ಅಥವಾ ನಿಯಮಗಳಲ್ಲಿ ಹೇಳಲಾದ ಅಂಥ ಇತರ ಅಧಿಕಾರಗಳನ್ನು ಚಲಾಯಿಸತಕ್ಕದ್ದು ಹಾಗೂ ಅಂಥ ಇತರ ಕರ್ತವ್ಯಗಳನ್ನು ನೆರವೇರಿಸತಕ್ಕದ್ದು:

ಪರಂತು, ಕುಲಪತಿಗಳ ಅಭಿಪ್ರಾಯದಲ್ಲಿ, ವಿಶ್ವವಿದ್ಯಾಲಯದ ಯಾವುದೇ ಪ್ರಾಧಿಕಾರದ ಯಾವುದೇ ನಿರ್ಣಯವು, ಈ ಅಧಿನಿಯಮ ಅಥವಾ ಅದರ ಅಡಿಯಲ್ಲಿ ರಚಿಸಿದ ಪರಿನಿಯಮಗಳು, ವಿನಿಯಮಗಳು ಅಥವಾ ನಿಯಮಗಳ ಮೂಲಕ ಪ್ರದತ್ತವಾದ ಅಧಿಕಾರದ ಹೊರಗಿದ್ದರೆ ಅಥವಾ ವಿಶ್ವವಿದ್ಯಾಲಯದ ಹಿತಾಸಕ್ತಿಗೆ ಪ್ರತಿಕೂಲವಾಗಬಹುದಾಗಿದ್ದರೆ, ಅದರ ನಿರ್ಣಯದ ದಿನಾಂಕದಿಂದ ಹದಿನೈದು ದಿನಗಳ ಒಳಗೆ ತನ್ನ ನಿರ್ಣಯವನ್ನು ಪರಿಷ್ಕರಿಸಲು ಸಂಬಂಧಪಟ್ಟ ಪ್ರಾಧಿಕಾರವನ್ನು ಆತನು ಕೋರತಕ್ಕದ್ದು ಮತ್ತು ಪ್ರಾಧಿಕಾರವು ಅಂಥ ನಿರ್ಣಯವನ್ನು ಸಂಪೂರ್ಣವಾಗಿ ಅಥವಾ ಭಾಗಶಃವಾಗಿ ಪರಿಷ್ಕರಿಸಲು ನಿರಾಕರಿಸಿದ ಸಂದರ್ಭದಲ್ಲಿ ಅಥವಾ ಹದಿನೈದು ದಿನಗಳೊಳಗೆ ಯಾವುದೇ ನಿರ್ಣಯವನ್ನು ತೆಗೆದುಕೊಳ್ಳಲು ವಿಫಲವಾದಲ್ಲಿ, ನಂತರ ಅಂಥ ವಿಷಯವನ್ನು ಕುಲಾಧಿಪತಿಗಳಿಗೆ ಕಳುಹಿಸತಕ್ಕದ್ದು ಮತ್ತು ಈ ಬಗ್ಗೆ ಇವರ ತೀರ್ಮಾನವೇ ಅಂತಿಮವಾಗಿರತಕ್ಕದ್ದು.

(6) ಕುಲಪತಿಯವರ ಸೇವೆಗಳನ್ನು, ಪ್ರಬಂಧಕ ಮಂಡಳಿಯ ಅನುಮೋದನೆಯೊಂದಿಗೆ ಮತ್ತು ಸಹಜ ನ್ಯಾಯದ ತತ್ವಗಳನ್ನು ಅನುಸರಿಸಿದ ನಂತರ ಹಾಗೂ ಶಿಸ್ತಿನ ಆಧಾರದ ಮೇಲೆ ಅಂತ್ಯಗೊಳಿಸುವ ಸಂದರ್ಭವೂ ಸೇರಿದಂತೆ, ಪ್ರಕರಣದ ಬಗ್ಗೆ ಕುಲಪತಿಯು ತನ್ನ ಅಹವಾಲನ್ನು ಹೇಳಿಕೊಳ್ಳಲು ಸೂಕ್ತ ಅವಕಾಶವನ್ನು ನೀಡಿದ ತರುವಾಯ, ಕುಲಾಧಿಪತಿಯವರು ಅಂತ್ಯಗೊಳಿಸಬಹುದು.

(7) ವಿಶ್ವವಿದ್ಯಾಲಯದ ಘಟಿಕೋತ್ಸವದಲ್ಲಿ ಸಂದರ್ಶಕರು, ಸಹ-ಸಂದರ್ಶಕರು ಕುಲಾಧಿಪತಿಯವರು ಮತ್ತು ಸಹ-ಕುಲಾಧಿಪತಿಯವರು ಇವರುಗಳ ಗೃಹ ಹಾಜರಿಯ ಸಂದರ್ಭದಲ್ಲಿ ಕುಲಪತಿಯವರು ಅಧ್ಯಕ್ಷತೆಯನ್ನು ವಹಿಸತಕ್ಕದ್ದು.

18. ಸಹ-ಕುಲಪತಿಗಳು.— ಕುಲಪತಿಯವರು, ಕುಲಾಧಿಪತಿಯವರ ಲಿಖಿತ ಅನುಮೋದನೆಯನ್ನು ಪಡೆದುಕೊಂಡು ಮೂರು ಜನರನ್ನು ಮೀರದಂತೆ ಸಹ-ಕುಲಪತಿಗಳನ್ನು ಪರಿನಿಯಮಗಳ ಮೂಲಕ ನಿಯಮಿಸಬಹುದಾದಂಥ ವಿಧಾನದಲ್ಲಿ ನೇಮಕಮಾಡತಕ್ಕದ್ದು ಮತ್ತು ಅವರು ಅಂಥ ಅಧಿಕಾರಗಳನ್ನು ಚಲಾಯಿಸತಕ್ಕದ್ದು ಹಾಗೂ ಅಂಥ ಕರ್ತವ್ಯಗಳನ್ನು ನೆರವೇರಿಸತಕ್ಕದ್ದು.

19. ವ್ಯಾಸಂಗ ವಿಭಾಗಗಳ ಡೀನ್‌ಗಳು.— ಕುಲಪತಿಯವರು, ಪರಿನಿಯಮಗಳ ಮೂಲಕ ನಿಯಮಿಸಬಹುದಾದ ಅಂಥ ವಿಧಾನದಲ್ಲಿ ವ್ಯಾಸಂಗ ವಿಭಾಗಗಳ ಡೀನ್‌ಗಳನ್ನು ನೇಮಕಮಾಡತಕ್ಕದ್ದು ಮತ್ತು ಅವರು ಅಂಥ ಅಧಿಕಾರಗಳನ್ನು ಚಲಾಯಿಸತಕ್ಕದ್ದು ಹಾಗೂ ಅಂಥ ಕರ್ತವ್ಯಗಳನ್ನು ನೆರವೇರಿಸತಕ್ಕದ್ದು.

20. ಕುಲಸಚಿವರು.— (1) ಕುಲಾಧಿಪತಿಯವರು, ಪರಿನಿಯಮಗಳ ಮೂಲಕ ನಿಯಮಿಸಬಹುದಾದಂಥ ವಿಧಾನದಲ್ಲಿ ಮತ್ತು ಅಂಥ ನಿಬಂಧನೆ ಮತ್ತು ಷರತ್ತುಗಳ ಮೇಲೆ ಕುಲಸಚಿವರನ್ನು ನೇಮಕ ಮಾಡತಕ್ಕದ್ದು.

(2) ಪರಿನಿಯಮಗಳಲ್ಲಿ ಪರಿಭಾಷಿಸಿರುವಂಥ ಎಲ್ಲಾ ಕರಾರುಗಳನ್ನು ವಿಶ್ವವಿದ್ಯಾಲಯದ ಪರವಾಗಿ ಕುಲಸಚಿವರು ಮಾಡಿಕೊಳ್ಳತಕ್ಕದ್ದು ಮತ್ತು ಅದಕ್ಕೆ ಸಹಿ ಹಾಕತಕ್ಕದ್ದು.

(3) ಕುಲಸಚಿವರು ವಿಶ್ವವಿದ್ಯಾಲಯದ ಪರವಾಗಿ ದಾಖಲೆಗಳನ್ನು ಅಧಿಕೃತಗೊಳಿಸುವ ಅಧಿಕಾರವನ್ನು ಹೊಂದಿರತಕ್ಕದ್ದು ಹಾಗೂ ಪರಿನಿಯಮಗಳಿಂದ ಪ್ರದತ್ತಗೊಳಿಸಬಹುದಾದಂಥ ಅಥವಾ ಕುಲಾಧಿಪತಿಯವರು ಮತ್ತು ಕುಲಪತಿಯವರು ಕಾಲಕಾಲಕ್ಕೆ ಅಗತ್ಯಪಡಿಸಬಹುದಾದ ಅಂಥ ಇತರ ಅಧಿಕಾರಗಳನ್ನು ಚಲಾಯಿಸತಕ್ಕದ್ದು ಹಾಗೂ ಅಂಥ ಇತರ ಕರ್ತವ್ಯಗಳನ್ನು ನೆರವೇರಿಸತಕ್ಕದ್ದು.

(4) ಕುಲಸಚಿವರು ವಿಶ್ವವಿದ್ಯಾಲಯದ ದಾಖಲೆಗಳು ಮತ್ತು ಸಾಮಾನ್ಯ ಮೊಹರನ್ನು ಸರಿಯಾದ ರೀತಿಯಲ್ಲಿ ರಕ್ಷಿಸಿಕೊಂಡು ಬರುವ ಹೊಣೆಗಾರಿಕೆಯನ್ನು ಹೊಂದಿರತಕ್ಕದ್ದು ಮತ್ತು ಕುಲಾಧಿಪತಿಯವರು, ಕುಲಪತಿಯವರು ಅಥವಾ ಇತರ ಯಾವುದೇ ಪ್ರಾಧಿಕಾರವು ಕೋರಿದಂಥ ಎಲ್ಲಾ ಅಂಥ ಮಾಹಿತಿಯನ್ನು ಮತ್ತು ದಾಖಲೆಗಳನ್ನು ಅವರ ಮುಂದೆ ಮಂಡಿಸಲು ಬದ್ಧರಾಗಿರತಕ್ಕದ್ದು.

21. ಹಣಕಾಸು ಅಧಿಕಾರಿ.— ಕುಲಪತಿಯವರು, ಕುಲಾಧಿಪತಿಯವರ ಲಿಖಿತ ಅನುಮೋದನೆಯನ್ನು ಪಡೆದುಕೊಂಡು, ಪರಿನಿಯಮಗಳ ಮೂಲಕ ಪ್ರದತ್ತಗೊಳಿಸಬಹುದಾದ ಅಂಥ ವಿಧಾನದಲ್ಲಿ ಹಣಕಾಸು ಅಧಿಕಾರಿಯನ್ನು ನೇಮಕ ಮಾಡತಕ್ಕದ್ದು ಮತ್ತು ಅವರು ಅಂಥ ಅಧಿಕಾರಗಳನ್ನು ಚಲಾಯಿಸತಕ್ಕದ್ದು ಹಾಗೂ ಅಂಥ ಕರ್ತವ್ಯಗಳನ್ನು ನೆರವೇರಿಸತಕ್ಕದ್ದು.

22. ಇತರ ಅಧಿಕಾರಿಗಳು.- ವಿಶ್ವವಿದ್ಯಾಲಯದ ಇತರ ಅಧಿಕಾರಿಗಳ ನೇಮಕಾತಿಯ ವಿಧಾನ, ಸೇವಾ ನಿಬಂಧನೆಗಳು ಮತ್ತು ಷರತ್ತುಗಳು ಹಾಗೂ ಅವರ ಅಧಿಕಾರಗಳು ಮತ್ತು ಕರ್ತವ್ಯಗಳು ಪರಿನಿಯಮಗಳ ಮೂಲಕ ನಿರ್ದಿಷ್ಟಪಡಿಸಬಹುದಾದಂತೆ ಇರತಕ್ಕದ್ದು.

ಅಧ್ಯಾಯ - IV

ವಿಶ್ವವಿದ್ಯಾಲಯದ ಪ್ರಾಧಿಕಾರಗಳು

23. ವಿಶ್ವವಿದ್ಯಾಲಯದ ಪ್ರಾಧಿಕಾರಗಳು.- ಈ ಮುಂದಿನವುಗಳು ವಿಶ್ವವಿದ್ಯಾಲಯದ ಪ್ರಾಧಿಕಾರಗಳಾಗಿರತಕ್ಕದ್ದು, ಎಂದರೆ:-

- (i) ಪ್ರಬಂಧಕ ಮಂಡಳಿ;
- (ii) ಕಾರ್ಯನಿರ್ವಹಣಾ ಪರಿಷತ್ತು;
- (iii) ಶೈಕ್ಷಣಿಕ ಪರಿಷತ್ತು;
- (iv) ಸಂಶೋಧನಾ ಪರಿಷತ್ತು;
- (v) ಹಣಕಾಸು ಪರಿಷತ್ತು; ಮತ್ತು
- (vi) ವಿಶ್ವವಿದ್ಯಾಲಯದ ಪ್ರಾಧಿಕಾರಗಳೆಂದು ಪರಿನಿಯಮಗಳ ಮೂಲಕ ಘೋಷಿಸಬಹುದಾದ ಅಂಥ ಇತರ ಪ್ರಾಧಿಕಾರಗಳು.

24. ಪ್ರಬಂಧಕ ಮಂಡಳಿ ಮತ್ತು ಇದರ ಅಧಿಕಾರಗಳು.- (1) ಪ್ರಬಂಧಕ ಮಂಡಳಿಯು ಈ ಮುಂದಿನವರನ್ನು ಒಳಗೊಂಡಿರತಕ್ಕದ್ದು, ಎಂದರೆ:-

- (i) ಕುಲಾಧಿಪತಿಯವರು - ಅಧ್ಯಕ್ಷರು;
 - (ii) ಕುಲಪತಿಯವರು - ಸದಸ್ಯರು;
 - (iii) ರಾಜ್ಯ ಸರ್ಕಾರದ ಪ್ರಧಾನ ಕಾರ್ಯದರ್ಶಿಗಳು/ಕಾರ್ಯದರ್ಶಿಗಳು, ಉನ್ನತ ಶಿಕ್ಷಣ ಇಲಾಖೆ ಅಥವಾ ಉಪ ಕಾರ್ಯದರ್ಶಿ ದರ್ಜೆಗಿಂತ ಕಡಿಮೆಯಿಲ್ಲದ ದರ್ಜೆಯ ಆತನ ನಾಮನಿರ್ದೇಶಿತ;
 - (iv) ಸರ್ಕಾರದ ಪ್ರಧಾನ ಕಾರ್ಯದರ್ಶಿ/ಕಾರ್ಯದರ್ಶಿ, ವೈದ್ಯಕೀಯ ಶಿಕ್ಷಣ ಅಥವಾ ಉಪ ಕಾರ್ಯದರ್ಶಿ ದರ್ಜೆಗಿಂತ ಕಡಿಮೆಯಿಲ್ಲದ ದರ್ಜೆಯ ಆತನ ನಾಮನಿರ್ದೇಶಿತ;
 - (v) ರಾಜ್ಯ ಸರ್ಕಾರವು ನಾಮ ನಿರ್ದೇಶನ ಮಾಡಿದ ಆಡಳಿತವನ್ನು ಒಳಗೊಂಡಂತೆ ವ್ಯವಸ್ಥಾಪನೆ, ಹಣಕಾಸು ಅಥವಾ ಯಾವುದೇ ಇತರ ವಿಶೇಷ ಕ್ಷೇತ್ರದಲ್ಲಿನ ಒಬ್ಬರು ತಜ್ಞರು;
 - (vi) ಪ್ರಾಯೋಜಕ ಸಂಸ್ಥೆಯ ನಾಮನಿರ್ದೇಶಿಸಿದ ಇಬ್ಬರು ವ್ಯಕ್ತಿಗಳು ಅವರ ಪೈಕಿ ಒಬ್ಬರು ಮಹಿಳೆಯಾಗಿರತಕ್ಕದ್ದು;
 - (vii) ಸಹ ಕುಲಪತಿಯವರು ಮತದಾನದ ಹಕ್ಕಿಲ್ಲದ ಸದಸ್ಯರಾಗಿರತಕ್ಕದ್ದು;
- ವಿಶ್ವವಿದ್ಯಾಲಯ ಅನುದಾನ ಆಯೋಗದ ನಾಮನಿರ್ದೇಶಿತ ಒಬ್ಬ ಸುಪ್ರಸಿದ್ಧ ಶಿಕ್ಷಣ ತಜ್ಞರು.

(2) ಕುಲಸಚಿವರು ಪ್ರಬಂಧಕ ಮಂಡಳಿಯ ಮತ ದಾನದ ಹಕ್ಕಿರದ ಸದಸ್ಯ ಕಾರ್ಯದರ್ಶಿಯಾಗಿರತಕ್ಕದ್ದು.

(3) ಪ್ರಬಂಧಕ ಮಂಡಳಿಯ ಸದಸ್ಯರ ಪದಾವಧಿ, ಸರ್ಕಾರದಿಂದ ನಾಮನಿರ್ದೇಶಿತರಾದ ಸದಸ್ಯರನ್ನು ಹೊರತುಪಡಿಸಿ, ಸದಸ್ಯರ ನೇಮಕಾತಿ, ನವೀಕರಣ ಮತ್ತು ತೆಗೆದುಹಾಕುವುದು ಮುಂತಾದವುಗಳು ಪರಿನಿಯಮಗಳ ಮೂಲಕ ನಿಯಮಿಸಬಹುದಾದಂತೆ ಇರತಕ್ಕದ್ದು.

(4) ಪ್ರಬಂಧಕ ಮಂಡಳಿಯ ಎಲ್ಲಾ ಸಭೆಗಳಲ್ಲಿ ಕುಲಾಧಿಪತಿಯವರು ಯಾವಾಗಲೂ ಅಧ್ಯಕ್ಷತೆಯನ್ನು ವಹಿಸತಕ್ಕದ್ದು ಮತ್ತು ಅವರ ಗೈರುಹಾಜರಿಯಲ್ಲಿ ಕುಲಾಧಿಪತಿಯವರಿಂದ ನಾಮನಿರ್ದೇಶಿತರಾದ ಯಾರಾದರೂ ಒಬ್ಬರು ಅಧ್ಯಕ್ಷತೆಯನ್ನು ವಹಿಸತಕ್ಕದ್ದು. ಅಂಥ ಸಭೆಯ ಅಧ್ಯಕ್ಷತೆಯನ್ನು ವಹಿಸುವುದಕ್ಕೆ ಕುಲಾಧಿಪತಿಯವರು ಯಾವೊಬ್ಬ ವ್ಯಕ್ತಿಯನ್ನೂ ನಾಮನಿರ್ದೇಶನ ಮಾಡಿರದಿದ್ದಲ್ಲಿ, ಸಭೆಯಲ್ಲಿ ಹಾಜರಿರುವ ಸದಸ್ಯರು ಸರಳ ಬಹುಮತದ ಮೂಲಕ ಅವರುಗಳ ಪೈಕಿಯಿಂದಲೇ ಆ ಸಭೆಯ ಅಧ್ಯಕ್ಷನನ್ನು ಚುನಾಯಿಸತಕ್ಕದ್ದು.

(5) ಪ್ರಬಂಧಕ ಮಂಡಳಿಯ ಎಲ್ಲಾ ಸಭೆಗಳಿಗೆ, ಅಂಥ ಸಭೆಯಲ್ಲಿ ಹಾಜರಿದ್ದು ಮತ ನೀಡುವ ಮೂರು ಜನ ಸದಸ್ಯರು ಗಣಪೂರ್ತಿ (ಕೋರಂ) ಆಗಿರತಕ್ಕದ್ದು:

ಪರಂತು, ಪ್ರಬಂಧಕ ಮಂಡಳಿಯ ಯಾವುದೇ ಸಭೆಯ ಕೋರಂ ಪೂರ್ಣವಾಗಬೇಕಾದರೆ ಕುಲಾಧಿಪತಿಯವರು ಅಥವಾ ಪ್ರಾಯೋಜಕ ಸಂಸ್ಥೆಯ ಒಬ್ಬ ನಾಮನಿರ್ದೇಶಿತರು ಹಾಜರಿರುವುದು ಮತ್ತು ಕುಲಾಧಿಪತಿಯವರು ಅಥವಾ ಪ್ರಾಯೋಜಕ ಸಂಸ್ಥೆಯ ಒಬ್ಬ ನಾಮನಿರ್ದೇಶಿತರು ಹಾಜರಾಗದೇ ಇದ್ದಾಗ ಕುಲಪತಿಯವರು ಹಾಜರಿರುವುದು ಯಾವಾಗಲೂ ಅವಶ್ಯವಾಗಿರತಕ್ಕದ್ದು.

(6) ಪ್ರಬಂಧಕ ಮಂಡಳಿಯು ವಿಶ್ವವಿದ್ಯಾಲಯದ ಪ್ರಧಾನ ಪ್ರಬಂಧಕ ಸಂಸ್ಥೆಯಾಗಿರತಕ್ಕದ್ದು ಮತ್ತು ಅದು ಈ ಮುಂದಿನ ಅಧಿಕಾರಗಳನ್ನು ಹೊಂದಿರತಕ್ಕದ್ದು, ಎಂದರೆ:-

- (i) ವಿಶ್ವವಿದ್ಯಾಲಯದ ಶಾಸನಬದ್ಧ ಲೆಕ್ಕಪರಿಶೋಧಕರನ್ನು ನೇಮಕಗೊಳಿಸುವುದು;
- (ii) ವಿಶ್ವವಿದ್ಯಾಲಯವು ಅನುಸರಿಸಬೇಕಾದ ಕಾರ್ಯನೀತಿಗಳನ್ನು ರಚಿಸುವುದು;

- (iii) ಈ ಅಧಿನಿಯಮದ ಅಥವಾ ಪರಿನಿಯಮಗಳ ಅಥವಾ ನಿಯಮಗಳ ಉಪಬಂಧಗಳಿಗೆ ಅನುಗುಣವಾಗಿ ಇರದ ವಿಶ್ವವಿದ್ಯಾಲಯದ ಇತರ ಪ್ರಾಧಿಕಾರಗಳ ತೀರ್ಮಾನಗಳನ್ನು ಪುನರೀಕ್ಷಿಸುವುದು;
 - (iv) ವಿಶ್ವವಿದ್ಯಾಲಯದ ಆಯವ್ಯಯ ಮತ್ತು ವಾರ್ಷಿಕ ವರದಿಗಳನ್ನು ಅನುಮೋದಿಸುವುದು;
 - (v) ಹೊಸ ಅಥವಾ ಹೆಚ್ಚುವರಿ ಪರಿನಿಯಮಗಳನ್ನು ರಚಿಸುವುದು ಅಥವಾ ಈಗಾಗಲೇ ಇರುವ ಪರಿನಿಯಮಗಳು ಮತ್ತು ನಿಯಮಗಳನ್ನು ತಿದ್ದುಪಡಿ ಮಾಡುವುದು ಅಥವಾ ನಿರಸನೆಗೊಳಿಸುವುದು;
 - (vi) ವಿಶ್ವವಿದ್ಯಾಲಯವನ್ನು ಸ್ವಯಂಸಮಾಪನಗೊಳಿಸುವ ನಿರ್ಧಾರವನ್ನು ತೆಗೆದುಕೊಳ್ಳುವುದು;
 - (vii) ಸರ್ಕಾರಕ್ಕೆ ಸಲ್ಲಿಸುವ ಪ್ರಸ್ತಾವಗಳನ್ನು ಅನುಮೋದಿಸುವುದು;
 - (viii) ಶುಲ್ಕ ನಿಯಂತ್ರಣ ಸಮಿತಿಗೆ ಮೂವರು ಸದಸ್ಯರನ್ನು ನಾಮನಿರ್ದೇಶನ ಮಾಡುವುದು;
 - (ix) ವಿಶ್ವವಿದ್ಯಾಲಯದ ಉದ್ದೇಶಗಳನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸುವುದಕ್ಕೆ ಅಪೇಕ್ಷಣೀಯವೆಂದು ಕಂಡುಬರುವಂಥ ತೀರ್ಮಾನಗಳನ್ನು ಮತ್ತು ಕ್ರಮಗಳನ್ನು ಕೈಗೊಳ್ಳುವುದು.
- (7) ಪ್ರಬಂಧಕ ಮಂಡಳಿಯು ಒಂದು ವರ್ಷದಲ್ಲಿ ಕನಿಷ್ಠ ಮೂರು ಸಲ ಸಭೆ ಸೇರತಕ್ಕದ್ದು.

25. ಕಾರ್ಯನಿರ್ವಹಣಾ ಪರಿಷತ್ತು.-(1) ಕಾರ್ಯನಿರ್ವಹಣಾ ಪರಿಷತ್ತು ಈ ಮುಂದಿನವರನ್ನು ಒಳಗೊಂಡಿರತಕ್ಕದ್ದು, ಎಂದರೆ:-

- (i) ಕುಲಪತಿಗಳು;
- (ii) ಸಹ-ಕುಲಪತಿಗಳು;
- (iii) ಕುಲಸಚಿವರು;
- (iv) ಪ್ರಾಯೋಜಕ ಸಂಸ್ಥೆಯ ಇಬ್ಬರು ನಾಮನಿರ್ದೇಶಿತರು;
- (v) ಕುಲಪತಿಗಳು ನಾಮನಿರ್ದೇಶಿಸಬಹುದಾದ ವಿದ್ಯಾಲಯಗಳ ಇಬ್ಬರು ಡೀನ್‌ಗಳು;

(2) ಕುಲಪತಿಯವರು ಕಾರ್ಯನಿರ್ವಹಣಾ ಪರಿಷತ್ತಿನ ಅಧ್ಯಕ್ಷರಾಗಿರತಕ್ಕದ್ದು ಮತ್ತು ಕುಲಸಚಿವರು ಕಾರ್ಯನಿರ್ವಹಣಾ ಪರಿಷತ್ತಿನ ಕಾರ್ಯದರ್ಶಿಯಾಗಿರತಕ್ಕದ್ದು.

(3) ಕಾರ್ಯನಿರ್ವಹಣಾ ಪರಿಷತ್ತಿನ ಅಧಿಕಾರಗಳು ಮತ್ತು ಪ್ರಕಾರ್ಯಗಳು ಪರಿನಿಯಮಗಳ ಮೂಲಕ ನಿರ್ದಿಷ್ಟಪಡಿಸಬಹುದಾದಂತೆ ಇರತಕ್ಕದ್ದು.

(4) ಕಾರ್ಯನಿರ್ವಹಣಾ ಪರಿಷತ್ತು ಎಲ್ಲಾ ಸಭೆಗಳಲ್ಲಿ ಯಾವಾಗಲೂ ಕುಲಪತಿಯವರು ಅಧ್ಯಕ್ಷತೆ ವಹಿಸತಕ್ಕದ್ದು ಹಾಗೂ ಕುಲಪತಿಯವರ ಗೈರುಹಾಜರಿಯಲ್ಲಿ ಪ್ರಾಯೋಜಕ ಸಂಸ್ಥೆಯು ನಾಮನಿರ್ದೇಶನ ಮಾಡಿದವರು ಅಧ್ಯಕ್ಷತೆ ವಹಿಸತಕ್ಕದ್ದು ಮತ್ತು ಪ್ರಾಯೋಜಕ ಸಂಸ್ಥೆಯು ಯಾರನ್ನೂ ನಾಮನಿರ್ದೇಶನ ಮಾಡದೇ ಇದ್ದ ಸಂದರ್ಭದಲ್ಲಿ ಸಭೆಯಲ್ಲಿ ಹಾಜರಿರುವ ಸದಸ್ಯರು ಚುನಾಯಿಸಿದ ಯಾವೊಬ್ಬ ಇತರ ಸದಸ್ಯರು ಅಧ್ಯಕ್ಷತೆಯನ್ನು ವಹಿಸತಕ್ಕದ್ದು.

(5) ಕಾರ್ಯನಿರ್ವಹಣಾ ಪರಿಷತ್ತಿನ ಸಭೆಯಲ್ಲಿ ಯಾವುದೇ ವಿಷಯವನ್ನು ಕುರಿತು ವಿವಾದ ಉಂಟಾದಲ್ಲಿ ಸದರಿ ವಿಷಯವನ್ನು ಕುಲಾಧಿಪತಿಯವರಿಗೆ ಕಳುಹಿಸತಕ್ಕದ್ದು ಮತ್ತು ಅಂಥ ವಿಷಯದ ಬಗ್ಗೆ ಕುಲಾಧಿಪತಿಯವರ ತೀರ್ಮಾನವು ಅಂತಿಮವಾಗಿರತಕ್ಕದ್ದು ಮತ್ತು ಅದಕ್ಕೆ ವಿಶ್ವವಿದ್ಯಾಲಯವು ಬದ್ಧವಾಗಿರತಕ್ಕದ್ದು.

26. ಶೈಕ್ಷಣಿಕ ಪರಿಷತ್ತು.-(1) ಶೈಕ್ಷಣಿಕ ಪರಿಷತ್ತು ಈ ಮುಂದಿನವರನ್ನು ಒಳಗೊಂಡಿರತಕ್ಕದ್ದು, ಎಂದರೆ:-

- (i) ಕುಲಪತಿಯವರು - ಅಧ್ಯಕ್ಷರು
- (ii) ಸಹ-ಕುಲಪತಿಯವರು - ಸದಸ್ಯರು
- (iii) ಕುಲಸಚಿವರು - ಕಾರ್ಯದರ್ಶಿಗಳು
- (iv) ಪರಿನಿಯಮಗಳಲ್ಲಿ ನಿರ್ದಿಷ್ಟಪಡಿಸಬಹುದಾದ ಅಂಥ ಇತರ ಸದಸ್ಯರು.

(2) ಶೈಕ್ಷಣಿಕ ಪರಿಷತ್ತು ವಿಶ್ವವಿದ್ಯಾಲಯದ ಪ್ರಧಾನ ಶೈಕ್ಷಣಿಕ ಸಂಸ್ಥೆಯಾಗಿರತಕ್ಕದ್ದು ಮತ್ತು ಈ ಅಧಿನಿಯಮದ, ಪರಿನಿಯಮಗಳ, ವಿನಿಯಮಗಳ ಹಾಗೂ ನಿಯಮಗಳ ಉಪಬಂಧಗಳಿಗೆ ಒಳಪಟ್ಟು, ವಿಶ್ವವಿದ್ಯಾಲಯದ ಶೈಕ್ಷಣಿಕ ಕಾರ್ಯನೀತಿಗಳನ್ನು ಸಮನ್ವಯಗೊಳಿಸತಕ್ಕದ್ದು ಮತ್ತು ಅದರ ಬಗ್ಗೆ ಸಾಮಾನ್ಯ ಮೇಲ್ವಿಚಾರಣೆಯನ್ನು ನಡೆಸತಕ್ಕದ್ದು.

27. ಸಂಶೋಧನಾ ಪರಿಷತ್ತು.-(1) ಸಂಶೋಧನಾ ಪರಿಷತ್ತು ವಿಶ್ವವಿದ್ಯಾಲಯದ ಪ್ರಧಾನ ಸಂಶೋಧನಾ ಸಮಿತಿಯಾಗಿರತಕ್ಕದ್ದು ಹಾಗೂ ಸಂಶೋಧನಾ ಕ್ಷೇತ್ರದ ಆದ್ಯತೆಯು ಒಳಗೊಂಡಂತೆ, ವಿಶ್ವವಿದ್ಯಾಲಯವು ಕೈಗೊಳ್ಳಬೇಕಾದ ಸಂಶೋಧನೆಯ ಬಗ್ಗೆ ಒಂದು ವ್ಯಾಪಕವಾದ ಪರಿಪೂರ್ಣ ಭವಿಷ್ಯದ ದೃಷ್ಟಿಯನ್ನು ಒದಗಿಸತಕ್ಕದ್ದು. ಈ ಪರಿಷತ್ತು, ಈ ಅಧಿನಿಯಮದ, ಪರಿನಿಯಮಗಳ, ವಿನಿಯಮಗಳ ಮತ್ತು ನಿಯಮಗಳ ಉಪಬಂಧಗಳಿಗೆ ಒಳಪಟ್ಟು, ವಿಶ್ವವಿದ್ಯಾಲಯದ ಸಂಶೋಧನಾ ಕಾರ್ಯನೀತಿಗಳನ್ನು ಸಮನ್ವಯಗೊಳಿಸತಕ್ಕದ್ದು ಮತ್ತು ಅದರ ಸಾಮಾನ್ಯ ಮೇಲ್ವಿಚಾರಣೆಯನ್ನು ನಡೆಸತಕ್ಕದ್ದು.

(2) ಸಂಶೋಧನಾ ಪರಿಷತ್ತು ಈ ಮುಂದಿನವರನ್ನು ಒಳಗೊಂಡಿರತಕ್ಕದ್ದು, ಎಂದರೆ:-

- (i) ಕುಲಪತಿಯವರು - ಅಧ್ಯಕ್ಷರು
- (ii) ಸಹ-ಕುಲಪತಿಯವರು - ಸದಸ್ಯರು

- (iii) ಸಂಶೋಧನೆಯ ಡೀನ್ ಇವರು - ಕಾರ್ಯದರ್ಶಿ
 (iv) ಅನ್ವೇಷಣಾ ವಿಭಾಗದ ಮುಖ್ಯಸ್ಥರು - ಸದಸ್ಯರು
 (v) ಎಲ್ಲಾ ವ್ಯಾಸಂಗ ವಿಭಾಗಗಳ ಡೀನ್‌ಗಳು - ಸದಸ್ಯರು ಮತ್ತು
 (vi) ಪರಿನಿಯಮಗಳಲ್ಲಿ ನಿರ್ದಿಷ್ಟಪಡಿಸಬಹುದಾದ ಅಂಥ ಇತರ ಸದಸ್ಯರು.

28. ಹಣಕಾಸು ಪರಿಷತ್ತು.- (1) ಹಣಕಾಸು ಪರಿಷತ್ತು ಈ ಮುಂದಿನವರನ್ನು ಒಳಗೊಂಡಿರತಕ್ಕದ್ದು, ಎಂದರೆ:-

- (i) ಕುಲಾಧಿಪತಿಯವರು ಅಥವಾ ಅವರ ನಾಮನಿರ್ದೇಶಿತರು - ಅಧ್ಯಕ್ಷರು
 (ii) ಕುಲಪತಿಯವರು - ಸದಸ್ಯರು
 (iii) ಕುಲಸಚಿವರು - ಸದಸ್ಯರು
 (iv) ಹಣಕಾಸು ಅಧಿಕಾರಿ - ಕಾರ್ಯದರ್ಶಿ
 (v) ಪ್ರಾಯೋಜಕ ಸಂಸ್ಥೆಯ ಒಬ್ಬ ನಾಮನಿರ್ದೇಶಿತರು - ಸದಸ್ಯರು; ಮತ್ತು
 (vi) ಪರಿನಿಯಮಗಳ ಮೂಲಕ ನಿರ್ದಿಷ್ಟಪಡಿಸಬಹುದಾದ ಅಂಥ ಇತರ ಸದಸ್ಯರು.

(2) ಹಣಕಾಸು ಪರಿಷತ್ತು ಹಣಕಾಸಿನ ವಿಷಯಗಳನ್ನು ಕೈಗೊಳ್ಳುವ ವಿಶ್ವವಿದ್ಯಾಲಯದ ಪ್ರಧಾನ ಹಣಕಾಸು ಸಂಸ್ಥೆಯಾಗಿರತಕ್ಕದ್ದು ಹಾಗೂ ಅದು ಈ ಅಧಿನಿಯಮದ, ನಿಯಮಗಳ ಮತ್ತು ಪರಿನಿಯಮಗಳ ಉಪಬಂಧಗಳಿಗೆ ಒಳಪಟ್ಟು ವಿಶ್ವವಿದ್ಯಾಲಯದ ಹಣಕಾಸು ವಿಷಯಗಳನ್ನು ಸಮನ್ವಯಗೊಳಿಸತಕ್ಕದ್ದು ಮತ್ತು ಸಾಮಾನ್ಯ ಮೇಲ್ವಿಚಾರಣೆಯನ್ನು ನಡೆಸತಕ್ಕದ್ದು.

29. ಇತರ ಪ್ರಾಧಿಕಾರಗಳು.- ವಿಶ್ವವಿದ್ಯಾಲಯದ ಇತರ ಪ್ರಾಧಿಕಾರಗಳ ರಚನೆ, ಅಧಿಕಾರಗಳು ಹಾಗೂ ಪ್ರಕಾರ್ಯಗಳು ಪರಿನಿಯಮಗಳ ಮೂಲಕ ನಿರ್ದಿಷ್ಟಪಡಿಸಬಹುದಾದಂತೆ ಇರತಕ್ಕದ್ದು.

30. ಒಂದು ಪ್ರಾಧಿಕಾರದ ಅಥವಾ ಸಂಸ್ಥೆಯ ಸದಸ್ಯತ್ವಕ್ಕೆ ಅನರ್ಹತೆ.- ವಿಶ್ವವಿದ್ಯಾಲಯದ ಯಾವುದೇ ಪ್ರಾಧಿಕಾರಗಳ ಅಥವಾ ಸಂಸ್ಥೆಗಳ ಒಬ್ಬ ವ್ಯಕ್ತಿಯು,-

- (ಎ) ಅಸ್ವತ್ತ ಚಿತ್ತನಾಗಿದ್ದು ಹಾಗೆಂದು ಸಕ್ಷಮ ನ್ಯಾಯಾಲಯದಿಂದ ಘೋಷಿಸಲ್ಪಟ್ಟಿದ್ದರೆ;
 (ಬಿ) ಅವಿಮುಕ್ತ ದಿವಾಳಿಯಾಗಿದ್ದರೆ;
 (ಸಿ) ನೈತಿಕ ಅಧಃಪತನವನ್ನೊಳಗೊಳ್ಳುವ ಒಂದು ಅಪರಾಧಕ್ಕಾಗಿ ಅಪರಾಧಿ ಎಂದು ನಿರ್ಣೀತನಾಗಿದ್ದರೆ;
 (ಡಿ) ಖಾಸಗಿ ಬೋಧನಾ ತರಗತಿಗಳನ್ನು ನಡೆಸುತ್ತಿದ್ದರೆ ಅಥವಾ ಸ್ವತಃ ನಿರತನಾಗಿದ್ದರೆ;
 (ಇ) ಯಾವುದೇ ವಿಧದಲ್ಲಿ, ಎಲ್ಲಿಯೇಯಾಗಲೀ ಯಾವುದೇ ಪರೀಕ್ಷೆಯನ್ನು ನಡೆಸುವಲ್ಲಿ ಅನುಚಿತ ಅಭ್ಯಾಸದಲ್ಲಿ ತೊಡಗಿದ್ದಕ್ಕಾಗಿ ಅಥವಾ ಉತ್ತೇಜಿಸಿದ್ದಕ್ಕಾಗಿ ದಂಡಿತನಾಗಿದ್ದರೆ;
 (ಎಫ್) ಪ್ರಾಯೋಜಿತ ಸಂಸ್ಥೆಯು ಯಾವುದೇ ಪ್ರಾಧಿಕಾರಗಳ ಅಥವಾ ಸಂಸ್ಥೆಗಳ ಯಾವೊಬ್ಬ ಸದಸ್ಯನು ಆ ಪದವನ್ನು ಹೊಂದಿರುವುದಕ್ಕೆ ಅರ್ಹನಲ್ಲನೆಂದು ಲಿಖಿತದಲ್ಲಿ ಅಭಿಪ್ರಾಯ ನೀಡಿದಾಗಲೆಲ್ಲಾ,

- ಸದಸ್ಯನಾಗಿರುವುದಕ್ಕೆ ಅನರ್ಹನಾಗತಕ್ಕದ್ದು.

31. ಖಾಲಿಸ್ಥಾನ ಇರುವ ಕಾರಣದಿಂದಾಗಿ ವ್ಯವಹರಣೆಗಳು ಅಸಿಂಧುವಾಗತಕ್ಕದ್ದಲ್ಲ.- ವಿಶ್ವವಿದ್ಯಾಲಯದ ಯಾವುದೇ ಪ್ರಾಧಿಕಾರದ ಕಾರ್ಯ ಅಥವಾ ವ್ಯವಹರಣೆಗಳು ಕೇವಲ ಅದರಲ್ಲಿ ಯಾವುದೇ ಖಾಲಿಸ್ಥಾನ ಇದೆ ಎಂಬ ಕಾರಣದಿಂದ ಅಥವಾ ಪ್ರಾಧಿಕಾರದ ರಚನೆಯಲ್ಲಿ ದೋಷವಿದೆ ಎಂಬ ಕಾರಣದಿಂದ ಮಾತ್ರವೇ ಅಸಿಂಧುವಾಗತಕ್ಕದ್ದಲ್ಲ.

32. ಕಾರ್ಯಸೂಚಿ ವಿಷಯಗಳ ಬಗ್ಗೆ ಉಪಬಂಧಗಳು.- (1) ಯಾವುದೇ ಕಾರ್ಯಸೂಚಿ ವಿಷಯಗಳನ್ನು ಕುಲಾಧಿಪತಿಯವರ ಪೂರ್ವಾನುಮೋದನೆಯನ್ನು ಪಡೆಯದೇ ಪ್ರಬಂಧಕ ಮಂಡಳಿಯ ಅಥವಾ ಕಾರ್ಯನಿರ್ವಹಣಾ ಪರಿಷತ್ತಿನ ಅಥವಾ ಯಾವುದೇ ಸಮಿತಿಯ ಸಭೆಗಳ ಕಾರ್ಯಸೂಚಿ ವಿಷಯಗಳಲ್ಲಿ ಸೇರಿಸತಕ್ಕದ್ದಲ್ಲ ಅಥವಾ ಚರ್ಚೆಗೆ ತೆಗೆದುಕೊಳ್ಳತಕ್ಕದ್ದಲ್ಲ ಅಥವಾ ತೀರ್ಮಾನಿಸತಕ್ಕದ್ದಲ್ಲ.

(2) ಈ ಅಧಿನಿಯಮದ ಯಾವುದೇ ಉಪಬಂಧಗಳನ್ನು ಪಾಲಿಸದೆ ಇರುವ ಸಂದರ್ಭದಲ್ಲಿ, ಕುಲಾಧಿಪತಿಯವರು ವಿಶ್ವವಿದ್ಯಾಲಯದ ಯಾವುದೇ ಪದಾಧಿಕಾರಿ ಅಥವಾ ಸಂಸ್ಥೆಯು ತೆಗೆದುಕೊಂಡ ಎಲ್ಲಾ ತೀರ್ಮಾನಗಳನ್ನು ವಿಪರ್ಯಯಗೊಳಿಸುವ ಮೂಲಕ ಪರಿಹಾರ ಕ್ರಮಗಳನ್ನು ಕೂಡಲೇ ಕೈಗೊಳ್ಳಲು ಅಧಿಕಾರವನ್ನು ಎಲ್ಲಾ ಸಮಯದಲ್ಲಿ ಹೊಂದಿರತಕ್ಕದ್ದು ಮತ್ತು ಅಂಥ ಪರಿಹಾರ ಕ್ರಮದ ಪರಿಣಾಮವಾಗಿ, ಅಧಿನಿಯಮದ ಉಪಬಂಧಗಳನ್ನು ಪಾಲಿಸದೇ ವಿಶ್ವವಿದ್ಯಾಲಯದ ಪದಾಧಿಕಾರಿ ಅಥವಾ ಸಂಸ್ಥೆಯು ಕೈಗೊಂಡಿದ್ದ ಎಲ್ಲಾ ಅಂಥ ಕ್ರಮಗಳು, ಮೊದಲಿನಿಂದಲೂ ಶೂನ್ಯ ಮತ್ತು ಅಕೃತ ಎಂದು ಭಾವಿಸತಕ್ಕದ್ದು ಹಾಗೂ ತತ್ಪರಿಣಾಮವಾಗಿ, ಉಪಬಂಧ ಪಾಲಿಸದೇ ಇದ್ದ ವಿಷಯ ಅಥವಾ ನಿರ್ಧಾರದ ಸಂಬಂಧದಲ್ಲಿ ಅದಕ್ಕೆ ಮೊದಲು ಇದ್ದ ವಸ್ತುಸ್ಥಿತಿಯೇ ಮುಂದುವರಿಯತಕ್ಕದ್ದು.

ಅಧ್ಯಾಯ - V

ಪರಿನಿಯಮಗಳು ಮತ್ತು ವಿನಿಯಮಗಳು

33. ಪರಿನಿಯಮಗಳು.- ಈ ಅಧಿನಿಯಮದ ಉಪಬಂಧಗಳಿಗೆ ಒಳಪಟ್ಟು, ಪರಿನಿಯಮಗಳು, ವಿಶ್ವವಿದ್ಯಾಲಯಕ್ಕೆ ಮತ್ತು ಸಿಬ್ಬಂದಿಗೆ ಸಂಬಂಧಿಸಿದ ಎಲ್ಲಾ ಅಥವಾ ಯಾವುದೇ ವಿಷಯಕ್ಕೆ ಈ ಕೆಳಗಿನಂತೆ ಉಪಬಂಧ ಕಲ್ಪಿಸಬಹುದು, ಎಂದರೆ:-

- (i) ವಿಶ್ವವಿದ್ಯಾಲಯದ ಪ್ರಾಧಿಕಾರಗಳ ಕಾರ್ಯಕಲಾಪಗಳನ್ನು ನಡೆಸುವ ಮತ್ತು ಈ ಅಧಿನಿಯಮದಲ್ಲಿ ನಿರ್ದಿಷ್ಟಪಡಿಸಿರುವ ಸಂಸ್ಥೆಗಳ ರಚನೆಯ ಕಾರ್ಯವಿಧಾನ;
- (ii) ಶಾಶ್ವತ ಶಾಸನಬದ್ಧ ದತ್ತಿ ನಿಧಿ, ವಿಶ್ವವಿದ್ಯಾಲಯ ದತ್ತಿ ನಿಧಿ, ಸಾಮಾನ್ಯ ನಿಧಿ ಹಾಗೂ ಅಭಿವೃದ್ಧಿ ನಿಧಿಗಳ ನಿರ್ವಹಣೆ;
- (iii) ಕುಲಪತಿಗಳು, ಕುಲಸಚಿವರು ಹಾಗೂ ಹಣಕಾಸು ಅಧಿಕಾರಿ ಇವರ ನೇಮಕಾತಿಯ ನಿಬಂಧನೆಗಳು ಮತ್ತು ಷರತ್ತುಗಳು ಹಾಗೂ ಅವರ ಅಧಿಕಾರಗಳು ಮತ್ತು ಪ್ರಕಾರ್ಯಗಳು;
- (iv) ವಿಶ್ವವಿದ್ಯಾಲಯದ ಇತರ ಅಧಿಕಾರಿಗಳ, ಅಧ್ಯಾಪಕರ ಮತ್ತು ನೌಕರರ ನೇಮಕಾತಿ ವಿಧಾನ ಹಾಗೂ ಸೇವಾ ನಿಬಂಧನೆಗಳು ಮತ್ತು ಷರತ್ತುಗಳು;
- (v) ವಿಶ್ವವಿದ್ಯಾಲಯ ಹಾಗೂ ಅದರ ಅಧಿಕಾರಿಗಳು, ವ್ಯಾಸಂಗ ವಿಭಾಗದ (ಫ್ಯಾಕಲ್ಟಿ) ಸದಸ್ಯರು, ನೌಕರರು ಹಾಗೂ ವಿದ್ಯಾರ್ಥಿಗಳ ನಡುವೆ ಉಂಟಾದ ವಿವಾದಗಳನ್ನು ಪರಿಹರಿಸುವ ಕಾರ್ಯವಿಧಾನ;
- (vi) ವಿಭಾಗಗಳು ಮತ್ತು ವ್ಯಾಸಂಗ ವಿಭಾಗಗಳ (ಫ್ಯಾಕಲ್ಟಿಗಳ) ಸೃಜನೆ, ರದ್ದತಿ ಅಥವಾ ಪುನಾರಚನೆ;
- (vii) ಇತರ ವಿಶ್ವವಿದ್ಯಾಲಯಗಳು ಅಥವಾ ಉನ್ನತ ಕಲಿಕಾ ಸಂಸ್ಥೆಗಳ ಜೊತೆಯಲ್ಲಿ ಸಹಕರಿಸಬೇಕಾದ ರೀತಿ;
- (viii) ಗೌರವ ಪದವಿಗಳ ನೀಡಿಕೆಯ ಕಾರ್ಯವಿಧಾನ;
- (ix) ಉಚಿತ ಶಿಕ್ಷಣ (ಫ್ರೀಶಿಪ್) ಮತ್ತು ವಿದ್ಯಾರ್ಥಿವೇತನ ಮಂಜೂರಾತಿಗೆ ಸಂಬಂಧಿಸಿದ ಉಪಬಂಧಗಳು;
- (x) ವಿವಿಧ ವ್ಯಾಸಂಗ ಕ್ರಮಗಳಲ್ಲಿನ ಸೀಟುಗಳ ಸಂಖ್ಯೆಗೆ ಸಂಬಂಧಿಸಿದ ಕಾರ್ಯನೀತಿಗಳು ಮತ್ತು ಅಂಥ ವ್ಯಾಸಂಗ ಕ್ರಮಗಳಿಗೆ ವಿದ್ಯಾರ್ಥಿಗಳ ಪ್ರವೇಶಕ್ಕೆ ಕಾರ್ಯವಿಧಾನ;
- (xi) ವಿವಿಧ ವ್ಯಾಸಂಗ ಕ್ರಮಗಳಿಗೆ ವಿದ್ಯಾರ್ಥಿಗಳಿಗೆ ವಿಧಿಸಬಹುದಾದ ಶುಲ್ಕಕ್ಕೆ ಸಂಬಂಧಿಸಿದ ಕಾರ್ಯನೀತಿ;
- (xii) ಸಂಶೋಧನಾ ವೇತನಗಳು (ಫೆಲೋಶಿಪ್‌ಗಳು), ವಿದ್ಯಾರ್ಥಿವೇತನಗಳು, ಶಿಷ್ಯವೇತನಗಳು, ಉಚಿತ ಶಿಕ್ಷಣ (ಫ್ರೀಶಿಪ್), ಪದಕಗಳು ಹಾಗೂ ಬಹುಮಾನಗಳನ್ನು ಪ್ರಾರಂಭಿಸುವುದು;
- (xiii) ಪ್ರಬಂಧಕ ಮಂಡಳಿಯು ನಿರ್ಧರಿಸಬಹುದಾದ ಅಥವಾ ಈ ಅಧಿನಿಯಮದ ಅಡಿಯಲ್ಲಿ ಪರಿನಿಯಮಗಳ ಮೂಲಕ ಉಪಬಂಧ ಕಲ್ಪಿಸಬೇಕಾದ ಅಗತ್ಯತೆಯುಳ್ಳ ಯಾವುದೇ ಇತರ ವಿಷಯಗಳು.

34. ಪರಿನಿಯಮಗಳ ರಚನೆ ವಿಧಾನ.- (1) ಕಾರ್ಯನಿರ್ವಹಣಾ ಪರಿಷತ್ತು ರಚಿಸಿದ ಮೊದಲ ಪರಿನಿಯಮಗಳನ್ನು ಅನುಮೋದನೆಗಾಗಿ ಪ್ರಬಂಧಕ ಮಂಡಳಿಗೆ ಸಲ್ಲಿಸತಕ್ಕದ್ದು.

(2) ಕಾರ್ಯನಿರ್ವಹಣಾ ಪರಿಷತ್ತು ಸಲ್ಲಿಸಿದ ಮೊದಲ ಪರಿನಿಯಮಗಳನ್ನು ಪ್ರಬಂಧಕ ಮಂಡಳಿಯು ಪರಿಗಣಿಸತಕ್ಕದ್ದು ಹಾಗೂ ತಾನು ಅವಶ್ಯವೆಂದು ಭಾವಿಸಬಹುದಾದ ಅಂಥ ಮಾರ್ಪಾಡುಗಳು, ಯಾವುದಾದರೂ ಇದ್ದಲ್ಲಿ, ಅವುಗಳೊಡನೆ ತನ್ನ ಅನುಮೋದನೆಯನ್ನು ನೀಡತಕ್ಕದ್ದು.

(3) ವಿಶ್ವವಿದ್ಯಾಲಯವು, ಪ್ರಬಂಧಕ ಮಂಡಳಿಯು ಅನುಮೋದಿಸಿದ ಮೊದಲ ಪರಿನಿಯಮಗಳನ್ನು ವಿಶ್ವವಿದ್ಯಾಲಯದ ಅಧಿಸೂಚನೆಯಲ್ಲಿ ಪ್ರಕಟಿಸತಕ್ಕದ್ದು ಮತ್ತು ತದನಂತರ ಮೊದಲ ಪರಿನಿಯಮಗಳ ಪ್ರಕಟಣೆಯ ದಿನಾಂಕದಿಂದ ಜಾರಿಗೆ ಬರತಕ್ಕದ್ದು.

35. ಪರಿನಿಯಮಗಳ ತಿದ್ದುಪಡಿಯ ಅಧಿಕಾರ.- ಪ್ರಬಂಧಕ ಮಂಡಳಿಯು ಹೊಸ ಅಥವಾ ಹೆಚ್ಚುವರಿ ಪರಿನಿಯಮಗಳನ್ನು ರಚಿಸಬಹುದು ಅಥವಾ ಪರಿನಿಯಮಗಳ ತಿದ್ದುಪಡಿ ಮಾಡಬಹುದು ಅಥವಾ ಅವನ್ನು ನಿರಸನಗೊಳಿಸಬಹುದು.

36. ವಿನಿಯಮಗಳು.- ಈ ಅಧಿನಿಯಮದ ಉಪಬಂಧಗಳಿಗೆ ಒಳಪಟ್ಟು, ವಿನಿಯಮಗಳು ಈ ಮುಂದಿನ ವಿಷಯಗಳಿಗೆ ಉಪಬಂಧಗಳನ್ನು ಕಲ್ಪಿಸಬಹುದು, ಎಂದರೆ:-

- (i) ವಿಶ್ವವಿದ್ಯಾಲಯಕ್ಕೆ ವಿದ್ಯಾರ್ಥಿಗಳ ಪ್ರವೇಶ ಮತ್ತು ವಿದ್ಯಾರ್ಥಿ ಪಟ್ಟಿಯಲ್ಲಿ ಅವರುಗಳ ದಾಖಲಾತಿ ಹಾಗೂ ಮುಂದುವರಿಕೆ;
- (ii) ವಿಶ್ವವಿದ್ಯಾಲಯದ ಎಲ್ಲಾ ಪದವಿಗಳು ಮತ್ತು ಇತರ ಶೈಕ್ಷಣಿಕ ಪ್ರಶಸ್ತಿಗಳಿಗಾಗಿ ನಿಗದಿಪಡಿಸತಕ್ಕ ವ್ಯಾಸಂಗ ಕ್ರಮಗಳು;
- (iii) ಪದವಿಗಳ ಮತ್ತು ಇತರ ಶೈಕ್ಷಣಿಕ ಪ್ರಶಸ್ತಿಗಳ ಪ್ರದಾನ;
- (iv) ಸಂಶೋಧನಾ ವೇತನಗಳು (ಫೆಲೋಶಿಪ್), ವಿದ್ಯಾರ್ಥಿವೇತನಗಳು, ಶಿಷ್ಯವೇತನಗಳು, ಪದಕಗಳು ಮತ್ತು ಬಹುಮಾನಗಳನ್ನು ನೀಡಲು ಷರತ್ತುಗಳು;
- (v) ಪರೀಕ್ಷೆಗಳನ್ನು ನಡೆಸುವುದು ಹಾಗೂ ಪರೀಕ್ಷೆ ನಡೆಸುವ ಸಂಸ್ಥೆಗಳ, ಪರೀಕ್ಷಕರ, ಪರೀಕ್ಷಾ ಮೇಲ್ವಿಚಾರಕರ, ಟ್ಯಾಬುಲೇಟರ್‌ಗಳ ಮತ್ತು ಮಾಡರೇಟರ್‌ಗಳ ನೇಮಕಾತಿ ಷರತ್ತುಗಳು ಮತ್ತು ವಿಧಾನ ಹಾಗೂ ಅವರ ಕರ್ತವ್ಯಗಳು;
- (vi) ವಿಶ್ವವಿದ್ಯಾಲಯದ ಪರೀಕ್ಷೆಗಳ, ಪದವಿಗಳ ಹಾಗೂ ಇತರ ಶೈಕ್ಷಣಿಕ ಪ್ರಶಸ್ತಿಗಳ ಪ್ರವೇಶಕ್ಕೆ ವಿಧಿಸತಕ್ಕ ಶುಲ್ಕ;

- (vii) ವಿಶ್ವವಿದ್ಯಾಲಯ ಅಥವಾ ಒಂದು ಘಟಕ ಕಾಲೇಜಿನಲ್ಲಿ ವಿದ್ಯಾರ್ಥಿಗಳ ನಿವಾಸಕ್ಕಾಗಿ ಷರತ್ತುಗಳು;
- (viii) ವಿಶ್ವವಿದ್ಯಾಲಯ ಅಥವಾ ಒಂದು ಘಟಕ ಕಾಲೇಜಿನ ವಿದ್ಯಾರ್ಥಿಗಳಲ್ಲಿ ಶಿಸ್ತು ಪಾಲನೆ;
- (ix) ಈ ಅಧಿನಿಯಮದ ಅಡಿಯಲ್ಲಿನ ಪರಿನಿಯಮಗಳಲ್ಲಿ ಉಪಬಂಧ ಕಲ್ಪಿಸಬಹುದಾದಂಥ ಇತರ ಎಲ್ಲಾ ವಿಷಯಗಳು.

37. **ವಿನಿಯಮಗಳ ರಚನೆ ವಿಧಾನ.**— ವಿನಿಯಮಗಳನ್ನು ಶೈಕ್ಷಣಿಕ ಪರಿಷತ್ತು ರಚಿಸತಕ್ಕದ್ದು ಹಾಗೂ ಕಾರ್ಯನಿರ್ವಹಣಾ ಪರಿಷತ್ತು ಅನುಮೋದಿಸತಕ್ಕದ್ದು.

38. **ವಿನಿಯಮಗಳ ತಿದ್ದುಪಡಿಗೆ ಅಧಿಕಾರ.**— ಕಾರ್ಯನಿರ್ವಹಣಾ ಪರಿಷತ್ತಿನ ಅನುಮೋದನೆಯೊಡನೆ ಶೈಕ್ಷಣಿಕ ಪರಿಷತ್ತು ಹೊಸ ವಿನಿಯಮಗಳನ್ನು ಅಥವಾ ಹೆಚ್ಚುವರಿ ವಿನಿಯಮಗಳನ್ನು ರಚಿಸಬಹುದು ಅಥವಾ ವಿನಿಯಮಗಳ ತಿದ್ದುಪಡಿ ಮಾಡಬಹುದು ಅಥವಾ ನಿರಸನಗೊಳಿಸಬಹುದು.

39. **ಶುಲ್ಕ ನಿಯಂತ್ರಣ ಸಮಿತಿ.**— (1) ಸರ್ಕಾರವು ರಚಿಸಿದ ನಿವೃತ್ತ ಸರ್ವೋಚ್ಚ ನ್ಯಾಯಾಲಯದ ಅಥವಾ ಉಚ್ಚ ನ್ಯಾಯಾಲಯದ ನ್ಯಾಯಾಧೀಶರು ಮುಖ್ಯಸ್ಥರಾಗಿರುವ ಮತ್ತು ವಿಶ್ವವಿದ್ಯಾಲಯದ ಕುಲಾಧಿಪತಿ, ಕುಲಪತಿ, ಉನ್ನತ ಶಿಕ್ಷಣ ಪ್ರಭಾರದಲ್ಲಿರುವ ಸರ್ಕಾರದ ಪ್ರಧಾನ ಕಾರ್ಯದರ್ಶಿ ಅಥವಾ ಕಾರ್ಯದರ್ಶಿ ಅಥವಾ ಉಪ ಕಾರ್ಯದರ್ಶಿ ದರ್ಜೆಗಿಂತ ಕಡಿಮೆಯಲ್ಲದ ಅವರ ನಾಮನಿರ್ದೇಶಿತರು, ವೈದ್ಯಕೀಯ ಶಿಕ್ಷಣದ ಪ್ರಧಾನ ಕಾರ್ಯದರ್ಶಿ ಅಥವಾ ಕಾರ್ಯದರ್ಶಿ ಅಥವಾ ಉಪಕಾರ್ಯದರ್ಶಿ ದರ್ಜೆಗಿಂತ ಕಡಿಮೆಯಲ್ಲದ ಅವರ ನಾಮನಿರ್ದೇಶಿತರು, ಒಬ್ಬ ಮಹಿಳೆಯೂ ಸೇರಿದಂತೆ ಪ್ರಬಂಧಕ ಮಂಡಲಿಯ ನಾಮನಿರ್ದೇಶಿಸಿದ ಇಬ್ಬರು ಶಿಕ್ಷಣ ತಜ್ಞರು ಇವರುಗಳನ್ನು ಒಳಗೊಂಡ ಒಂದು ಶುಲ್ಕ ನಿಯಂತ್ರಣ ಸಮಿತಿಯು, 9ನೇ ಪ್ರಕರಣದ ಅಡಿಯಲ್ಲಿ ಕರ್ನಾಟಕದ ವಿದ್ಯಾರ್ಥಿಗಳಿಗಾಗಿ ಮೀಸಲಿರಿಸಿದ ವಿಶ್ವವಿದ್ಯಾಲಯದ ಸ್ಥಾನಗಳ ಶುಲ್ಕವನ್ನು ನಿಯಂತ್ರಿಸತಕ್ಕದ್ದು. ಸಮಿತಿಯಲ್ಲಿ ಈ ಉದ್ದೇಶಕ್ಕಾಗಿ ಒಬ್ಬರು ಖ್ಯಾತ ಚಾರ್ಟರ್ಡ್ ಅಕೌಂಟೆಂಟ್ ರವರನ್ನು ಸಹ ಸದಸ್ಯನನ್ನಾಗಿ ಸೇರಿಸಿಕೊಳ್ಳತಕ್ಕದ್ದು.

(2) ಸಮಿತಿಯು, ವಿಶ್ವವಿದ್ಯಾಲಯದ ಪ್ರವೇಶಾತಿಯಲ್ಲಿ ಮತ್ತು ಶುಲ್ಕಗಳ ಸಂಗ್ರಹಣೆಯ ಅನುಪಾಲನೆ ನೋಡಿಕೊಳ್ಳತಕ್ಕದ್ದು.

ಅಧ್ಯಾಯ - VI

ಸಂಕೀರ್ಣ

40. **ನೌಕರರ ಸೇವಾ ಷರತ್ತುಗಳು.**— (1) ಪರಿನಿಯಮಗಳ ಮತ್ತು ವಿನಿಯಮಗಳ ಮೂಲಕ ನಿರ್ದಿಷ್ಟಪಡಿಸಬಹುದಾದ ಅಥವಾ ನಿಯಮಗಳ ಮೂಲಕ ನಿಯಮಿಸಬಹುದಾದ ಅಂಥ ನಿಬಂಧನೆಗಳು ಮತ್ತು ಷರತ್ತುಗಳು, ಯಾವುದಾದರೂ ಇದ್ದಲ್ಲಿ, ಅವುಗಳಿಗೆ ಒಳಪಟ್ಟು ಪ್ರತಿಯೊಬ್ಬ ನೌಕರನು ಲಿಖಿತ ಕರಾರಿನ ಅಡಿಯಲ್ಲಿ ನೇಮಕಗೊಳ್ಳತಕ್ಕದ್ದು ಮತ್ತು ಅದನ್ನು ವಿಶ್ವವಿದ್ಯಾಲಯದಲ್ಲಿ ಇಟ್ಟುಕೊಳ್ಳತಕ್ಕದ್ದು ಹಾಗೂ ಅದರ ಪ್ರತಿಯನ್ನು ಸಂಬಂಧಪಟ್ಟ ನೌಕರನಿಗೆ ನೀಡತಕ್ಕದ್ದು.

(2) ನೌಕರರ ವಿರುದ್ಧ ಶಿಸ್ತು ಕ್ರಮವನ್ನು ಪರಿನಿಯಮಗಳಲ್ಲಿ ನಿರ್ದಿಷ್ಟಪಡಿಸಬಹುದಾದ ಕಾರ್ಯವಿಧಾನಗಳ ಮೂಲಕ ನಿಯಂತ್ರಿಸತಕ್ಕದ್ದು.

(3) ಕರಾರಿನಿಂದಾಗಿ ವಿಶ್ವವಿದ್ಯಾಲಯ ಮತ್ತು ನೌಕರನ ಮಧ್ಯದಲ್ಲಿ ಉದ್ಭವಿಸಬಹುದಾದ ಯಾವುದೇ ವಿವಾದವನ್ನು, ಲಿಖಿತ ಕರಾರಿನಲ್ಲಿ ಉಪಬಂಧಿಸಿದ ವಿಧಾನದಲ್ಲಿ ಹಾಗೂ ಪರಿನಿಯಮಗಳ ಅನುಸಾರವಾಗಿ ಪರಿಹರಿಸತಕ್ಕದ್ದು.

41. **ಮೇಲ್ಮನವಿ ಹಕ್ಕು.**— ವಿಶ್ವವಿದ್ಯಾಲಯವು ತನ್ನ ನೌಕರರ ಅಥವಾ ವಿದ್ಯಾರ್ಥಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಂಡ ಸಂದರ್ಭದಲ್ಲಿ, ಬಾಧಿತ ನೌಕರ ಅಥವಾ ವಿದ್ಯಾರ್ಥಿಗಳು ಪರಿನಿಯಮಗಳಲ್ಲಿ ನಿರ್ದಿಷ್ಟಪಡಿಸಬಹುದಾದಂತೆ ಅಂಥ ಪ್ರಾಧಿಕಾರಕ್ಕೆ ಮೇಲ್ಮನವಿಯನ್ನು ಸಲ್ಲಿಸುವ ಹಕ್ಕನ್ನು ಹೊಂದಿರತಕ್ಕದ್ದು.

42. **ಭವಿಷ್ಯ ಅಥವಾ ನಿವೃತ್ತಿ ವೇತನ ನಿಧಿ .**— ವಿಶ್ವವಿದ್ಯಾಲಯವು, ತನ್ನ ನೌಕರರ ಪ್ರಯೋಜನಕ್ಕಾಗಿ, ಪರಿನಿಯಮಗಳು ಮತ್ತು ಜಾರಿಯಲ್ಲಿರುವ ಕಾನೂನುಗಳ ಮೂಲಕ ನಿರ್ದಿಷ್ಟಪಡಿಸಬಹುದಾದ ಅಂಥ ವಿಧಾನದಲ್ಲಿ ಮತ್ತು ಅಂಥ ಷರತ್ತುಗಳಿಗೆ ಒಳಪಟ್ಟು ತಾನು ಸೂಕ್ತವೆಂದು ಭಾವಿಸಬಹುದಾದ ಅಂಥ ಭವಿಷ್ಯ ಅಥವಾ ನಿವೃತ್ತಿ ವೇತನ ನಿಧಿಯನ್ನು ರಚಿಸತಕ್ಕದ್ದು ಹಾಗೂ ಅಂಥ ವಿಮಾ ಯೋಜನೆಗಳನ್ನು ಒದಗಿಸತಕ್ಕದ್ದು.

43. **ವಿಶ್ವವಿದ್ಯಾಲಯದ ಪ್ರಾಧಿಕಾರಗಳು ಮತ್ತು ಸಂಸ್ಥೆಗಳ ರಚನೆಯ ವಿವಾದಗಳು.**— ವಿಶ್ವವಿದ್ಯಾಲಯದ ಯಾವುದೇ ಪ್ರಾಧಿಕಾರದ ಅಥವಾ ಇತರ ಸಂಸ್ಥೆಯ ಸದಸ್ಯನಾಗಿ ಯಾವೊಬ್ಬ ವ್ಯಕ್ತಿಯು ಸೂಕ್ತವಾಗಿ ಆಯ್ಕೆಯಾಗಿದ್ದಾನೆಯೇ ಅಥವಾ ನೇಮಕಗೊಂಡಿದ್ದಾನೆಯೇ ಅಥವಾ ಅದಕ್ಕೆ ಅರ್ಹನಾಗಿದ್ದಾನೆಯೇ ಎಂಬ ಯಾವುದೇ ಪ್ರಶ್ನೆ ಉದ್ಭವಿಸಿದರೆ, ಆ ವಿಷಯವನ್ನು ತೀರ್ಮಾನಕ್ಕಾಗಿ ಕುಲಾಧಿಪತಿಯವರಿಗೆ ಕಳುಹಿಸತಕ್ಕದ್ದು ಮತ್ತು ಅವರ ತೀರ್ಮಾನವು ಅಂತಿಮವಾಗಿರತಕ್ಕದ್ದು.

44. **ಸಮಿತಿಗಳ ರಚನೆ.**— 23ನೇ ಪ್ರಕರಣದಲ್ಲಿ ನಮೂದಿಸಿದ ವಿಶ್ವವಿದ್ಯಾಲಯದ ಯಾವುದೇ ಪ್ರಾಧಿಕಾರವು ತಾನು ಸೂಕ್ತವೆಂದು ಭಾವಿಸಬಹುದಾದ ಅಂಥ ಅಧಿಕಾರವನ್ನು ಹೊಂದಿರುವ ಅಂಥ ಸದಸ್ಯರನ್ನು ಒಳಗೊಂಡ ಅಂಥ ಪ್ರಾಧಿಕಾರದ ಒಂದು ಸಮಿತಿಯನ್ನು ರಚಿಸಲು ಅಧಿಕಾರವನ್ನು ಹೊಂದಿರತಕ್ಕದ್ದು.

45. **ಆಕಸ್ಮಿಕವಾಗಿ ಖಾಲಿಯಾದ ಸ್ಥಾನಗಳನ್ನು ತುಂಬುವುದು.**— ವಿಶ್ವವಿದ್ಯಾಲಯದ ಯಾವುದೇ ಪ್ರಾಧಿಕಾರ ಅಥವಾ ಸಂಸ್ಥೆಯ ಪದನಿಮಿತ್ತ ಸದಸ್ಯರನ್ನು ಹೊರತುಪಡಿಸಿ, ಸದಸ್ಯರ ಪೈಕಿ ಯಾವುದೇ ಸ್ಥಾನವು ಆಕಸ್ಮಿಕವಾಗಿ ಖಾಲಿಯಾದರೆ, ಯಾರ ಸ್ಥಾನವು ಖಾಲಿಯಾಗಿ ತುಂಬಬೇಕಾಗಿ ಬಂದಿದೆಯೋ ಆ ಸದಸ್ಯನನ್ನು ಯಾವ ರೀತಿಯಲ್ಲಿ ಆರಿಸಲಾಗಿತ್ತೋ ಅದೇ ರೀತಿಯಲ್ಲಿ ಹೊಸ ಸದಸ್ಯನನ್ನು ಆರಿಸಿ ಭರ್ತಿ ಮಾಡತಕ್ಕದ್ದು ಮತ್ತು ಹಾಗೆ ಖಾಲಿ ಸ್ಥಾನವನ್ನು ಭರ್ತಿ ಮಾಡಿದ ವ್ಯಕ್ತಿಯು ಆತನು ಯಾವ ಸದಸ್ಯನ ಸ್ಥಾನದಲ್ಲಿ ಭರ್ತಿಯಾಗಿರುವನೋ ಆ ಸದಸ್ಯನು ಪ್ರಾಧಿಕಾರ ಅಥವಾ ಸಂಸ್ಥೆಯ ಸದಸ್ಯನಾಗಿ ಉಳಿಯುತ್ತಿದ್ದ ಬಾಕಿ ಅವಧಿಯವರೆಗೆ ಮಾತ್ರ ಸದಸ್ಯನಾಗಿರತಕ್ಕದ್ದು.

46. ಸದ್ಭಾವನೆಯಿಂದ ಕೈಗೊಂಡ ಕ್ರಮದ ರಕ್ಷಣೆ.- ಈ ಅಧಿನಿಯಮಕ್ಕೆ ಅಥವಾ ಪರಿನಿಯಮಗಳಿಗೆ ಅಥವಾ ನಿಯಮಗಳಿಗೆ ಅನುಸಾರವಾಗಿ ಸದ್ಭಾವನೆಯಿಂದ ಮಾಡಿದ ಅಥವಾ ಮಾಡಲು ಉದ್ದೇಶಿಸಿದ ಯಾವುದೇ ಕಾರ್ಯಕ್ಕಾಗಿ ವಿಶ್ವವಿದ್ಯಾಲಯದ ಯಾವೊಬ್ಬ ಅಧಿಕಾರಿ ಅಥವಾ ಇತರ ನೌಕರರ ವಿರುದ್ಧ ಯಾವುದೇ ದಾವೆ ಅಥವಾ ಇತರ ಕಾನೂನು ವ್ಯವಹಾರಗಳನ್ನು ನಡೆಸಲು ಅವಕಾಶ ಇರತಕ್ಕದ್ದಲ್ಲ.

47. ತಾತ್ಕಾಲಿಕ ಉಪಬಂಧಗಳು.- ಈ ಅಧಿನಿಯಮದ ಮತ್ತು ಪರಿನಿಯಮಗಳ ಯಾವುದೇ ಇತರ ಉಪಬಂಧಗಳಲ್ಲಿ ಏನೇ ಇದ್ದರೂ,-

- (i) ಮೊದಲ ಕುಲಪತಿ ಮತ್ತು ಸಹಕುಲಪತಿ, ಯಾರಾದರೂ ಇದ್ದರೆ, ಅವರನ್ನು ಕುಲಾಧಿಪತಿಯವರು ನೇಮಕಮಾಡತಕ್ಕದ್ದು;
- (ii) ಮೊದಲ ಕುಲಸಚಿವರನ್ನು ಮತ್ತು ಮೊದಲ ಹಣಕಾಸು ಅಧಿಕಾರಿಯವರನ್ನು ಕುಲಾಧಿಪತಿಯವರು ನೇಮಕಮಾಡತಕ್ಕದ್ದು; ಮತ್ತು
- (iii) ಮೊದಲ ಕಾರ್ಯನಿರ್ವಹಣಾ ಪರಿಷತ್ತು, ಮೊದಲ ಹಣಕಾಸು ಸಮಿತಿ, ಮೊದಲ ಸಂಶೋಧನಾ ಪರಿಷತ್ತು ಹಾಗೂ ಮೊದಲ ಶೈಕ್ಷಣಿಕ ಪರಿಷತ್ತನ್ನು ಕುಲಾಧಿಪತಿಯವರು ರಚಿಸತಕ್ಕದ್ದು.

48. ಶಾಶ್ವತ ಶಾಸನಬದ್ಧ ದತ್ತಿ ನಿಧಿ.- (1) ವಿಶ್ವವಿದ್ಯಾಲಯವು, ಕನಿಷ್ಠ ಇಪ್ಪತ್ತೈದು ಕೋಟಿ ರೂಪಾಯಿಗಳನ್ನುಳ್ಳ ಒಂದು ಶಾಶ್ವತ ಶಾಸನಬದ್ಧ ದತ್ತಿ ನಿಧಿಯನ್ನು ಸ್ಥಾಪಿಸತಕ್ಕದ್ದು ಇದರ ಪೈಕಿ ಕನಿಷ್ಠ ಹದಿನೈದು ಕೋಟಿ ರೂಪಾಯಿಗಳನ್ನು ನಗದು ಹಣದ ರೂಪದಲ್ಲಿ ಮತ್ತು ಉಳಿದದ್ದು ಬ್ಯಾಂಕ್ ಗ್ಯಾರಂಟಿ ರೂಪದಲ್ಲಿ ಇರತಕ್ಕದ್ದು ಮತ್ತು ಇದನ್ನು ತಾನಾಗಿಯೇ ಹೆಚ್ಚಿಸಬಹುದಾಗಿದ್ದು ಆದರೆ ಕಡಿಮೆ ಮಾಡತಕ್ಕದ್ದಲ್ಲ;

ಪರಂತು, ಬೆಂಗಳೂರು ಅಥವಾ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊರಗಿರುವ ವಿಶ್ವವಿದ್ಯಾಲಯದ ಸಂದರ್ಭದಲ್ಲಿ ಕನಿಷ್ಠ ಹತ್ತು ಕೋಟಿ ರೂಪಾಯಿಗಳು ನಗದು ರೂಪದಲ್ಲಿರತಕ್ಕದ್ದು ಮತ್ತು ಉಳಿದ ಐದು ಕೋಟಿ ರೂಪಾಯಿಗಳು ಬ್ಯಾಂಕ್ ಗ್ಯಾರಂಟಿಯ ರೂಪದಲ್ಲಿರತಕ್ಕದ್ದು.

(2) ವಿಶ್ವವಿದ್ಯಾಲಯವು, ನಿಯಮಿಸಬಹುದಾದ ಅಂಥ ವಿಧಾನದಲ್ಲಿ ಶಾಶ್ವತ ಶಾಸನಬದ್ಧ ದತ್ತಿ ನಿಧಿಯ ಹಣವನ್ನು ಹೂಡಲು ಅಧಿಕಾರವನ್ನು ಹೊಂದಿರತಕ್ಕದ್ದು.

(3) ವಿಶ್ವವಿದ್ಯಾಲಯವು ಸಾಮಾನ್ಯ ನಿಧಿ ಅಥವಾ ಅಭಿವೃದ್ಧಿ ನಿಧಿಯಿಂದ ಯಾವುದೇ ಮೊಬಲಗನ್ನು ಶಾಶ್ವತ ಶಾಸನಬದ್ಧ ದತ್ತಿ ನಿಧಿಗೆ ವರ್ಗಾವಣೆ ಮಾಡಬಹುದು. ವಿಶ್ವವಿದ್ಯಾಲಯವನ್ನು ಸಮಾಪನೆಗೊಳಿಸುವ ಸಂದರ್ಭವನ್ನು ಹೊರತುಪಡಿಸಿ, ಇತರ ಯಾವ ಸಂದರ್ಭಗಳಲ್ಲೂ ಶಾಶ್ವತ ಶಾಸನಬದ್ಧ ದತ್ತಿ ನಿಧಿಯಿಂದ ಯಾವುದೇ ಮೊಬಲಗನ್ನೂ ಇತರ ಉದ್ದೇಶಗಳಿಗಾಗಿ ವರ್ಗಾಯಿಸತಕ್ಕದ್ದಲ್ಲ.

(4) ಶಾಶ್ವತ ಶಾಸನಬದ್ಧ ದತ್ತಿ ನಿಧಿಯಿಂದ ಸ್ವೀಕರಿಸಿದ ವರಮಾನದ ಶೇಕಡಾ ಎಪ್ಪತ್ತೈದರಷ್ಟನ್ನು ವಿಶ್ವವಿದ್ಯಾಲಯದ ಅಭಿವೃದ್ಧಿ ಅಥವಾ ಸಾಮಾನ್ಯ ಕೆಲಸಗಳ ಉದ್ದೇಶಗಳಿಗಾಗಿ ಬಳಸಿಕೊಳ್ಳತಕ್ಕದ್ದು. ಉಳಿದ ಶೇಕಡಾ ಇಪ್ಪತ್ತೈದರಷ್ಟನ್ನು ಶಾಶ್ವತ ಶಾಸನಬದ್ಧ ದತ್ತಿ ನಿಧಿಯಲ್ಲಿ ತೊಡಗಿಸತಕ್ಕದ್ದು.

49. ವಿಶ್ವವಿದ್ಯಾಲಯದ ದತ್ತಿ ನಿಧಿ.- (1) ವಿಶ್ವವಿದ್ಯಾಲಯವು, ಪ್ರಾಯೋಜಕ ಸಂಸ್ಥೆಯು ನಿರ್ಧರಿಸಬಹುದಾದಂತೆ ನಿಧಿಗಳನ್ನು ಒಳಗೊಂಡ ವಿಶ್ವವಿದ್ಯಾಲಯದ ದತ್ತಿ ನಿಧಿಯನ್ನು ಸ್ಥಾಪಿಸತಕ್ಕದ್ದು. ಇದು ಕಾಲಕಾಲಕ್ಕೆ ಸ್ವೀಕರಿಸಬಹುದಾದ ದೇಣಿಗೆಗಳು ಮತ್ತು ಇತರ ನಿಧಿಗಳನ್ನು ಒಳಗೊಂಡಿರತಕ್ಕದ್ದು.

(2) ವಿಶ್ವವಿದ್ಯಾಲಯವು, ಪರಿನಿಯಮಗಳ ಮೂಲಕ ನಿರ್ದಿಷ್ಟಪಡಿಸಬಹುದಾದ ವಿಧಾನದಲ್ಲಿ ವಿಶ್ವವಿದ್ಯಾಲಯದ ದತ್ತಿನಿಧಿಯನ್ನು ಹೂಡುವ ಅಧಿಕಾರವನ್ನು ಹೊಂದಿರತಕ್ಕದ್ದು.

(3) ವಿಶ್ವವಿದ್ಯಾಲಯ ದತ್ತಿ ನಿಧಿಯು, ವಿಶ್ವವಿದ್ಯಾಲಯವು ತನ್ನ ಸಾಮಾಜಿಕ ಧೈಯೋದ್ದೇಶಗಳನ್ನು ನೆರವೇರಿಸುವ ಸಂದರ್ಭದಲ್ಲಿ ಮತ್ತು/ಅಥವಾ ಮುಂಗಾಣದ ಸನ್ನಿವೇಶದಲ್ಲಿ ಉದ್ಭವಿಸಬಹುದಾದ ಹಣಕಾಸು ಸವಾಲುಗಳಿಂದ ತನ್ನನ್ನು ರಕ್ಷಿಸಿಕೊಳ್ಳುವುದಕ್ಕಾಗಿ, ಸ್ವಇಚ್ಛೆಯಿಂದ ನಿರ್ವಹಿಸಿಕೊಂಡು ಬರಲು ಮತ್ತು ಜವಾಬ್ದಾರಿಯಿಂದ ಹಣ ಹೂಡಿಕೆ ಮಾಡಲು ಇಚ್ಛೆಯುಳ್ಳವರಾಗಿ ಸ್ವಯಂ ವಿಧಿಸಿಕೊಂಡ ನಿಧಿಯಾಗಿರತಕ್ಕದ್ದು.

(4) ವಿಶ್ವವಿದ್ಯಾಲಯವು, ಸಾಮಾನ್ಯ ನಿಧಿ ಅಥವಾ ಅಭಿವೃದ್ಧಿ ನಿಧಿಯಿಂದ ಯಾವುದೇ ಮೊಬಲಗನ್ನು ವಿಶ್ವವಿದ್ಯಾಲಯದ ದತ್ತಿ ನಿಧಿಗೆ ವರ್ಗಾಯಿಸಬಹುದು. ವಿಶ್ವವಿದ್ಯಾಲಯದ ಸಮಾಪನೆಗೊಳಿಸುವ ಸಂದರ್ಭವನ್ನು ಹೊರತುಪಡಿಸಿ, ಇತರ ಯಾವ ಸಂದರ್ಭಗಳಲ್ಲೂ ವಿಶ್ವವಿದ್ಯಾಲಯದ ದತ್ತಿ ನಿಧಿಯಿಂದ ಯಾವುದೇ ಮೊಬಲಗನ್ನು ಇತರ ಉದ್ದೇಶಗಳಿಗಾಗಿ ವರ್ಗಾಯಿಸತಕ್ಕದ್ದಲ್ಲ.

(5) ವಿಶ್ವವಿದ್ಯಾಲಯದ ದತ್ತಿ ನಿಧಿಯಿಂದ ಬರುವ ವರಮಾನದ ಶೇಕಡಾ ಎಂಭತ್ತರಷ್ಟನ್ನು ವಿಶ್ವವಿದ್ಯಾಲಯದ ಅಭಿವೃದ್ಧಿ ಅಥವಾ ಸಾಮಾನ್ಯ ಕೆಲಸದ ಉದ್ದೇಶಗಳಿಗಾಗಿ ಬಳಸಿಕೊಳ್ಳತಕ್ಕದ್ದು. ಉಳಿದ ಶೇಕಡಾ ಇಪ್ಪತ್ತರಷ್ಟನ್ನು ವಿಶ್ವವಿದ್ಯಾಲಯದ ದತ್ತಿ ನಿಧಿಯಲ್ಲಿ ಪುನಃ ತೊಡಗಿಸತಕ್ಕದ್ದು.

50. ಸಾಮಾನ್ಯ ನಿಧಿ.- (1) ವಿಶ್ವವಿದ್ಯಾಲಯವು, ಒಂದು ಸಾಮಾನ್ಯ ನಿಧಿಯನ್ನು ಸ್ಥಾಪಿಸತಕ್ಕದ್ದು. ಇದರಲ್ಲಿ ಈ ಮುಂದಿನ ಮೊಬಲಗುಗಳನ್ನು ಜಮಾ ಮಾಡತಕ್ಕದ್ದು, ಎಂದರೆ:-

- (i) ವಿಶ್ವವಿದ್ಯಾಲಯವು ವಿಧಿಸಬಹುದಾದ ಎಲ್ಲಾ ಶುಲ್ಕಗಳು;
- (ii) ತತ್ಕಾಲದಲ್ಲಿ ಜಾರಿಯಲ್ಲಿರುವ ಯಾವುದೇ ಕಾನೂನಿನ ಮೂಲಕ ನಿಷೇಧಿಸದೆ ಇರುವ ಯಾವುದೇ ಇತರ ಮೂಲದಿಂದ ಸ್ವೀಕರಿಸಲಾದ ಎಲ್ಲಾ ಮೊತ್ತ;
- (iii) ವಿಶ್ವವಿದ್ಯಾಲಯಕ್ಕೆ ಮಾಡಿದ ಎಲ್ಲಾ ದೇಣಿಗೆಗಳು;
- (iv) ತತ್ಕಾಲದಲ್ಲಿ ಜಾರಿಯಲ್ಲಿರುವ ಯಾವುದೇ ಕಾನೂನಿನ ಮೂಲಕ ನಿಷೇಧಿಸದೆ ಇರುವ ಯಾವೊಬ್ಬ ಇತರ ವ್ಯಕ್ತಿ ಅಥವಾ ಸಂಸ್ಥೆಯು ಈ ಸಂಬಂಧದಲ್ಲಿ ಕೊಟ್ಟ ಎಲ್ಲಾ ದೇಣಿಗೆಗಳು/ವಂತಿಗೆಗಳು;

(2) ಸಾಮಾನ್ಯ ನಿಧಿಗೆ ಜಮಾ ಮಾಡುವ ನಿಧಿಗಳನ್ನು ವಿಶ್ವವಿದ್ಯಾಲಯದ ಎಲ್ಲಾ ಆವರ್ತಕ ವೆಚ್ಚಗಳನ್ನು ಭರಿಸಲು ಉಪಯೋಗಿಸಿಕೊಳ್ಳತಕ್ಕದ್ದು.

51. ಅಭಿವೃದ್ಧಿ ನಿಧಿ.- (1) ವಿಶ್ವವಿದ್ಯಾಲಯವು, ಒಂದು ಅಭಿವೃದ್ಧಿ ನಿಧಿಯನ್ನು ಸಹ ಸ್ಥಾಪಿಸತಕ್ಕದ್ದು. ಇದರಲ್ಲಿ ಈ ಮುಂದಿನ ಮೊಬಲಗುಗಳನ್ನು ಜಮಾ ಮಾಡತಕ್ಕದ್ದು, ಎಂದರೆ:-

- (i) ವಿದ್ಯಾರ್ಥಿಗಳಿಗೆ ವಿಧಿಸಬಹುದಾದ ಅಭಿವೃದ್ಧಿ ಶುಲ್ಕಗಳು;
- (ii) ವಿಶ್ವವಿದ್ಯಾಲಯದ ಅಭಿವೃದ್ಧಿಯ ಉದ್ದೇಶಗಳಿಗಾಗಿ ಯಾವುದೇ ಇತರ ಮೂಲಗಳಿಂದ ಸ್ವೀಕರಿಸಿದ ಎಲ್ಲಾ ಮೊತ್ತ;
- (iii) ವಿಶ್ವವಿದ್ಯಾಲಯಕ್ಕೆ ಮಾಡಿದ ಎಲ್ಲಾ ವಂತಿಗಳು;
- (iv) ತತ್ಕಾಲದಲ್ಲಿ ಜಾರಿಯಲ್ಲಿರುವ ಯಾವುದೇ ಕಾನೂನಿನ ಮೂಲಕ ನಿಷೇಧಿಸದೇ ಇರುವ ಯಾವುದೇ ಇತರ ವ್ಯಕ್ತಿ ಅಥವಾ ಸಂಸ್ಥೆಯು ಈ ಸಂಬಂಧದಲ್ಲಿ ಕೊಟ್ಟ ಎಲ್ಲಾ ದೇಣಿಗೆಗಳು/ವಂತಿಗಳು; ಮತ್ತು
- (v) ಶಾಶ್ವತ ಶಾಸನಬದ್ಧ ದತ್ತಿ ನಿಧಿಯಿಂದ ಸ್ವೀಕರಿಸಲಾದ ಎಲ್ಲಾ ವರಮಾನಗಳು.

(2) ಅಭಿವೃದ್ಧಿ ನಿಧಿಗೆ ಕಾಲಕಾಲಕ್ಕೆ ಜಮಾ ಮಾಡಿದ ನಿಧಿಯನ್ನು ವಿಶ್ವವಿದ್ಯಾಲಯದ ಅಭಿವೃದ್ಧಿಗಾಗಿ ಉಪಯೋಗಿಸಿಕೊಳ್ಳತಕ್ಕದ್ದು.

52. ನಿಧಿಗಳ ನಿರ್ವಹಣೆ.- 48, 49, 50 ಮತ್ತು 51ನೇ ಪ್ರಕರಣಗಳಡಿಯಲ್ಲಿ ಸ್ಥಾಪಿಸಲಾದ ನಿಧಿಗಳನ್ನು ಪ್ರಬಂಧಕ ಮಂಡಳಿಯ ಸಾಮಾನ್ಯ ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಒಳಪಟ್ಟು ನಿಯಮಿಸಬಹುದಾದ ಅಂಥ ವಿಧಾನದಲ್ಲಿ ನಿಯಂತ್ರಿಸತಕ್ಕದ್ದು ಹಾಗೂ ನಿರ್ವಹಿಸತಕ್ಕದ್ದು.

53. ವಾರ್ಷಿಕ ವರದಿ.- (1) ವಿಶ್ವವಿದ್ಯಾಲಯದ ವಾರ್ಷಿಕ ವರದಿಯನ್ನು ಕಾರ್ಯನಿರ್ವಹಣಾ ಪರಿಷತ್ತಿನ ನಿರ್ದೇಶನದಲ್ಲಿ ತಯಾರಿಸತಕ್ಕದ್ದು ಮತ್ತು ಅದರ ಅನುಮೋದನೆಗಾಗಿ ಪ್ರಬಂಧಕ ಮಂಡಳಿಗೆ ಸಲ್ಲಿಸತಕ್ಕದ್ದು.

(2) ಪ್ರಬಂಧಕ ಮಂಡಳಿಯು ವಾರ್ಷಿಕ ವರದಿಯನ್ನು ತನ್ನ ಸಭೆಯಲ್ಲಿ ಪರಿಗಣಿಸತಕ್ಕದ್ದು ಹಾಗೂ ಅದನ್ನು ಮಾರ್ಪಾಡುಗಳೊಡನೆ ಅಥವಾ ಮಾರ್ಪಾಡುಗಳಿಲ್ಲದೆ ಅನುಮೋದಿಸಬಹುದು.

(3) ಪ್ರಬಂಧಕ ಮಂಡಳಿಯು ಸೂಕ್ತವಾಗಿ ಅನುಮೋದಿಸಿದ ವಾರ್ಷಿಕ ವರದಿಯ ಒಂದು ಪ್ರತಿಯನ್ನು ಪ್ರತಿವರ್ಷದ ಮಾರ್ಚ್ 31ಕ್ಕೆ ಕೊನೆಗೊಳ್ಳುವ ಆರ್ಥಿಕ ವರ್ಷದ ತರುವಾಯ ಬರುವ ಡಿಸೆಂಬರ್ 31ಕ್ಕೆ ಮೊದಲು ರಾಜ್ಯ ಸರ್ಕಾರಕ್ಕೆ ಸಲ್ಲಿಸತಕ್ಕದ್ದು.

54. ಲೆಕ್ಕಪತ್ರಗಳು ಮತ್ತು ಲೆಕ್ಕಪರಿಶೋಧನೆ.- (1) ವಿಶ್ವವಿದ್ಯಾಲಯದ ವಾರ್ಷಿಕ ಲೆಕ್ಕ ಪತ್ರ ಮತ್ತು ಜಮಾ ಖರ್ಚು ಪಟ್ಟಿಯನ್ನು ಕಾರ್ಯನಿರ್ವಹಣಾ ಪರಿಷತ್ತಿನ ನಿರ್ದೇಶನದಲ್ಲಿ ತಯಾರಿಸತಕ್ಕದ್ದು ಮತ್ತು ವಿಶ್ವವಿದ್ಯಾಲಯಕ್ಕೆ ಎಲ್ಲಾ ಮೂಲಗಳಿಂದ ಪ್ರಾಪ್ತವಾಗುವ ಅಥವಾ ಸ್ವೀಕರಿಸಲಾಗುವ ಎಲ್ಲಾ ನಿಧಿಗಳು ಹಾಗೂ ವಿತರಿಸಿದ ಅಥವಾ ಸಂದಾಯ ಮಾಡಿದ ಎಲ್ಲಾ ಮೊಬಲಗುಗಳನ್ನು ವಿಶ್ವವಿದ್ಯಾಲಯವು ನಿರ್ವಹಿಸುವ ಲೆಕ್ಕಪತ್ರದಲ್ಲಿ ನಮೂದಿಸತಕ್ಕದ್ದು.

(2) ವಿಶ್ವವಿದ್ಯಾಲಯದ ವಾರ್ಷಿಕ ಲೆಕ್ಕಪತ್ರಗಳನ್ನು ಪ್ರತಿ ವರ್ಷವೂ ಭಾರತದ ಚಾರ್ಟೆಡ್ ಅಕೌಂಟೆಂಟ್‌ಗಳ ಸಂಸ್ಥೆಯ ಸದಸ್ಯರಾಗಿರುವ ಒಬ್ಬ ಲೆಕ್ಕಪರಿಶೋಧಕರಿಂದ ಲೆಕ್ಕಪರಿಶೋಧನೆ ಮಾಡಿಸತಕ್ಕದ್ದು.

(3) ವಾರ್ಷಿಕ ಲೆಕ್ಕಪತ್ರಗಳು ಮತ್ತು ಜಮಾ ಖರ್ಚು ಪಟ್ಟಿಯನ್ನು ಲೆಕ್ಕಪರಿಶೋಧನಾ ವರದಿಯೊಡನೆ, ಪ್ರತಿ ವರ್ಷದ ಮಾರ್ಚ್ 31ಕ್ಕೆ ಕೊನೆಗೊಳ್ಳುವ ಆರ್ಥಿಕ ವರ್ಷದ ತರುವಾಯ ಬರುವ ನವೆಂಬರ್ 30ಕ್ಕೆ ಮೊದಲು ಪ್ರಬಂಧಕ ಮಂಡಳಿಗೆ ಸಲ್ಲಿಸತಕ್ಕದ್ದು.

(4) ವಾರ್ಷಿಕ ಲೆಕ್ಕಪತ್ರಗಳು, ಜಮಾ ಖರ್ಚು ಪಟ್ಟಿ ಮತ್ತು ಲೆಕ್ಕಪರಿಶೋಧನಾ ವರದಿಯನ್ನು ಪ್ರಬಂಧಕ ಮಂಡಳಿಯು ತನ್ನ ಸಭೆಯಲ್ಲಿ ಪರ್ಯಾಲೋಚಿಸತಕ್ಕದ್ದು ಮತ್ತು ಪ್ರಬಂಧಕ ಮಂಡಳಿಯು ಅದನ್ನು ತನ್ನ ಅಭಿಪ್ರಾಯಗಳೊಡನೆ ಸಂದರ್ಶಕರಿಗೆ ಹಾಗೂ ಸರ್ಕಾರಕ್ಕೆ ಪ್ರತಿ ವರ್ಷದ ಡಿಸೆಂಬರ್ 31 ರಂದು ಅಥವಾ ಅದಕ್ಕೆ ಮೊದಲು ಕಳುಹಿಸತಕ್ಕದ್ದು.

55. ವಿಶ್ವವಿದ್ಯಾಲಯ ದಾಖಲೆಗಳ ರುಜುವಾತಿನ ಮಾದರಿ.- ವಿಶ್ವವಿದ್ಯಾಲಯದ ಯಾವುದೇ ಪ್ರಾಧಿಕಾರ ಅಥವಾ ಸಮಿತಿಯ ಯಾವುದೇ ರಶೀದಿ, ಅರ್ಜಿ, ಸೂಚನೆ, ಆದೇಶ, ವ್ಯವಹರಣೆ ಅಥವಾ ಗೊತ್ತುವಳಿಯು ಅಥವಾ ವಿಶ್ವವಿದ್ಯಾಲಯದ ಸ್ವಾಧೀನದಲ್ಲಿರುವ ಇತರ ದಾಖಲೆಗಳು ಅಥವಾ ವಿಶ್ವವಿದ್ಯಾಲಯವು ಯುಕ್ತವಾಗಿ ನಿರ್ವಹಿಸುವ ಯಾವುದೇ ರಿಜಿಸ್ಟ್ರೇಷನ್‌ನಲ್ಲಿಯ ಯಾವುದೇ ನಮೂದುಗಳ ಪ್ರತಿಯನ್ನು, ಅದರ ಮೇಲೆ ಕುಲಸಚಿವರು ಪ್ರಮಾಣೀಕರಿಸಿದ್ದರೆ, ಅದನ್ನು ಅಂಥ ರಶೀದಿ, ಅರ್ಜಿ, ಸೂಚನೆ, ಆದೇಶ, ವ್ಯವಹರಣೆ, ಗೊತ್ತುವಳಿ ಅಥವಾ ದಾಖಲೆ ಅಥವಾ ರಿಜಿಸ್ಟ್ರೇಷನ್‌ನಲ್ಲಿ ಇರುವ ನಮೂದನ್ನು ಮೇಲ್ನೋಟದ ಸಾಕ್ಷ್ಯವೆಂಬುದಾಗಿ ಸ್ವೀಕರಿಸತಕ್ಕದ್ದು ಮತ್ತು ವಿಷಯಗಳ ಸಾಕ್ಷಿಯಾಗಿ ಅಂಗೀಕರಿಸತಕ್ಕದ್ದು ಹಾಗೂ ಮೂಲ ದಾಖಲೆಗಳನ್ನೇ ಸಲ್ಲಿಸಿದ್ದರೆ ಅದನ್ನು, ದಾಖಲಿಸಿರುವ ವಿಷಯಗಳು ಮತ್ತು ಪಟವಾಟುಗಳ ಸಾಕ್ಷ್ಯವಾಗಿ ಅಂಗೀಕರಿಸಲಾಗುತ್ತಿದ್ದೋ, ಅದೇ ರೀತಿಯಲ್ಲಿ ಇವನ್ನೂ ಸಾಕ್ಷ್ಯವಾಗಿ ಅಂಗೀಕರಿಸತಕ್ಕದ್ದು.

56. ನಿರ್ದೇಶನಗಳನ್ನು ನೀಡಲು ರಾಜ್ಯ ಸರ್ಕಾರದ ಅಧಿಕಾರ.- ರಾಜ್ಯಸರ್ಕಾರವು, ಈ ಅಧಿನಿಯಮದ ಉದ್ದೇಶಗಳನ್ನು ಈಡೇರಿಸುವುದಕ್ಕಾಗಿ ಅಥವಾ ಅದರಲ್ಲಿ ಇರುವ ಯಾವುದೇ ಉಪಬಂಧಗಳನ್ನು ಅಥವಾ ಅದರಡಿಯಲ್ಲಿ ರಚಿಸಿದ ಯಾವುದೇ ನಿಯಮಗಳು ಅಥವಾ ಆದೇಶಗಳನ್ನು ಕಾರ್ಯಗತಗೊಳಿಸುವುದಕ್ಕಾಗಿ ನಿರ್ದೇಶನ ನೀಡುವುದು ಅವಶ್ಯವೆಂದು ಅಥವಾ ಉಚಿತವೆಂದು ಅಭಿಪ್ರಾಯಪಟ್ಟಲ್ಲಿ ಅದು ಅಂಥ ನಿರ್ದೇಶನಗಳನ್ನು ನೀಡಬಹುದು ಮತ್ತು ವಿಶ್ವವಿದ್ಯಾಲಯದ ಪ್ರಬಂಧಕ ಮಂಡಳಿ ಅಥವಾ ಸಂದರ್ಭಾನುಸಾರವಾಗಿ ಕಾರ್ಯನಿರ್ವಹಣಾ ಪರಿಷತ್ತು ಅಂಥ ಪ್ರತಿಯೊಂದು ನಿರ್ದೇಶನವನ್ನು ಪಾಲಿಸತಕ್ಕದ್ದು.

57. ದಂಡಗಳು.- (1) ಈ ಅಧಿನಿಯಮದ ಅಥವಾ ಅದರ ಅಡಿಯಲ್ಲಿ ರಚಿತವಾದ ನಿಯಮಗಳು ಉಪಬಂಧಗಳನ್ನು ಅಥವಾ ಯಾವುದೇ ಪರೀಕ್ಷಾ ವಿಷಯಗಳನ್ನು ಅಥವಾ ಪದವಿಗಳನ್ನು ನೀಡುವುದಕ್ಕೆ ಅಥವಾ ಅಂಕಪಟ್ಟಿಗಳನ್ನು ನೀಡುವುದಕ್ಕೆ ಸಂಬಂಧಪಟ್ಟ ವಿಷಯಗಳಲ್ಲಿ ಉಲ್ಲಂಘನೆಗಳನ್ನು ಮಾಡುವ ಯಾವುದೇ ವ್ಯಕ್ತಿಯು, ಅಪರಾಧ ನಿರ್ಣಯವಾದ ಮೇಲೆ, ಐವತ್ತು ಸಾವಿರ ರೂಪಾಯಿಗಳಿಗೆ ಕಡಿಮೆಯಿಲ್ಲದ ಆದರೆ ಹತ್ತು ಲಕ್ಷ ರೂಪಾಯಿಗಳವರೆಗೆ ವಿಸ್ತರಿಸಬಹುದಾದ ಜುಲ್ಮಾನೆಯಿಂದ ಅಥವಾ ಆರು ತಿಂಗಳ ಅವಧಿಗಿಂತ ಕಡಿಮೆಯಿಲ್ಲದ ಆದರೆ ಎರಡು ವರ್ಷಗಳ ಅವಧಿಯವರೆಗೆ ವಿಸ್ತರಿಸಬಹುದಾದ ಕಾರಾವಾಸದಿಂದ ಅಥವಾ ಅವೆರಡರಿಂದಲೂ ದಂಡಿತನಾಗತಕ್ಕದ್ದು:

ಪರಂತು, ವಿಶ್ವವಿದ್ಯಾಲಯವೂ ಸಹ ಒಳಗೊಂಡಿರುವಲ್ಲಿ, ವಿಶ್ವವಿದ್ಯಾಲಯವನ್ನು ಪ್ರಾರಂಭಿಸಲು ಈ ಅಧಿನಿಯಮದ ಅಡಿಯಲ್ಲಿ ಮಂಜೂರು ಮಾಡಲಾದ ಅನುಮತಿ ಪತ್ರವನ್ನು ಹಿಂತೆಗೆದುಕೊಳ್ಳತಕ್ಕದ್ದು.

(2) ಈ ಪ್ರಕರಣದ ಅಡಿಯಲ್ಲಿಯ ದಂಡನೆಯನ್ನು ಇತರ ಯಾವುದೇ ಅಧಿನಿಯಮದಲ್ಲಿ ನಿರ್ದಿಷ್ಟಪಡಿಸಲಾದ ದಂಡನೆಗೆ ಬಾಧಕವಾಗದಂತೆ ವಿಧಿಸಬಹುದು.

58. ಪ್ರವೇಶಿಸುವ ಮತ್ತು ಪರಿಶೋಧಿಸುವ ಅಧಿಕಾರ.- ಈ ಉದ್ದೇಶಕ್ಕಾಗಿ, ರಾಜ್ಯಸರ್ಕಾರದಿಂದ ಪ್ರಾಧಿಕೃತಗೊಂಡ 'ಎ' ಸಮೂಹದ ಅಧಿಕಾರಿ ದರ್ಜೆಗಿಂತ ಕಡಿಮೆಯಿಲ್ಲದ ದರ್ಜೆಯ ಯಾವೊಬ್ಬ ಅಧಿಕಾರಿಯು, ಕರ್ನಾಟಕ ಶೈಕ್ಷಣಿಕ ಸಂಸ್ಥೆಗಳ (ಕ್ಯಾಪಿಟೇಶನ್ ಶುಲ್ಕ ನಿಷೇಧ) ಅಧಿನಿಯಮ, 1984ರ (1984ರ ಕರ್ನಾಟಕ ಅಧಿನಿಯಮ 37) ಅಡಿಯಲ್ಲಿ ನಿರ್ದಿಷ್ಟಪಡಿಸಿರಬಹುದಾದ ಅಂಥ ಷರತ್ತುಗಳಿಗೆ ಒಳಪಟ್ಟು, ಈ ಅಧಿನಿಯಮದ ಉದ್ದೇಶಗಳಿಗಾಗಿ, ಆ ಅಧಿನಿಯಮದ 9ನೇ ಪ್ರಕರಣದ ಅಡಿಯಲ್ಲಿ ಉಪಬಂಧಿಸಲಾದಂತಹವೇ ಅಧಿಕಾರಗಳನ್ನು ಚಲಾಯಿಸಲು ಮತ್ತು ಪ್ರಕಾರ್ಯಗಳನ್ನು ನೆರವೇರಿಸಲು ಅಧಿಕೃತನಾದ ಅಧಿಕಾರಿ ಎಂಬುದಾಗಿ ಭಾವಿಸತಕ್ಕದ್ದು.

59. ವಿಶ್ವವಿದ್ಯಾಲಯವನ್ನು ಸಮಾಪನಗೊಳಿಸಲು ನಿರ್ದೇಶನವನ್ನು ನೀಡುವ ಅಧಿಕಾರ.- (1) ವಿಶ್ವವಿದ್ಯಾಲಯವು ತನ್ನ ರಚನೆ ಅಥವಾ ನಿಗಮನವನ್ನು ನಿಯಂತ್ರಿಸುವ ಕಾನೂನಿಗೆ ಅನುಸಾರವಾಗಿ ತನ್ನ ಸಮಾಪನವನ್ನು ಉದ್ದೇಶಿಸಿದ್ದಲ್ಲಿ, ಅದು ಕನಿಷ್ಠ ಆರು ತಿಂಗಳ ಲಿಖಿತ ಪೂರ್ವ ಸೂಚನೆಯನ್ನು (ನೋಟಿಸು) ಸರ್ಕಾರಕ್ಕೆ ನೀಡತಕ್ಕದ್ದು.

(2) ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಪರಿಷತ್ತು, ಈ ಕೆಳಗಿನವುಗಳ ಬಗ್ಗೆ, ಎಂದರೆ:-

(i) ಪದವಿಯನ್ನು ನೀಡುವುದಕ್ಕಾಗಿ ಬೋಧನೆಯ ಗುಣಮಟ್ಟ;

(ii) ಶಿಕ್ಷಣದ ಗುಣಮಟ್ಟ;

(iii) ಉನ್ನತ ಶಿಕ್ಷಣದ ವ್ಯಾಪಾರೀಕರಣವನ್ನು ತಡೆಗಟ್ಟುವುದು;

(iv) ಅಧಿನಿಯಮದ ಉಪಬಂಧಗಳ ಉಲ್ಲಂಘನೆಯ ಬಗ್ಗೆ, ಯಾವುದಾದರೂ ಇದ್ದಲ್ಲಿ,

- ಇವುಗಳ ಬಗ್ಗೆ ನಿಯತಕಾಲಿಕ ಪರಿವೀಕ್ಷಣೆಯನ್ನು ನಡೆಸತಕ್ಕದ್ದು ಮತ್ತು ಸರ್ಕಾರಕ್ಕೆ ವರದಿಯನ್ನು ಕಳುಹಿಸತಕ್ಕದ್ದು.

(3) ದುರ್ವ್ಯವಹರಣೆ, ದುರಾಡಳಿತ ಮತ್ತು ಅಶಿಸ್ತು ಆಗಿದೆ ಎಂಬುದನ್ನು ಗುರುತಿಸಿದರೆ, ಸರ್ಕಾರವು, ವಿಶ್ವವಿದ್ಯಾಲಯದ ಆಡಳಿತವರ್ಗದವರಿಗೆ ಆಡಳಿತವನ್ನು ಸರಿಪಡಿಸಬೇಕೆಂದು ನಿರ್ದೇಶನಗಳನ್ನು ನೀಡತಕ್ಕದ್ದು. ನಿಯಮಿಸಬಹುದಾದ ಅಂಥ ಅವಧಿಯೊಳಗೆ ಆ ನಿರ್ದೇಶನಗಳನ್ನು ಪಾಲಿಸದಿದ್ದಲ್ಲಿ ವಿಶ್ವವಿದ್ಯಾಲಯವನ್ನು ಅಥವಾ ಅದರ ಯಾವುದೇ ವ್ಯಾಸಂಗ ಕ್ರಮವನ್ನು (ಕೋರ್ಸ್) ಸಮಾಪನಗೊಳಿಸುವ ಬಗ್ಗೆ ತೀರ್ಮಾನವನ್ನು ಕೈಗೊಳ್ಳುವ ಹಕ್ಕು ಸರ್ಕಾರದಲ್ಲಿ ನಿಹಿತವಾಗಿರತಕ್ಕದ್ದು.

(4) ವಿಶ್ವವಿದ್ಯಾಲಯವನ್ನು ಅಥವಾ ಅದರ ಯಾವುದೇ ವ್ಯಾಸಂಗ ಕ್ರಮವನ್ನು (ಕೋರ್ಸ್) ಸಮಾಪನಗೊಳಿಸುವ ವಿಧಾನವು, ಸರ್ಕಾರವು ಈ ಸಂಬಂಧದಲ್ಲಿ ನಿಯಮಿಸಬಹುದಾದಂತೆ ಇರತಕ್ಕದ್ದು:

ಪರಂತು, ವಿಶ್ವವಿದ್ಯಾಲಯವು ತನ್ನ ಕಾರಣಗಳನ್ನು ಹೇಳಿಕೊಳ್ಳಲು ಸಮಂಜಸ ಅವಕಾಶಗಳನ್ನು ನೀಡಿದ ಹೊರತು ಅಂಥ ಯಾವುದೇ ಕ್ರಮವನ್ನು ಕೈಗೊಳ್ಳತಕ್ಕದ್ದಲ್ಲ.

(5) (1)ನೇ ಉಪಪ್ರಕರಣದಲ್ಲಿ ಉಲ್ಲೇಖಿಸಲಾದ ನೋಟಿಸನ್ನು ಸ್ವೀಕರಿಸಿದ ಮೇಲೆ, ಸರ್ಕಾರವು ಸಂಬಂಧಿಸಿದ ನಿಯಂತ್ರಣಾ ಪ್ರಾಧಿಕಾರದೊಡನೆ ಸಮಾಲೋಚಿಸಿ, ವಿಶ್ವವಿದ್ಯಾಲಯವನ್ನು ಸಮಾಪನಗೊಳಿಸಲು ಅಥವಾ ವ್ಯಾಸಂಗ ಕ್ರಮವನ್ನು ಪರಿಸಮಾಪನಗೊಳಿಸಲು ಉದ್ದೇಶಿಸಿದ ದಿನಾಂಕದಿಂದ, ವಿಶ್ವವಿದ್ಯಾಲಯದಲ್ಲಿ ನಿಯತ ವ್ಯಾಸಂಗ ಕ್ರಮಗಳಲ್ಲಿ ಅಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳ ಕೊನೆಯ ತಂಡ (ಬ್ಯಾಚ್) ತನ್ನ ವ್ಯಾಸಂಗ ಕ್ರಮವನ್ನು ಮುಗಿಸುವವರೆಗೆ ಪರಿನಿಯಮಗಳಲ್ಲಿ ನಿರ್ದಿಷ್ಟಪಡಿಸಬಹುದಾದ ಅಂಥ ವಿಧಾನದಲ್ಲಿ ವಿಶ್ವವಿದ್ಯಾಲಯದ ಆಡಳಿತಕ್ಕೆ ಸೂಕ್ತ ವ್ಯವಸ್ಥೆಯನ್ನು ಮಾಡತಕ್ಕದ್ದು.

60. ಸಮಾಪನೆಯ ಸಂದರ್ಭದಲ್ಲಿ ವಿಶ್ವವಿದ್ಯಾಲಯದ ವೆಚ್ಚಗಳು.- (1) 59ನೇ ಪ್ರಕರಣದ (5)ನೇ ಉಪಪ್ರಕರಣದ ಅಡಿಯಲ್ಲಿ ವಿಶ್ವವಿದ್ಯಾಲಯದ ಆಡಳಿತವನ್ನು ಹಸ್ತಾಂತರಗೊಳಿಸುವ ಅವಧಿಯಲ್ಲಿ ಅದರ ಆಡಳಿತಾತ್ಮಕ ವೆಚ್ಚಗಳನ್ನು ನಿಯಮಿಸಬಹುದಾದ ಅಂಥ ವಿಧಾನದಲ್ಲಿ ಶಾಶ್ವತ ಶಾಸನಬದ್ಧ ದತ್ತಿ ನಿಧಿ, ಸಾಮಾನ್ಯ ನಿಧಿ ಅಥವಾ ಅಭಿವೃದ್ಧಿ ನಿಧಿಯಿಂದ ಭರಿಸತಕ್ಕದ್ದು.

(2) ವಿಶ್ವವಿದ್ಯಾಲಯದ ಆಡಳಿತವನ್ನು ಹಸ್ತಾಂತರಗೊಳಿಸುವ ಅವಧಿಯಲ್ಲಿ ವಿಶ್ವವಿದ್ಯಾಲಯದ ವೆಚ್ಚವನ್ನು ಭರಿಸಲು 48, 49, 50 ಮತ್ತು 51ನೇ ಪ್ರಕರಣಗಳ ಅಡಿಯಲ್ಲಿ ಉಲ್ಲೇಖಿಸಲಾದ ನಿಧಿಯು ಸಾಕಷ್ಟು ಇಲ್ಲದಿದ್ದಲ್ಲಿ, ಅಂಥ ವೆಚ್ಚವನ್ನು ಸರ್ಕಾರವು, ವಿಶ್ವವಿದ್ಯಾಲಯದ ಸ್ವತ್ತುಗಳು ಮತ್ತು ಆಸ್ತಿಗಳನ್ನು ವಿಲೇ ಮಾಡುವ ಮೂಲಕ ಭರಿಸತಕ್ಕದ್ದು.

(3) ವಿಶ್ವವಿದ್ಯಾಲಯದ ಸಮಾಪನೆಯು ದುರ್ವ್ಯವಹರಣೆ ಅಥವಾ ದುರಾಡಳಿತದ ಕಾರಣಗಳಿಗಾಗಿ ಆಗಿದ್ದರೆ, ಸರ್ಕಾರವು ಅಂಥ ದುರ್ವ್ಯವಹಾರಕ್ಕೆ ಅಥವಾ ದುರಾಡಳಿತಕ್ಕೆ ಹೊಣೆಯಾಗಿರುವ ವ್ಯಕ್ತಿಗಳನ್ನು ಗುರುತಿಸುವ ಮತ್ತು ಅವರ ಮೇಲೆ ತಾನು ಸೂಕ್ತವೆಂದು ಭಾವಿಸಬಹುದಾದ ಅಂಥ ದಂಡನೆಯನ್ನು ವಿಧಿಸಲು ಸ್ವತಂತ್ರವಾಗಿರತಕ್ಕದ್ದು.

61. ತೊಂದರೆಗಳ ನಿವಾರಣೆಗೆ ಅಧಿಕಾರ.- (1) ಈ ಅಧಿನಿಯಮದ ಉಪಬಂಧಗಳನ್ನು ಜಾರಿಗೊಳಿಸುವ ಸಂಬಂಧದಲ್ಲಿ ಯಾವುದೇ ತೊಂದರೆ ಉದ್ಭವಿಸಿದರೆ, ರಾಜ್ಯ ಸರ್ಕಾರವು, ಅಧಿಸೂಚನೆಯ ಅಥವಾ ಆದೇಶದ ಮೂಲಕ ತೊಂದರೆಯ ನಿವಾರಣೆಗಾಗಿ ಅವಶ್ಯಕ ಹಾಗೂ ಸಮಂಜಸವೆಂದು ತನಗೆ ಕಂಡುಬರುವಂಥ ಮತ್ತು ಈ ಅಧಿನಿಯಮದ ಉಪಬಂಧಗಳಿಗೆ ಅಸಂಗತವಲ್ಲದ ಉಪಬಂಧಗಳನ್ನು ರಚಿಸಬಹುದು:

ಪರಂತು, ಈ ಅಧಿನಿಯಮವು ಪ್ರಾರಂಭವಾದ ದಿನಾಂಕದಿಂದ ಐದು ವರ್ಷಗಳು ಮುಕ್ತಾಯವಾದ ತರುವಾಯ ಈ ಪ್ರಕರಣದ ಅಡಿಯಲ್ಲಿ ಅಂಥ ಯಾವುದೇ ಅಧಿಸೂಚನೆ ಅಥವಾ ಆದೇಶವನ್ನು ಹೊರಡಿಸತಕ್ಕದ್ದಲ್ಲ.

(2) (1)ನೇ ಉಪಪ್ರಕರಣದ ಅಡಿಯಲ್ಲಿ ಮಾಡಿದ ಪ್ರತಿಯೊಂದು ಆದೇಶವನ್ನು ಅದನ್ನು ರಚಿಸಿದ ತರುವಾಯ, ಆದಷ್ಟು ಬೇಗನೆ ರಾಜ್ಯ ವಿಧಾನ ಮಂಡಲದ ಮುಂದೆ ಮಂಡಿಸತಕ್ಕದ್ದು.

62. ರಾಜ್ಯ ಸರ್ಕಾರದ ನಿಯಮಗಳ ರಚನಾಧಿಕಾರ.- (1) ರಾಜ್ಯ ಸರ್ಕಾರವು, ಈ ಅಧಿನಿಯಮದ ಉದ್ದೇಶಗಳನ್ನು ಈಡೇರಿಸುವುದಕ್ಕಾಗಿ ಅಧಿಸೂಚನೆಯ ಮೂಲಕ ನಿಯಮಗಳನ್ನು ರಚಿಸಬಹುದು.

(2) ಈ ಅಧಿನಿಯಮದ ಅಡಿಯಲ್ಲಿ ಹೊರಡಿಸಲಾದ ಪ್ರತಿಯೊಂದು ನಿಯಮವನ್ನು, ಅದನ್ನು ರಚಿಸಿದ ತರುವಾಯ, ಆದಷ್ಟು ಬೇಗನೆ, ರಾಜ್ಯ ವಿಧಾನಮಂಡಲದ ಪ್ರತಿಯೊಂದು ಸದನದ ಮುಂದೆ, ಒಂದು ಅಧಿವೇಶನದಲ್ಲಿ ಅಥವಾ ಎರಡು ಅಥವಾ ಹೆಚ್ಚು ನಿರಂತರ ಅಧಿವೇಶನಗಳಲ್ಲಿ ಅಡಕವಾಗಿರಬಹುದಾದ ಒಟ್ಟು ಮೂವತ್ತು ದಿನಗಳ ಅವಧಿಯವರೆಗೆ ಅದು ಅಧಿವೇಶನದಲ್ಲಿರುವಾಗ ಮಂಡಿಸತಕ್ಕದ್ದು ಮತ್ತು ಮೇಲೆ ಹೇಳಿದ ಅಧಿವೇಶನ ಅಥವಾ ನಿರಂತರ ಅಧಿವೇಶನಗಳ ನಿಕಟ ತರುವಾಯದ ಅಧಿವೇಶನವು ಮುಕ್ತಾಯವಾಗುವುದಕ್ಕೆ ಮೊದಲು ಉಭಯ ಸದನಗಳು ನಿಯಮದಲ್ಲಿ ಯಾವುದೇ ಮಾರ್ಪಾಡು ಮಾಡಲು ಒಪ್ಪಿದರೆ ಅಥವಾ ಆ ನಿಯಮವನ್ನು ರಚಿಸತಕ್ಕದ್ದಲ್ಲವೆಂದು ಉಭಯ ಸದನಗಳು ಒಪ್ಪಿದರೆ ತದನಂತರ ಅಂಥ ನಿಯಮವು ಹಾಗೆ ಮಾರ್ಪಾಟಾದ ರೀತಿಯಲ್ಲಿ ಪರಿಣಾಮಕಾರಿಯಾಗತಕ್ಕದ್ದು ಅಥವಾ ಸಂದರ್ಭಾನುಸಾರವಾಗಿ ಪರಿಣಾಮಕಾರಿಯಾಗತಕ್ಕದ್ದಲ್ಲ. ಆದಾಗ್ಯೂ, ಯಾವುದೇ ಅಂಥ ಮಾರ್ಪಾಡು ಅಥವಾ ರದ್ದತಿಯು ಆ ನಿಯಮದ ಅಡಿಯಲ್ಲಿ ಈ ಮೊದಲು ಮಾಡಲಾದ ಯಾವುದೇ ಕಾರ್ಯದ ಮಾನ್ಯತೆಗೆ ಬಾಧಕವನ್ನು ಉಂಟುಮಾಡತಕ್ಕದ್ದಲ್ಲ.

ಉದ್ದೇಶಗಳು ಮತ್ತು ಕಾರಣಗಳ ಹೇಳಿಕೆ

ಪೀಪಲ್ಸ್ ಎಜುಕೇಷನ್ ಸೊಸೈಟಿ ರಾಜ್ಯದಲ್ಲಿ ಖಾಸಗಿ ವಿಶ್ವವಿದ್ಯಾಲಯವನ್ನು ಸ್ಥಾಪಿಸಲು ಮುಂದೆ ಬಂದಿದೆ. ಪ್ರಖ್ಯಾತ ಸಂಸ್ಥೆಯೊಂದರಿಂದ ಸ್ಥಾಪಿತವಾಗುವ ಖಾಸಗಿ ವಿಶ್ವವಿದ್ಯಾಲಯವು ಶಿಕ್ಷಣ ಆಕಾಂಕ್ಷಿ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣವನ್ನು ವಿಸ್ತರಿಸುವುದಕ್ಕೆ ಖಚಿತವಾಗಿ ನೆರವಾಗುತ್ತದೆ. ಇದು ಕರ್ನಾಟಕದಲ್ಲಿ ಉನ್ನತ ಶಿಕ್ಷಣ ವಲಯದಲ್ಲಿ ಪ್ರಸ್ತುತ ಶೇಕಡಾ 11.5 ಕ್ಕೆ ನಿಂತಿರುವ ಒಟ್ಟು ದಾಖಲಾತಿ ಪ್ರಮಾಣದ ಏರಿಕೆಯನ್ನೂ ಸಹ ತ್ವರಿತಗೊಳಿಸುತ್ತದೆ.

ಮೇಲ್ಕಂಡ ಅಂಶಗಳ ದೃಷ್ಟಿಯಿಂದ, ಪಿಇಎಸ್ ವಿಶ್ವವಿದ್ಯಾಲಯದ ಸ್ಥಾಪನೆಗೆ ಉಪಬಂಧ ಕಲ್ಪಿಸುವುದು ಅವಶ್ಯವೆಂದು ಪರಿಗಣಿಸಲಾಗಿದೆ.

ಈ ಖಾಸಗಿ ವಿಶ್ವವಿದ್ಯಾಲಯವು ಇಂಜಿನಿಯರಿಂಗ್, ವೈದ್ಯಕೀಯ, ಔಷಧಗಾರಿಕೆ, ವಿಜ್ಞಾನ, ಕಲೆ, ಸಮಾಜ ವಿಜ್ಞಾನ, ಕಂಪ್ಯೂಟರ್ ಅನ್ವಯಿಕೆಗಳ, ಮಾನವಿಕಗಳು ಮತ್ತು ವ್ಯವಸ್ಥಾಪನೆ ವಿಷಯ ಕ್ಷೇತ್ರಗಳಲ್ಲಿ ಹಾಗೂ ಅವುಗಳಿಗೆ ಅನುಷ್ಠಾನಿಕವಾದ ಅಥವಾ ಅದಕ್ಕೆ ಪ್ರಾಸಂಗಿಕವಾದ ವಿಷಯಗಳಲ್ಲಿನ ಬೋಧನೆ, ತರಬೇತಿ, ಸಂಶೋಧನೆ ಮತ್ತು ಅಭಿವೃದ್ಧಿಯ ಮೇಲೆ ಬೆಳಕನ್ನು ಚೆಲ್ಲುತ್ತದೆ.

ಆದ್ದರಿಂದ ಈ ವಿಧೇಯಕ.

ಆರ್ಥಿಕ ಜ್ಞಾಪನಾ ಪತ್ರ

ಪ್ರಸ್ತಾವಿತ ಕ್ರಮವು ಯಾವುದೇ ಹೆಚ್ಚಿನ ವೆಚ್ಚವನ್ನು ಒಳಗೊಂಡಿರುವುದಿಲ್ಲ.

ಪ್ರತ್ಯಾಯೋಜಿತ ಶಾಸನ ರಚನಾಧಿಕಾರ ಕುರಿತು ಜ್ಞಾಪನ ಪತ್ರ

ಖಂಡ 40 :	ವಿಶ್ವವಿದ್ಯಾಲಯದ ನೌಕರರ ನೇಮಕಾತಿಯ, ನಿಬಂಧನೆಗಳು ಮತ್ತು ಷರತ್ತುಗಳನ್ನು ನಿಯಮಗಳ ಮೂಲಕ ನಿಯಮಿಸಲು ಸರ್ಕಾರಕ್ಕೆ ಅಧಿಕಾರವನ್ನು ನೀಡುತ್ತದೆ.
ಖಂಡ 48 :	ಶಾಶ್ವತ ಶಾಸನಬದ್ಧ ದತ್ತಿ ನಿಧಿ ಹೂಡಿಕೆಯ ವಿಧಾನವನ್ನು ನಿಯಮಗಳ ಮೂಲಕ ನಿಯಮಿಸಲು ರಾಜ್ಯ ಸರ್ಕಾರಕ್ಕೆ ಅಧಿಕಾರವನ್ನು ನೀಡುತ್ತದೆ.
ಖಂಡ 59 :	(3)ನೇ ಉಪಖಂಡವು, ವಿಶ್ವವಿದ್ಯಾಲಯದ, ಸರ್ಕಾರವು ನೀಡುವ ನಿರ್ದೇಶನಗಳನ್ನು ಆಡಳಿತ ವರ್ಗವು ಪಾಲಿಸುವ ಕಾಲಮಿತಿಯನ್ನು ನಿಯಮಗಳ ಮೂಲಕ ನಿಯಮಿಸಲು ರಾಜ್ಯ ಸರ್ಕಾರಕ್ಕೆ ಅಧಿಕಾರವನ್ನು ನೀಡುತ್ತದೆ. (4)ನೇ ಉಪಖಂಡವು, ವಿಶ್ವವಿದ್ಯಾಲಯದ ಸಮಾಪನಾ ರೀತಿಗೆ ಸಂಬಂಧಿಸಿದ ನಿಯಮಗಳನ್ನು ರಚಿಸಲು ರಾಜ್ಯ ಸರ್ಕಾರಕ್ಕೆ ಅಧಿಕಾರವನ್ನು ನೀಡುತ್ತದೆ.
ಖಂಡ 60 :	ವಿಶ್ವವಿದ್ಯಾಲಯದ ಆಡಳಿತವನ್ನು ಹಸ್ತಾಂತರಗೊಳಿಸುವಲ್ಲಿ ಶಾಶ್ವತ ಶಾಸನಬದ್ಧ ದತ್ತಿ ನಿಧಿ, ಸಾಮಾನ್ಯ ನಿಧಿ ಅಥವಾ ಅಭಿವೃದ್ಧಿ ನಿಧಿಯಿಂದ ವೆಚ್ಚವನ್ನು ಭರಿಸುವ ರೀತಿಗೆ ಸಂಬಂಧಿಸಿದಂತೆ ನಿಯಮಗಳನ್ನು ರಚಿಸುವುದಕ್ಕೆ ರಾಜ್ಯ ಸರ್ಕಾರಕ್ಕೆ ಅಧಿಕಾರವನ್ನು ನೀಡುತ್ತದೆ.
ಖಂಡ 62 :	ಈ ಅಧಿನಿಯಮಗಳ ಉದ್ದೇಶಗಳನ್ನು ನೆರವೇರಿಸುವುದಕ್ಕಾಗಿ ನಿಯಮಗಳನ್ನು ರಚಿಸಲು ರಾಜ್ಯ ಸರ್ಕಾರಕ್ಕೆ ಅಧಿಕಾರವನ್ನು ನೀಡುತ್ತದೆ.

ಪ್ರಸ್ತಾವಿತ ಶಾಸನ ರಚನಾಧಿಕಾರದ ಪ್ರತ್ಯಾಯೋಜನೆಯು ವಾಡಿಕೆಯ ಸ್ವರೂಪದ್ದಾಗಿದೆ.

ಸಿ.ಟಿ. ರವಿ
ಉನ್ನತ ಶಿಕ್ಷಣ ಸಚಿವರು

ಪಿ. ಒಂಪ್ರಕಾಶ
ಕಾರ್ಯದರ್ಶಿ
ಕರ್ನಾಟಕ ವಿಧಾನ ಸಭೆ

KARNATAKA LEGISLATIVE ASSEMBLY
THIRTEENTH LEGISLATIVE ASSEMBLY
FIFTEENTH SESSION
THE PES UNIVERSITY BILL, 2012
(L.A. Bill No. 49 of 2012)

A Bill to establish and incorporate in the State of Karnataka a University of unitary nature in Private Sector to promote and undertake the advancement of University Education in Engineering, Medicine, Pharmacy, Science, Arts, Social Science, Computer Applications, Humanities and Management and allied sectors and for the matters connected there with or incidental thereto.

Whereas it is expedient to establish and incorporate in the State of Karnataka a University of unitary nature in private sector to promote and undertake the advancement of University Education in Engineering, Medicine, Pharmacy, Science, Arts, Social Science, Computer Applications, Humanities and Management and allied sectors and for the matters connected therewith or incidental thereto for the purposes hereinafter appearing;

Be it enacted by the Karnataka State Legislature in the sixty third year of the Republic of India as follows:-

CHAPTER – I
PRELIMINARY

1. Short title, extent and commencement.- (1) This Act may be called the PES University Act, 2012.

(2) It extends to the whole of the State of Karnataka

(3) It shall come into force on such date as the State Government may, by notification in the official Gazette, appoint.

2. Definitions.- In this Act, unless the context otherwise requires,-

- (a) "Academic Council" means the Academic Council of the University as specified in section 26;
- (b) "Agenda Matters" means all the matters and business to be designated in the Statutes each of which can be either included in the Agenda or be taken up for discussion and decision at a meeting of the Board of Governors or the Executive Council or any Committees, as the case may be, only subject to the prior written approval of the Chancellor, consenting to the passing of such matters and business at such a meeting;
- (c) "Board of Governors" means the Board of Governors of the University as constituted under section 24;
- (d) "Chancellor", "Pro Chancellor", "Vice-Chancellor", "Pro Vice-Chancellor" means respectively the Chancellor, Pro-Chancellor, Vice Chancellor and Pro Vice Chancellor of the University;
- (e) "Campus" means a campus established, maintained by the University;
- (f) "Committees" means the committees formed under this Act or by the various functionaries of the University, as the case may be, and includes the Search Committee, Nomination Committee, the Finance Committee, the Finance Council and such other committees;
- (g) "Constituent College" means a college or institution established and maintained by the University;
- (h) "Executive Council" means the Executive Council of the University as constituted under section 25;
- (i) "Finance Council" means the Finance Council of the University as constituted under section 28;
- (j) "Government" means the Government of Karnataka;
- (k) "National Accreditation Bodies" means a body established by the Central Government for laying down norms and conditions for ensuring academic standards of higher education, such as University Grants

Commission, All India Council of Technical Education, Medical Council of India, Pharmaceutical Council of India, Indian Council of Agriculture Research, National Assessment and Accreditation Council, National Council of Teacher Education, Council of Scientific and Industrial Research, and includes the Government;

- (l) "Prescribed" means prescribed by rules made by the Government under this Act.
- (m) "Principal in relation to a Constituent College" means the head of the Constituent College and includes, where there is no Principal or in the absence of a Principal appointed, the Vice-Principal or any other person for the time being appointed to act as Principal;
- (n) "Registrar" means the Registrar of the University;
- (o) "Regional Centre" means a centre established or maintained by the University for the purpose of coordinating and supervising the work of Study Centers in any region and for performing such other functions as may be conferred on such centre by the Executive Council;
- (p) "Society" means the Peoples Education Society registered under the Karnataka Societies Registration Act, 1960 (Karnataka Act 17 of 1960);
- (q) "Sponsoring Authority" or "sponsoring body" in relation to this Act means the Society;
- (r) "State" means State of Karnataka;
- (s) "Statutes" and "Regulations" means respectively, the Statutes and Regulations of the university made under this Act;
- (t) "Study centre" means a centre established and maintained by the university for the purpose of advising, counseling or for rendering any other assistance required by the students.
- (u) "Teacher" means and includes a Professor, Associate Professor, Assistant Professor, Adjunct Professor or such other person as may be appointed for imparting instruction or conducting or to guide research in the University or in a Constituent College and includes the Principal of Constituent College in conformity with the norms specified by the 'University Grants Commissions;
- (v) "University Grants Commission" means the Commission established under section 4 of the University Grants Commission Act, 1956 (Central Act 3 of 1956);
- (w) "University" means the PES University, established and incorporated under this Act;
- (x) "Visitor" means the visitor of the University as specified in section 13.

CHAPTER - II

THE UNIVERSITY AND SPONSORING BODY

3. Proposal for the establishment of the University.- (1) The Society shall have the right to establish the University of unitary nature subject to and in accordance with the provisions of this Act.

(2) The proposal to establish a University shall be made to the State Government by the Society.

(3) The proposal shall consist of the following particulars, namely:-

- (i) the objects of the University along with the details of the Society;
- (ii) the extent and status of the University and the availability of land;
- (iii) the nature and type of programs of study and research to be undertaken by the University during a period of five academic years immediately following the commencement date;
- (iv) the nature of faculties, courses of study and research proposed to be started;
- (v) the campus development such as buildings, equipment and structural amenities;
- (vi) the phased outlays of capital expenditure for a period of five academic years

immediately following the commencement date;

- (vii) the item-wise recurring expenditure, sources of finance and estimated expenditure for each student;
- (viii) the scheme for mobilizing resources and the cost of capital thereto and the manner of repayments to each source;
- (ix) the scheme of generation of funds internally through the recovery of fee from students, revenues anticipated from consultancy and other activities relating to the objects of the University and other anticipated incomes;
- (x) the details of expenditure on unit cost, the extent of concessions or rebates in fee, free ship and scholarship for students belonging to economically weaker sections and the fee structure indicating varying rate of fee, if any, that would be levied on students who are either non resident Indians or persons of Indian origin or sponsored by non resident Indians or persons of Indian origin and students of nationalities other than India;
- (xi) the years of experience and expertise in the concerned discipline at the command of the Society as well as the financial resources;
- (xii) the system for selection of students to the courses of study at the University; and
- (xiii) status of fulfillment of such other conditions as may be required by the State Government to be fulfilled before the establishment of the University.

(4) A Screening Committee shall be constituted by the State Government consisting of three member who are Ex-officio members of Karnataka State Higher Education Council to examine the proposals received, which shall make recommendations to the State Government.

4. Establishment of the University.- (1) Where the State Government, after considering the recommendations of the screening Committee and holding such inquiry as it may deem necessary, is satisfied that,-

- (i) the Society has ability to run an University with sufficient infrastructure.
- (ii) owns a land to the extent specified below in accordance with its location, namely:-
 - (a) twenty five acres of land if it is within limits of Bruhat Bangalore Mahanagara Palike;
 - (b) forty acres of land if it is out side the limits of Bruhat Bangalore Mahanagara Palike but within Bangalore Metropolitan Region Development Authority Area;
 - (c) not less than sixty acres of land in the places other than the places specified in clauses (a) and (b).

The land specified above shall consist of a single block and it shall be in the name of concerned society/ university itself. Based on the furnished particulars required in sub-section (3) of section 3, the Government may direct the Society to establish the permanent Statutory Endowment Fund as specified in section 48.

(2) After the establishment of the Permanent Statutory Endowment Fund, the Government may, by notification, in the official Gazette, accord sanction for establishment of the University of unitary nature in the State by the name of "PES University".

(3) The headquarters of the University shall be at Bangalore. The University shall have Campuses or Regional Centers, Study Centers anywhere in Karnataka and subject to the prior permission of the State Government and as per UGC norms.

(4) The First Chancellor, the First Pro-Chancellor, the First Vice-Chancellor, the First Pro-Vice-Chancellor, First members of the Board of Governors, First members of the Executive Council and the Academic Council and all persons who may hereafter become such officers or members, so long as they continue to hold such office or membership, shall constitute a body corporate and can sue and be sued in the name of the-University.

(5) On sanction for the establishment of the University under sub-section (2), the land and other movable and immovable properties acquired, created, arranged or built by the Society for the purpose of the University shall vest in the University.

(6) In all suits and other legal proceedings by or against the University, the pleading shall be signed and verified by and all processes in such suits and proceedings shall be issued to and be served on the Registrar.

(7) The land, building and other properties of the University shall not be used for any purpose other than incidental to the objects of the University.

5. Grants and Financial Assistance.- The University shall be self-financing and shall neither make a demand nor shall be entitled to any maintenance, grant-in-aid or any other financial assistance from the State or any other body or corporation owned or controlled by the State:

Provided that the State may, provide financial support through grants or otherwise:-

(a) for research, development and other activities for which other State Government organizations are provided financial assistance; or

(b) for any specific research or programs receiving support from the Government; and

(c) for the benefit of similar universities in the State whether subject to a change in State policy or otherwise:

Provided further that the university may receive any financial support from any other source.

6. Power to establish constituent College, additional campuses, Regional Centres or Study Centres.- The University may have Constituent Colleges, Regional Centres, additional campuses and Study Centres at such places in the State as it deems fit after the completion of five years after its establishment with prior approval of the State Government subject to norms of UGC and other National Accreditation bodies.

7. Objects of the University.- The University shall employ a broad range of strategies to achieve its vision and objectives,-

- (i) to Provide instruction, teaching, training, Consultancy, research and development in various disciplines in areas such as Engineering, Medicine, Pharmacy, Science, Arts, Social Sciences, Computer Applications, Humanities and Management and make Provisions for research, advancement and dissemination of knowledge on these fields and such other objects as the Society may deem fit with prior approval of the state Government;
- (ii) to design and deliver high quality training, capacity building and development systems for teachers, Professionals, and administrators in education and other systems in various locations in Karnataka;
- (iii) to develop resource centers in various locations in Karnataka and to contribute to quality education;
- (iv) to establish Campuses and have study centers at various locations in Karnataka and to contribute and develop an understanding of higher education as well as social and human development as per norms of the University Grants Commission with prior approval of the State Government;
- (v) to institute degrees, diplomas, certificates and other academic distinctions like award of credits on the basis of successful completion of academic work evaluated through multiple modern methods of assessment;
- (vi) to collaborate with any other universities, research institutions, non-profit organizations, industry associations, professional associations or other organizations offer specific education and research programs, training programs and exchange programs for students, faculty members and others;
- (vii) to disseminate knowledge and develop a public debate on issues of education and allied development fields through seminars, conferences, executive education programs, community development programs, publications and training programs and events;
- (viii) to undertake programs for development and training of faculty and researchers of the university in partnership with any other institutions of quality with prior permission of the State Government;
- (ix) to undertake collaborative research and advocacy with any organizations with prior permission of the State Government;

- (x) to undertake necessary or expedient action to pursue and promote the objectives of the University;
- (xi) to undertake any objectives as may be approved by the Government for the enhancement of higher education and other development sectors in India;

8. Powers of the University.- The University shall have the following powers, namely:-

- (i) to establish and maintain Campuses, Regional Centers and Study Centers in Karnataka as may be determined by the University from time to time in the manner laid down by the Statutes with prior approval of the Government and as per UGC norms.
- (ii) to carry out all such other activities as may be necessary or feasible in furtherance of the object of the University;
- (iii) to confer degrees or other academic distinctions in the manner and under conditions laid down in the Statutes;
- (iv) to institute and award fellowships, scholarships and prizes, awards medals etc., in accordance with the Statutes;
- (v) to demand and receive such fees, bills, invoices and collect charges as may be fixed by the Statutes or rules, as the case may be;
- (vi) to make provisions for extra curricular activities for students and employees;
- (vii) to make appointments of the Faculty, officers and employees of the University or a Constituent College, Campuses, Regional Centers, Study Centers;
- (viii) to receive voluntary donations and gifts of any kind not prohibited by any Law for the time being in force and to acquire, hold, manage, maintain and dispose of any movable or immovable property, including trust and endowment properties for the purpose of the University or a Constituent College or a Campus, Regional Centre, Study Centre;
- (ix) to institute and maintain hostels and to recognize, places of residence for students of the University or a Constituent College;
- (x) to supervise and control the residence and to regulate the discipline among the students and all categories of employees and to lay down the conditions of service of such employees, including the Code of Conduct for the students and employees;
- (xi) to create academic, administrative and support staff and other necessary posts;
- (xii) to co-operate and collaborate with other Universities in such a manner and for such purposes as the University may determine from time to time;
- (xiii) to organize and conduct refresher courses, orientation courses, workshops, seminars and other programs for teachers, lesson writers, evaluators and other academic staff;
- (xiv) to determine standards of admission to the University or a Constituent College, Regional Centers, Study Centers with the approval of Academic Council and to make admission of students of Karnataka not less than the extent provided in this Act;
- (xv) to do all such other acts or things whether incidental to the powers aforesaid or not, as may be necessary to further the objects of the University;
- (xvi) to institute Degrees, Diplomas, Certificates and other academic distinctions on the basis of examination or any other method of evaluation approved by the Government;
- (xvii) to provide for the preparation of instructional materials, including films, cassettes, tapes, video cassettes, CD, VCD and other software and other relevant electronic and print media.
- (xviii) to raise, collect, subscribe and borrow money with the approval of the Board of Governors whether on the security of the property of the University, for the purposes of the University;
- (xix) to acquire, takeover and run the management of any other educational institutions with the prior approval of the Government;
- (xx) to acquire properties with the prior approval of the Executive Council;

- (xxi) to undertake any other activities connected with or incidental to above objectives of the University.

9. University open to all classes, castes, creed, gender or nation.- The University admissions shall be open to all persons irrespective of caste, class, creed, gender or nation. All admissions shall be made on the basis of merit in the qualifying examinations:

Provided that forty percent of the admissions in all courses of the university shall be reserved for the students of Karnataka State and admissions shall be made through a Common Entrance Examination conducted by the State Government or its agency and seats shall be allotted as per the merit and reservation policy of the State Government from time to time.

Provided further that where there are less than ten seats in any course like Post Graduate, they shall be reserved by clubbing such courses together and where there are less than three posts in any course they shall be reserved by rotation.

10. National Accreditation.- The University shall seek accreditation from respective statutory national accreditation bodies soon after its establishment. Further all the courses run by Private Universities shall be as per the regulations of the National Accreditation Bodies.

11. Powers of the sponsoring body.- The sponsoring body shall have the following powers with reference to the University, each of which may be exercised by the Sponsoring Body as provided in this Act namely:-

- (i) to appoint or re-appoint or terminate the appointment of the Chancellor;
- (ii) to appoint or re-appoint or terminate the appointment of the Pro-Chancellor.
- (iii) to constitute the first Board of Governors of the University;
- (iv) to nominate the chairperson of the Board of Governors;
- (v) to nominate three persons as members of the Board of Governors;
- (vi) to nominate two persons as members of the Executive Council;
- (vii) to determine the source of funds to be contributed to the University Endowment Fund;
- (viii) to determine the application and spending of moneys by the University;
- (ix) to resolve any Conflict at the meeting of the Board of Governors in the manner provided for in this Act.

CHAPTER - III

OFFICERS OF THE UNIVERSITY

12. Officers of the University.- The following shall be the officers of the University:-

- (i) The Visitor
- (ii) The Pro-Visitor
- (iii) The Chancellor;
- (iv) The Pro Chancellor;
- (v) The Vice-Chancellor;
- (vi) The Pro Vice-Chancellor;
- (vii) The Registrar;
- (viii) The Finance Officer; and
- (ix) Such other officers as may be declared by the Statutes to be officers of the University.

13. The Visitor.- (1) His Excellency the Governor of Karnataka shall be the Visitor of the University and the visitor may offer suggestions for the improvement of the functioning of the University.

- (2) The visitor shall preside over the convocation of the university for conferring Degree and Diploma.
- (3) The Visitor shall have the following powers, namely:-

- (i) to call for any paper or information relating to the affairs of the University;
- (ii) on the basis of the information received by the Visitor, if he is satisfied that any order, proceedings, or decision taken by any authority of the University is not in conformity with the Act, regulations or rules, he may issue such directions as he may deem fit in the interest of the University and the directions so issued shall be complied with by all concerned.

14. The Pro-Visitor.- (1) The Hon'ble Minister for Higher Education of the Government of Karnataka shall be the Pro-Visitor of the University.

(2) The Pro-Visitor shall, when the Visitor is absent, preside at the Convocation of the University for conferring Degrees and Diplomas

15. The Chancellor.- (1) The Chancellor shall be appointed by the Sponsoring Body.

(2) The Current Chairperson of the Sponsoring Body shall be the first Chancellor, who shall hold for life or till he demits office.

(3) The subsequent Chancellor shall be either the then member of the Sponsoring Body or such other person of eminence of national figure in the field of education, science, culture or public life, when such an appointment is being considered, as may be decided by the Sponsoring Body.

(4) The subsequent Chancellor so appointed shall hold the office as determined by the Sponsoring Body.

(5) The Chancellor shall have such powers as may be conferred on him by this Act or the Statutes made there under, which shall include the following powers; namely:-

- (i) to function as the head of the University;
- (ii) to preside at all convocations of the University in absence of visitor and pro-visitor ;
- (iii) to function as a Chairperson of the Board of Governors of the University ;
- (iv) to appoint or re-appoint or terminate the appointment of the Vice-Chancellor, in accordance with the provisions of this Act and the Statutes;
- (v) to nominate a person as a member of the Nomination Committee as referred to in sub-section (2) of section 16 of this Act;
- (vi) to pre-approve the appointment of the Pro Vice-Chancellor, the Dean, the Registrar and the Finance Officer;
- (vii) to nominate two academicians as members on the Board of Governors;
- (viii) to appoint the first Pro Vice-Chancellor and the Finance Officer;
- (ix) to constitute the first Executive Council, the Finance Committee, the Research Council and the Academic Council;
- (x) to pre-approve the Agenda matters in the manner provided for in the Act;
- (xi) to resolve a conflict (excluding conflicts at a meeting of the Board of Governors) in the manner provided for in this Act.

(6) In the event of there being a conflict inter-se between the functionary or body and any other functionary or body of the University, then the issue shall be referred to the Chancellor and the decision of the Chancellor in respect of such issue shall be final and binding on the University.

16. The Pro Chancellor.- The Pro Chancellor shall be appointed by the Chancellor, on such terms and conditions as may be laid down by the statutes. The Pro Chancellor shall assist the Chancellor in all such matters required by the Chancellor. The roles and responsibilities of Pro Chancellor shall be laid down by statutes.

17. The Vice-Chancellor.- (1) The Vice-Chancellor shall be appointed by the Chancellor for a term of three years subject to other terms and conditions as may be laid down by the Statutes from among three persons recommended by

the Nomination Committee constituted in accordance with the provisions of sub-section (2). After the term of three years, it is renewable for another term of three years.

Provided that a Vice-chancellor shall continue to hold the office even after expiry of his term till new Vice-chancellor joins. However, in any case this period shall not exceed one year.

(2) The Nomination Committee referred to in sub-section (1) shall consist of the following persons, namely:-

- (i) One person nominated by the Chancellor;
- (ii) Two nominees of the Board of Governors, one of whom shall be nominated as the Convener of the Committee by the Board of Governors.

(3) The Search Committee shall, on the basis of merit, recommend three persons suitable to hold the office of the Vice-Chancellor and forward the same to the Chancellor along with a concise statement showing the academic qualifications and other distinctions of each person.

(4) The Vice-Chancellor shall be the Principal Executive and Academic Officer of the University and shall exercise general supervision and control over the affairs of the University and give effect to the decisions of the authorities of the University.

Provided that, where any matter, other than the appointment of a Teacher is of urgent nature requiring immediate action and the same could not be immediately dealt with by any officer or the authority or other body of the University empowered by or under this Act to deal with it, the Vice-Chancellor may take such action as he may deem fit with the prior written approval of the Chancellor.

(5) The Vice-Chancellor shall exercise such other powers and perform such other duties as may be laid down by the Statutes or the Rules.

Provided that, where in the opinion of the Vice-chancellor, any decision of any authority of the university is outside the powers conferred by this Act or Statutes, Regulations or Rules made there under or is likely to be prejudicial to the interests of the university, he shall request the concerned authority to revise its decision within fifteen days from the date of its decision and in case the authority refuses to revise such decision wholly or partly or fails to take any decision within fifteen days, then such matter shall be referred to the Chancellor and his decision thereon shall be final.

(6) The services of the Vice-Chancellor can be terminated by the Chancellor with the approval of the Board of Governors after following the principles of natural justice and after providing an opportunity to present his case including for termination on disciplinary grounds.

(7) The Vice-Chancellor shall preside at the convocation of the University in the absence of the Visitor, Pro-Visitor, Chancellor and the Pro-Chancellor.

18. The Pro Vice-Chancellor.- The Vice-Chancellor shall appoint not exceeding three pro-vice Chancellors with the Written approval of the Chancellor in such manner and they shall exercise such powers and perform such duties as may be laid down by the Statutes.

19. Deans of Faculties.- Deans of Faculties shall be appointed by the Vice-Chancellor in such manner and they shall exercise such powers and perform such duties as may be laid down by the Statutes.

20. The Registrar.- (1) The Registrar shall be appointed by the Chancellor in such manner and on such terms and conditions as may be laid down by the Statutes.

(2) All contracts as defined in statutes shall be entered into and signed by the Registrar on behalf of the University.

(3) The Registrar shall have the power to authenticate records on behalf of the University and shall exercise such other powers and perform such other duties as may be conferred by the statutes or may be required from time to time, by the Chancellor or the Vice-Chancellor.

(4) The Registrar shall be responsible for the due custody of the records and the common seal of the University and shall be bound to place before the Chancellor, the Vice-Chancellor or any other authority, all such information and documents as demanded.

21. The Finance Officer.- The Finance Officer shall be appointed by the Vice-Chancellor with the written approval of the Chancellor in such manner and he shall exercise such powers and perform such duties as may be conferred by the Statutes.

22. Other Officers.- The manner of appointment, terms and conditions of service and powers and duties of the other officers of the University shall be such as may be specified by Statutes.

CHAPTER — IV

AUTHORITIES OF THE UNIVERSITY

23. Authorities of the University.- The following shall be the authorities of the University, namely:-

- (i) The Board of Governors;
- (ii) The Executive Council;
- (iii) The Academic Council;
- (iv) Research Council;
- (v) The Finance Council; and
- (vi) Such other authorities as may be declared by the Statutes to be the authorities of the University.

24. The Board of Governors and its powers.- (1) The Board of Governors shall consist of the following, namely:-

- (i) The Chancellor- Chairperson;
- (ii) The Vice-Chancellor- Member;
- (iii) The Principal Secretary/Secretary to the State Government in the Higher Education or by his nominee not below the rank of Deputy Secretary ;
- (iv) The Principal Secretary/ Secretary to the Government in the Medical Education or by his nominee not below the rank of Deputy Secretary;
- (v) One expert from the field of management, finance or any other specialized, including administration to be nominated by the State Government;
- (vi) Two persons nominated by the Sponsoring Body of whom one shall be woman;
- (vii) The Pro Vice-Chancellor who shall be a non-voting member;
- (viii) One eminent educationist nominee of the university grant commission.

(2) The Registrar shall be non-voting member secretary of the Board of Governors.

(3) The tenure of office of the members of the Board of Governors, appointment of members, other than Government nominees, renewal and removal, etc., shall be such as may be laid down by the Statutes.

(4) All meetings of the Board of Governors shall always be chaired by the Chancellor and in his absence by any one of the nominees of the Chancellor. If Chancellor has not nominated any person to Chair such a meeting, members present in the meeting shall elect the Chairperson for that meeting only from among themselves by a simple majority.

(5) Quorum for all meetings of the Board of Governors, shall be three members attending and voting at such meeting.

Provided that the presence of either the Chancellor or one nominee of the Sponsoring Body and in the absence of the Chancellor or one nominee of Sponsoring Body, the Vice Chancellor, shall always be necessary to form the quorum for any meeting of the Board of Governors.

(6) The Board of Governors shall be the Principal Governing Body of the University and shall have the following powers, namely:

- (i) to appoint the Statutory Auditors of the University;

- (ii) to lay down policies to be pursued by the University;
- (iii) to review decisions of the other authorities of the University if they are not in conformity with the provisions of this Act, or the Statutes or the Rules;
- (iv) to approve the Budget and Annual Report of the University;
- (v) to make new or additional Statutes or amend or repeal the earlier Statutes and Rules;
- (vi) to take decision about voluntary winding up of the University;
- (vii) to approve proposals for submission to the Government;
- (viii) to nominate three members to the Fee Regulation Committee
- (ix) to take such decisions and steps as are found desirable for effectively carrying out the objects of the University.

(7) The Board of Governor shall, meet at least three times a year.

25. The Executive Council.- (1) The Executive Council shall consist of the following, namely:-

- (i) The Vice Chancellor;
- (ii) The Pro-Vice Chancellor;
- (iii) The Registrar;
- (iv) Two nominees of the Sponsoring Body;
- (v) Two Deans of the schools as nominated by the Vice Chancellor.

(2) The Vice Chancellor shall be the Chairperson of the Executive Council and the Registrar shall be the Secretary of the Executive Council.

(3) The powers and functions of the Executive Council shall be such as may be specified by the statutes.

(4) All meetings of the Executive Council shall always be chaired by the Vice Chancellor and in the absence of the Vice Chancellor, by the nominee of the Sponsoring Body and where the Sponsoring Body has not nominated any nominees, then by any other member as elected by the members present in the meeting.

(5) In the event of a conflict of opinion at a meeting of the Board of Management, the issue shall be referred to the Chancellor and the decision of the Chancellor in respect of such issue shall be final and binding on the University.

26. The Academic Council.- (1) The Academic Council shall consist of the following, namely:-

- (i) The Vice-Chancellor - Chair Person
- (ii) The Pro Vice Chancellor – Member
- (iii) The Registrar - Secretary
- (iv) Such other members as may be specified by-the Statutes.

(2) The Academic Council shall be the principal academic body of the University and shall, subject to the provisions of this Act, the Statutes, Regulations and the Rules, co-ordinate and exercise general supervision over the academic policies of the University.

27. The Research Council.- (1) Research Council shall be the Principal Research Committee of the University and shall provide the larger holistic vision of the kind of research to be undertaken by the University, including prioritization of the research areas. This Council shall, subject to the provisions of this Act, the Statutes, Regulations and the Rules, co-ordinate and exercise general supervision over the Research policies of the University.

(2) The Research Council shall consist of the following, namely:-

- (i) The Vice-Chancellor - Chair Person
- (ii) The Pro Vice Chancellor - Member

- (iii) The Dean of Research - Secretary
- (iv) Head of the Department of Innovation - Member
- (v) Deans of all Faculties – Members and
- (vi) Such other members as may be specified in the Statutes.

28. The Finance Council.- (1) The Finance Council shall consist of the following, namely:-

- (i) The Chancellor or his Nominee – Chairperson
- (ii) The Vice-Chancellor – Member
- (iii) The Registrar – Member
- (iv) The Finance Officer – Secretary
- (v) One nominee of the Sponsoring Body – Member; and
- (vi) Such other members as may be specified by the statutes.

(2) The Finance Council shall be the principal financial body of the University to take financial matters and shall, subject to the provisions of this Act, rules and statutes, undertake Co-ordination exercise, general supervisions over the financial matters of the University.

29. Other Authorities.- The constitution, the powers and functions of the other authorities of the University shall be such as may be specified by the statutes.

30. Disqualification for membership of an Authority or Body: A person shall be disqualified for being a member of any of the authorities or bodies of the University, if he;

- (a) is of unsound mind and stands so declared by a competent court;
- (b) is an undischarged insolvent;
- (c) has been convicted of any offence involving moral turpitude;
- (d) is conducting or engaging himself in private coaching classes; or
- (e) has been punished for indulging in or promoting unfair practice in the conduct of any examination, in any form, anywhere.
- (f) As and when the Sponsoring Body were to form an opinion in writing that a Member of any of the authorities or bodies is unfit to hold the post.

31. Proceedings not invalidated on account of Vacancy.- No act or Proceedings of any authority of the University shall be invalid merely by reason of the existence of any vacancy or defect in the constitution of the Authority.

32. Provisions pertaining to Agenda Matters.- (1) No agenda Matter shall be either included in the Agenda for or taken up for discussion or decided in the meeting of the Board of Governors or the Executive Council or any Committee without obtaining the prior approval of the Chancellor.

(2) In the event of breach of any provisions of this Act, the Chancellor shall be entitled at all time to immediately take remedial action by reversing all decisions taken by any functionary or body of University and consequent upon the pursuit of such a remedial action all such actions taken by the functionary or body of the university in breach of the provisions of the Act shall be deemed to be null and void ab initio and consequently ; status quo ante shall prevail in respect of the matter or decision in breach.

CHAPATER – V

STATUTES AND REGULATIONS

33. Statutes.- Subject to the provisions of this Act, the Statutes may provide for all or any matter, relating to the University and staff as given below, namely: -

- (i) the procedure for transaction of business of the Authorities of the University and the composition of bodies not specified in this Act.

- (ii) the operation of the permanent statutory endowment fund, University endowment fund, the general fund and the development fund,
- (iii) the terms and conditions of appointment of the Vice-Chancellor, the Registrar and the Finance Officer and their powers and functions,
- (iv) the mode of recruitment and the terms and conditions of service of the other officers, Teachers and employees of the University;
- (v) the procedure for resolving disputes between the University and its officers, Faculty members, employees and students;
- (vi) creation, abolition or restructuring of departments and faculties;
- (vii) the manner of co-operation with other Universities or institutions of higher learning.;
- (viii) the procedure for conferment of honorary degrees;
- (ix) provisions regarding grant of free ships and scholarships;
- (x) policies in respect of seats in different courses of studies and the procedure of admission of students to such courses;
- (xi) policy relating to the fee chargeable from students for various courses of studies;
- (xii) institution of fellowships, scholarships, studentships, free ships, medals and prizes;
- (xiii) any other matters which may be decided by the Board of Governors or required to be provided by statutes under this Act.

34. Statutes how made.- (1) The first statutes framed by the Executive Council shall be submitted to the Board of Governors for its approval.

(2) The Board of Governors shall consider the First Statutes, submitted by the Executive Council and shall give its approval thereon with such modifications, if any, as it may deem necessary.

(3) The University shall publish the First Statutes, as approved by the Board of Governors in the University Notification, and thereafter, the First Statutes shall come into force from the date of its publication.

35. Power to amend the Statutes.- The Board of Governors may, make new or additional Statutes or amend or repeal the statutes;

36. Regulations.- Subject to the provisions of this Act, the regulations may provide for the following matters, namely:-

- (i) admission of students to the University and their enrolment and continuance as such;
- (ii) the courses of study to be laid down for all degrees and other academic distinctions of the University;
- (iii) the award of degrees and other academic distinctions;
- (iv) the conditions of the award of fellowships, scholarships, studentships, medals and prizes;
- (v) the conduct of examinations and the conditions and mode of appointment and duties of examining bodies, examiners invigilators, tabulators and moderators;
- (vi) the fee to be charged for admission to the examinations, degrees and other academic distinctions of the University;
- (vii) the conditions of residence of the students at the University or a Constituent College;
- (viii) maintenance of discipline among the students of the University or a Constituent College;
- (ix) all other matters as may be provided in the Statutes under the Act.

37. Regulations how made.- The Regulations shall be made by the Academic Council and approved by Executive Council.

38. Power to amend Regulations.- The Academic Council may, with the approval of the Executive Council, make new or additional regulations or amend or repeal the regulations.

39. Fee Regulation Committee.- (1) The fee of the university seats reserved for Karnataka Students under section 9 shall be regulated by the Fee Regulation Committee constituted by the Government which shall be headed by a retired Supreme Court or High Court Judge and consists of Chancellor, Vice-Chancellor of the University, Principal Secretary or Secretary to Government incharge of Higher Education or by his nominee not below the rank of Deputy Secretary, Principal Secretary or Secretary to Government incharge of Medical Education or by his nominee not below the rank of Deputy Secretary, two Academicians nominated by the Board of Governors of whom one shall be woman. A Chartered Accountant of repute shall be co-opted for this purpose in the Committee.

(2) The Committee shall look after the compliance of the university in its admissions and collection of fee.

CHAPTER — VI MISCELLANEOUS

40. Conditions of service of employees.- (1) Every employee shall be appointed under a written contract subject to such terms and conditions as may be specified by statutes and regulations or prescribed if any by rules which shall be kept in the University and a copy of which shall be furnished to the employee concerned.

(2) Disciplinary action against the employees shall be governed by the procedure specified in the Statutes.

(3) Any dispute arising out of the contract between the University and an employee shall, be resolved in the manner provided for in the written contract and in accordance with the Statutes.

41. Right to appeal.- In case of disciplinary actions by the University against its employee or student, the aggrieved employee or students shall have a right to appeal to such authority as specified by the statutes.

42. Provident or pension fund.- The University shall constitute for the benefit of its employees such provident or pension fund and provide such insurance scheme as it may deem fit in such manner and subject to such conditions as may be specified by the statutes and the laws in force.

43. Disputes as to constitution of University authorities and bodies.- If any question arises as to whether any person has been duly elected or appointed as, or is entitled to be a member of any authority or other body of the University, the matter shall be referred to the Chancellor whose decision thereon shall be final.

44. Constitution of Committees.- Any authority of the University mentioned in section 23, shall be empowered to constitute a committee of such authority, consisting of such members having such powers as the authority may deem fit.

45. Filling of casual vacancies.- Any casual vacancy among the members, other than ex-officio members of any Authority or body of the University shall be filled in the same manner in which the member whose vacancy is to be filled up, was chosen, and the person filling the vacancy shall be a member of such authority or body for the residual term for which the person in whose place he would have been a member.

46. Protection of action taken in good faith.- No suit or other legal proceedings shall lie against any officer or other employee of the University for anything, which is done in good faith or intended to be done in pursuance of the provisions of this Act, the Statutes or the Rules.

47. Transitional provisions.- Notwithstanding anything contained in any other provisions of this Act and the Statutes:-

- (i) the first Vice-Chancellor and Pro-Vice-Chancellor, if any shall be appointed by the Chancellor;
- (ii) the first Registrar and the first Finance Officer shall be appointed by the Chancellor; and
- (iii) the first Executive Council, the first Finance Committee, the first Research Council and the first Academic Council shall be constituted by the Chancellor.

48. Permanent Statutory Endowment Fund.- (1) The University shall establish a Permanent Statutory Endowment Fund of at least rupees twenty five crores out of which at least fifteen crores shall be in cash and remaining in the form of Bank guarantee which may be increased suo moto but shall not be decreased.

Provided that in case of a University outside the Bangalore or Bangalore Rural District at least ten crores must be in form of cash and the remaining five crores shall be in form of Bank Guarantee.

(2) The University shall have power to invest the permanent Statutory Endowment Fund in such manner as may be prescribed.

(3) The University may transfer any amount from General Fund or the Development fund to the permanent statutory fund except in the event of the dissolution of the University, in no other circumstances can any moneys be transferred from permanent Statutory Endowment Fund for any other purposes.

(4) Seventy five percent of the income received from permanent Statutory Endowment Fund shall be used for the purpose of development or general work of the University. The remaining twenty five percent shall be invested in the permanent Statutory Endowment Fund.

49. University Endowment Fund.- (1) The University shall establish a University Endowment Fund having such funds as may be determined by the Sponsoring Body which can include donations and other funds received from time to time.

(2) The University shall have the power to invest the University Endowment Fund in a manner as may be specified by the Statutes.

(3) The University Endowment Fund is a self-imposed fund that the University desires to maintain voluntarily and invest it responsibly to protect itself from financial challenges that may arise on account of pursuing social objectives and/or unforeseen circumstance.

(4) The University may transfer any amount from the General Fund or the development fund to the University Endowment Fund. Excepting in the dissolution of the University, in no other circumstances moneys can be transferred from the University Endowment Fund for other purposes.

(5) Eighty percent of the incomes received from the University Endowment Fund shall be used for the purposes of development or general work of the University. The remaining twenty percent shall be reinvested into the University Endowment Fund.

50. General Fund.- (1) The University shall establish a General Fund to which the following amount shall be credited, namely:-

- (i) all fees which may be charged by the University;
- (ii) all sums received from any other source not prohibited by any law for the time being in force;
- (iii) all contributions made to the University;
- (iv) all contributions/donations made in this behalf by any other person or body which are not prohibited by any law for the time being in force.

(2) The funds credited to the General Fund shall be applied to meet all the recurring expenditure of the University.

51. Development fund.- (1) The University shall also establish a Development Fund to which the following funds shall be credited, namely:-

- (i) development fees which may be charged from students;
- (ii) all sums received from any other source for the purposes of the development of the University;
- (iii) all contributions made to the University;
- (iv) all contributions/donations made in this behalf by any other person or body which are not prohibited by any law for the time being in force; and
- (v) all incomes received from the Permanent Statutory Endowment Fund.

(2) The funds credited to the Development Fund from time to time shall be utilized for the development of the University.

52. Maintenance of funds.- The funds established under sections 48, 49, 50 and 51 shall, subject to general supervision and control of the Board of Governors, be regulated and maintained in such manner as may be prescribed.

53. Annual Report.-(1) The annual report of the University shall be prepared under the direction of the Executive Council and shall be submitted to the Board of Governors for its approval.

(2) The Board of Governors shall consider the annual report in its meeting and may approve the same with or without modification.

(3) A copy of the annual report duly approved by the Board of Governors shall be sent to the State Government before 31st December following close of the financial year in 31st March of each year.

54. Account and audit.- (1) The annual accounts and balance sheet of the University shall be prepared under the direction of the Executive Council and all funds accruing to or received by the University from all source and all amount disbursed or paid shall be entered in the account maintained by the University.

(2) The annual accounts of the University shall be audited by an auditor, who is a member of the Institute of Chartered Accountants of India, every year.

(3) A copy of the annual accounts and the balance sheet together with the audit report shall be submitted to the Board of Governors before 30th November following close of the financial year in 31 March of each year.

(4) The annual accounts, the balance sheet and the audit report shall be considered by the Board of Governors at its meeting and the Board of Governors shall forward the same to the visitor and the Government along with its observation thereon on or before 31st December of each year.

55. Mode of proof of University record.- A copy of any receipt, application, notice, order, proceeding or resolution of any authority or committee of the University or other documents in possession of the University or any entry in any register duly maintained by the University, if certified by the Registrar, shall be received as prima facie evidence of such receipt, application, notice, order, proceeding, resolution or document or the existence of entry in the register and shall be admitted as evidence of the matters and transaction therein recorded where the original thereof would, if produced, have been admissible in evidence.

56. Power of State Government to issue directions.- The State Government may give such directions to the University as in its opinion are necessary or expedient for carrying out the purposes of this Act or to give effect to any of the provisions contained therein or of any rules or orders made there under and the Board of Governor or the Executive Council, as the case may be, of the University shall comply with every such direction.

57. Penalties.- (1) Whoever contravenes the provisions of this Act or the rules made thereunder or any examination matters or in matters relating to award of degrees or in giving marks cards shall on conviction be punishable with fine of rupees fifty thousand which may extend to ten lakhs rupees or with an imprisonment for a term of six months which may extend to two years or with both.

Provided that, where the University is also involved the permission letter granted under this Act to commence the University shall be withdrawn.

(2) A penalty under this section may be imposed without prejudice to the penalty specified in any other Act.

58. Power to enter and inspect.- Any officer not below the rank of Group 'A' officer authorized by the State Government in this behalf, shall, subject to such conditions as may be specified therein under the Karnataka Educational Institutions (Prohibition of Capitation Fee) Act, 1984 (Karnataka Act 37 of 1984) shall be deemed to be the Officer authorized to exercise the same powers and discharge the same functions as provided under section 9 of that Act for the purposes of this Act.

59. Power to give direction for dissolution of the University.- (1) If the University proposes dissolution in accordance with the law governing its constitution or incorporation, it shall give at least six months prior notice in writing to the Government.

(2) The Karnataka State Higher Education Council shall conduct periodical Inspection of University regarding:-

- (i) Standard of Instructions for grant of degree;
- (ii) Quality of Education;
- (iii) Avoidance of commercialization of Higher Education;
- (iv) contravention of the provisions of the Act if any;

-and send report to the Government.

(3) On identification of mismanagement, maladministration and indiscipline, the Government shall issue directions to the management of the University to set right the administration. If the direction is not followed within such time as may be prescribed, the right to take decision for winding up of the University or any course thereof shall vest with the Government.

(4) The manner of winding up of the University or any course thereof shall be such as may be prescribed by the Government in this behalf.

Provided that no such action shall be initiated without affording a reasonable opportunity to show cause to the University.

(5) On receipt of the notice referred to in sub-section (1), the Government shall, in consultation with the relevant Regulatory Authority make such arrangements for administration of the University from the proposed date of dissolution of the University or winding up of the course and until the last batch of students in regular courses of studies of the University complete their courses of studies in such manner as may be specified by the Statues.

60. Expenditure of the University during dissolution.-(1) The expenditure of administration of the University during taking over period of its management under sub-section (5) of section 58 shall be met out of the Permanent Statutory Endowment Fund, the General Fund or the Development Fund in such manner as may be prescribed.

(2) If the fund referred to in section 48, 49, 50 and 51 are not sufficient to meet the expenditure of the University during the taking over period of its management, such expenditure may be met by disposing of the properties or asset of the University, by the Government.

(3) Where the dissolution of the University is due to mismanagement or maladministration, the Government is at liberty to identify the persons responsible for such mismanagement or maladministration and to impose penalty as it deems fit.

61. Removal of difficulties.-(1) If any difficulty arises in giving effect to the provisions of this Act, the State Government may, by a notification or by order, make such provisions, which are not inconsistent with the provisions of this Act, as appear to it to be necessary or expedient, for removing the difficulty:

Provided that, no notification or order under this section shall be made after the expiry of a period of five years from the date of commencement of this Act.

(2) Every Order made under sub-section (1), shall, as soon as may be after it is made, be laid before the State Legislature.

62. Power to make rules by the State Government.-(1) The State Government may make rules, by notification, to carryout the purposes of this Act.

(2) Every rule made under this Act shall be laid as soon as may be after it is made before each House of the State Legislature while it is in session for a total period of thirty days which may be comprised in one session or in two or more successive sessions, and if, before the expiry of the session immediately following the session or the successive sessions aforesaid, both Houses agree in making any modification in the rule or both Houses agree that the rule should not be made, the rule shall thereafter have effect only in such modified form or be of no effect, as the case may be, so however, that any such modification or annulment shall be without prejudice to the validity of anything previously done under that rule.

STATEMENT OF OBJECTS AND REASONS

The Peoples Education Society have come forward to establish private University in the State. The establishment of a private university by a well-known organization would certainly help in spreading the quality education to the needy students. This also accelerates the enhancement of gross enrolment ratio in the higher education sector, which presently stands at 11.5 percent in Karnataka.

Keeping in view the above, it is considered necessary to provide for establishment of PES University.

This private university focuses on teaching, training, research and development in the fields of Engineering, Medicine, Pharmacy, Science, Arts, Social Science, Computer Applications, Humanities and Management and allied sectors and for the matters connected therewith or incidental thereto.

Hence, the Bill.

FINANCIAL MEMORANDUM

There is no extra expenditure involved in the proposed measure.

MEMORANDUM REGARDING DELEGATED LEGISLATION

Clause 40:	Empowers the Government to prescribe by rules the terms and conditions of appointment of employee of the university.
Clause 48:	Empowers the State Government to prescribe by rules the manner of investing permanent statutory Endowment Fund.
Clause 59:	sub-clause (3) empowers the State Government to prescribe by rules the time within which the management of the university shall comply with the direction issued by the Government.
	sub-clause (4) empowers the State Government to make rules regarding the manner of winding up of the university.
Clause 60:	Empowers the State Government to make rules regarding the manner of meeting the expenditure from the permanent Statutory Endowment Fund, General Fund or the Development Fund on the taking over of the management of the university.
Clause 62:	Empowers the State Government to make rules for carrying out the purposes of the Act.

The proposed delegation of Legislative power is normal in character.

C.T.RAVI
Minister for Higher Education

P. OMPRAKASHA
Secretary
Karnataka Legislative Assembly

ವಿಶೇಷ ಪತ್ರಿಕೆ

ಭಾಗ - IV-A	ಬೆಂಗಳೂರು, ಗುರುವಾರ, ಡಿಸೆಂಬರ್ ೧೩, ೨೦೧೨ (ಮಾರ್ಗಶಿರ ೨೨, ಶಕ ವರ್ಷ ೧೯೩೪)	ನಂ. ೧೧೦೨
------------	--	----------

KARNATAKA LEGISLATIVE ASSEMBLY SECRETARIAT

NOTIFICATION

No. KLA/LGA/50/Bill/2012, Bangalore, Dated: 13.12.2012

The following Bill was introduced in Legislative Assembly on 13.12.2012.

ಕರ್ನಾಟಕ ವಿಧಾನ ಸಭೆ

ಹದಿಮೂರನೇ ವಿಧಾನ ಸಭೆ

ಹದಿನೈದನೇ ಅಧಿವೇಶನ

ರೈ ತಾಂತ್ರಿಕ ವಿಶ್ವವಿದ್ಯಾಲಯ, ಬೆಂಗಳೂರು ವಿಧೇಯಕ, 2012

(2012ರ ವಿಧಾನಸಭೆಯ ವಿಧೇಯಕ ಸಂಖ್ಯೆ 50)

ಇಂಜಿನಿಯರಿಂಗ್ ಮತ್ತು ತಂತ್ರಜ್ಞಾನ, ಆರೋಗ್ಯ ವಿಜ್ಞಾನಗಳು, ಕೃಷಿ ವಿಜ್ಞಾನಗಳು ಮತ್ತು ತಂತ್ರಜ್ಞಾನ, ವ್ಯವಸ್ಥಾಪನೆ ಮತ್ತು ತಂತ್ರಜ್ಞಾನ, ನೈಸರ್ಗಿಕ ವಿಜ್ಞಾನಗಳು, ಮಾನವಿಕಗಳು ಮತ್ತು ಸಮಾಜ ವಿಜ್ಞಾನಗಳು ಹಾಗೂ ಅವುಗಳಿಗೆ ಸಂಬಂಧಿಸಿದ ಅಥವಾ ಅವುಗಳಿಗೆ ಅನುಷ್ಠಾನಗೊಳಿಸಿದ ವಿಷಯಗಳಲ್ಲಿ ವಿಶ್ವವಿದ್ಯಾಲಯದ ಶಿಕ್ಷಣದ ಪ್ರಗತಿಪರ ವಿಚಾರಗಳನ್ನು ಪ್ರೋತ್ಸಾಹಿಸಲು ಮತ್ತು ಕೈಗೊಳ್ಳಲು ಖಾಸಗಿ ವಲಯದಲ್ಲಿ ಒಂದು ಏಕಾತ್ಮಕ ಸ್ವರೂಪದ ವಿಶ್ವವಿದ್ಯಾಲಯವನ್ನು ಕರ್ನಾಟಕ ರಾಜ್ಯದಲ್ಲಿ ಸ್ಥಾಪಿಸಿ ನಿಗಮಿತಗೊಳಿಸುವುದಕ್ಕಾಗಿ ಒಂದು ವಿಧೇಯಕ.

ಇಲ್ಲಿ ಇನ್ನು ಮುಂದೆ ಕಂಡುಬರುವ ಉದ್ದೇಶಗಳಿಗಾಗಿ ಇಂಜಿನಿಯರಿಂಗ್ ಮತ್ತು ತಂತ್ರಜ್ಞಾನ, ಆರೋಗ್ಯ ವಿಜ್ಞಾನಗಳು, ಕೃಷಿ ವಿಜ್ಞಾನಗಳು, ವ್ಯವಸ್ಥಾಪನೆ ಮತ್ತು ತಂತ್ರಜ್ಞಾನ, ನೈಸರ್ಗಿಕ ವಿಜ್ಞಾನಗಳು, ಮಾನವಿಕಗಳು ಮತ್ತು ಸಮಾಜ ವಿಜ್ಞಾನಗಳು ಹಾಗೂ ಅವುಗಳಿಗೆ ಸಂಬಂಧಿಸಿದ ಅಥವಾ ಅವುಗಳಿಗೆ ಅನುಷ್ಠಾನಗೊಳಿಸಿದ ವಿಷಯಗಳಲ್ಲಿ ವಿಶ್ವವಿದ್ಯಾಲಯದ ಶಿಕ್ಷಣದ ಪ್ರಗತಿಪರ ವಿಚಾರಗಳನ್ನು ಪ್ರೋತ್ಸಾಹಿಸಲು ಮತ್ತು ಕೈಗೊಳ್ಳಲು ಖಾಸಗಿ ವಲಯದಲ್ಲಿ ಒಂದು ಏಕಾತ್ಮಕ ಸ್ವರೂಪದ ವಿಶ್ವವಿದ್ಯಾಲಯವನ್ನು ಕರ್ನಾಟಕ ರಾಜ್ಯದಲ್ಲಿ ಸ್ಥಾಪಿಸಿ ನಿಗಮಿತಗೊಳಿಸುವುದು ಯುಕ್ತವಾಗಿರುವುದರಿಂದ;

ಇದು ಭಾರತ ಗಣರಾಜ್ಯದ ಅರವತ್ತೊಂದನೇ ವರ್ಷದಲ್ಲಿ ಕರ್ನಾಟಕ ರಾಜ್ಯ ವಿಧಾನಮಂಡಲದಿಂದ ಈ ಮುಂದಿನಂತೆ ಅಧಿನಿಯಮಿತವಾಗಲಿ:-

ಅಧ್ಯಾಯ - I

ಪ್ರಾರಂಭಿಕ

1. ಸಂಕ್ಷಿಪ್ತ ಹೆಸರು, ವ್ಯಾಪ್ತಿ ಮತ್ತು ಪ್ರಾರಂಭ.- (1) ಈ ಅಧಿನಿಯಮವನ್ನು ರೈ ತಾಂತ್ರಿಕ ವಿಶ್ವವಿದ್ಯಾಲಯ ಬೆಂಗಳೂರು, ಅಧಿನಿಯಮ, 2012 ಎಂದು ಕರೆಯತಕ್ಕದ್ದು.

(2) ಇದು ಇಡೀ ಕರ್ನಾಟಕ ರಾಜ್ಯಕ್ಕೆ ವ್ಯಾಪ್ತವಾಗತಕ್ಕದ್ದು.

(3) ಇದು ರಾಜ್ಯ ಸರ್ಕಾರವು ಸರ್ಕಾರಿ ರಾಜ್ಯಪತ್ರದಲ್ಲಿ ಅಧಿಸೂಚನೆಯ ಮೂಲಕ ಗೊತ್ತುಪಡಿಸಬಹುದಾದ ಅಂಥ ದಿನಾಂಕದಂದು ಜಾರಿಗೆ ಬರತಕ್ಕದ್ದು.

2. ಪರಿಭಾಷೆಗಳು.- ಈ ಅಧಿನಿಯಮದಲ್ಲಿ, ಸಂದರ್ಭವು ಅನ್ಯಥಾ ಅಗತ್ಯಪಡಿಸಿದ ಹೊರತು,-

(ಎ) “ಶೈಕ್ಷಣಿಕ ಪರಿಷತ್ತು (ಅಕೆಡೆಮಿಕ್ ಕೌನ್ಸಿಲ್)” ಎಂದರೆ, 25ನೇ ಪ್ರಕರಣದ ಅಡಿಯಲ್ಲಿ ಸ್ಥಾಪಿಸಲಾದ ವಿಶ್ವವಿದ್ಯಾಲಯದ ಶೈಕ್ಷಣಿಕ ಪರಿಷತ್ತು;

(ಬಿ) “ಕಾರ್ಯಸೂಚಿ ವಿಷಯಗಳು”, ಎಂದರೆ, ಪರಿನಿಯಮಗಳಲ್ಲಿ ಹೆಸರಿಸಬಹುದಾದ ಮತ್ತು ಒಂದು ಸಭೆಯಲ್ಲಿ ಆ ವಿಷಯಗಳನ್ನು ಮತ್ತು ಕಲಾಪಗಳನ್ನು ಅನುಮೋದಿಸಬಹುದೆಂದು ತಮ್ಮ ಸಮ್ಮತಿ ಸೂಚಿಸಿ ಕುಲಾಧಿಪತಿಯವರು ಮುಂಚಿತವಾಗಿಯೇ ಲಿಖಿತ ಅನುಮೋದನೆಯನ್ನು ಕೊಟ್ಟಿದ್ದಾಗ ಮಾತ್ರವೇ ಸಂದರ್ಭಾನುಸಾರ ಪ್ರಬಂಧಕ ಮಂಡಳಿ ಅಥವಾ ವ್ಯವಸ್ಥಾಪನಾ ಮಂಡಳಿ ಅಥವಾ ಯಾವುದೇ ಸಮಿತಿಯವರು ಕಾರ್ಯಸೂಚಿಯಲ್ಲಿ ಸೇರಿಸಬಹುದಾದ ಅಥವಾ ಸಭೆಯಲ್ಲಿ ಚರ್ಚೆಗೆ ತೆಗೆದುಕೊಂಡು ನಿರ್ಣಯವನ್ನು ಕೊಡಬಹುದಾದ ಎಲ್ಲಾ ವಿಷಯಗಳು ಮತ್ತು ಕಲಾಪಗಳು;

(ಸಿ) “ಪ್ರಬಂಧಕ ಮಂಡಳಿ” ಎಂದರೆ, 23ನೇ ಪ್ರಕರಣದ ಅಡಿಯಲ್ಲಿ ನಿರ್ದಿಷ್ಟಪಡಿಸಿರುವ ವಿಶ್ವವಿದ್ಯಾಲಯದ ಪ್ರಬಂಧಕ ಮಂಡಳಿ;

(ಡಿ) “ವ್ಯವಸ್ಥಾಪನಾ ಮಂಡಳಿ” ಎಂದರೆ, 24ನೇ ಪ್ರಕರಣದ ಅಡಿಯಲ್ಲಿ ರಚಿಸಲಾದ ವಿಶ್ವವಿದ್ಯಾಲಯದ ವ್ಯವಸ್ಥಾಪನಾ ಮಂಡಳಿ;

(ಇ) “ಕುಲಾಧಿಪತಿ”, “ಕುಲಪತಿ”, “ಸಹಕುಲಪತಿ” ಎಂದರೆ, ಅನುಕ್ರಮವಾಗಿ ವಿಶ್ವವಿದ್ಯಾಲಯದ ಕುಲಾಧಿಪತಿ, ಕುಲಪತಿ ಮತ್ತು ಸಹಕುಲಪತಿ;

(ಎಫ್) “ಕ್ಯಾಂಪಸ್” ಎಂದರೆ, ಅದು ಎಲ್ಲಾದರೂ ಇರಲಿ ವಿಶ್ವವಿದ್ಯಾಲಯವು ಸ್ಥಾಪಿಸಿದ, ನಿರ್ವಹಿಸುವ ಒಂದು ಕ್ಯಾಂಪಸ್;

(ಜಿ) “ಸಮಿತಿಗಳು” ಎಂದರೆ, ಈ ಅಧಿನಿಯಮದಡಿಯಲ್ಲಿ ರೂಪಿಸಲಾದ ಸಮಿತಿಗಳು ಅಥವಾ ಸಂದರ್ಭಾನುಸಾರವಾಗಿ ವಿಶ್ವವಿದ್ಯಾಲಯದ ವಿವಿಧ ಕಾರ್ಯಕರ್ತರು ರಚಿಸಿರುವ ಸಮಿತಿಗಳು ಮತ್ತು ಅದರಲ್ಲಿ ನಾಮನಿರ್ದೇಶನ ಸಮಿತಿ, ಹಣಕಾಸು ಸಮಿತಿ ಮತ್ತು ಅಂಥ ಇತರ ಸಮಿತಿಗಳು ಒಳಗೊಳ್ಳುತ್ತವೆ;

(ಎಚ್) “ಘಟಕ ಕಾಲೇಜು” ಎಂದರೆ, ವಿಶ್ವವಿದ್ಯಾಲಯವು ಸ್ಥಾಪಿಸಿ ನಿರ್ವಹಿಸುತ್ತಿರುವ ಒಂದು ಕಾಲೇಜು ಅಥವಾ ಸಂಸ್ಥೆ;

(ಐ) “ಹಣಕಾಸು ಸಮಿತಿ” ಎಂದರೆ, 27ನೇ ಪ್ರಕರಣದ ಅಡಿಯಲ್ಲಿ ನಿರ್ದಿಷ್ಟಪಡಿಸಿರುವ ವಿಶ್ವವಿದ್ಯಾಲಯದ ಹಣಕಾಸು ಸಮಿತಿ;

(ಜೆ) “ಪ್ರತಿಷ್ಠಾನ” ಎಂದರೆ ರೈ ಪ್ರತಿಷ್ಠಾನ, ಇದು ನೋಂದಣಿ ಅಧಿನಿಯಮ, 1908 ರ ಅಡಿಯಲ್ಲಿ ಮತ್ತು ಆದಾಯ ತೆರಿಗೆ ಅಧಿನಿಯಮ, 1961ರ 12ಎ ಪ್ರಕರಣದ ಅಡಿಯಲ್ಲಿ ನೋಂದಾಯಿತವಾದ ಒಂದು ಸಾರ್ವಜನಿಕ ಧರ್ಮಾದಾಯ ನ್ಯಾಸ;

(ಕೆ) “ಸರ್ಕಾರ” ಎಂದರೆ, ಕರ್ನಾಟಕ ಸರ್ಕಾರ;

- (ಎಲ್) “ರಾಷ್ಟ್ರೀಯ ಅಧಿಮಾನ್ಯತಾ ಸಂಸ್ಥೆಗಳು” ಎಂದರೆ, ವಿಶ್ವವಿದ್ಯಾಲಯ ಅನುದಾನಗಳ ಆಯೋಗ, ಅಖಿಲ ಭಾರತ ತಾಂತ್ರಿಕ ವಿದ್ಯಾಪರಿಷತ್ತು, ಭಾರತೀಯ ವೈದ್ಯಕೀಯ ಪರಿಷತ್ತು, ಭಾರತೀಯ ಔಷಧ ವಿಜ್ಞಾನ ಪರಿಷತ್ತು, ಭಾರತೀಯ ಕೃಷಿ ಸಂಶೋಧನಾ ಪರಿಷತ್ತು, ರಾಷ್ಟ್ರೀಯ ಮೌಲ್ಯಮಾಪನ ಮತ್ತು ಅಧಿಮಾನ್ಯತಾ ಪರಿಷತ್ತು, ರಾಷ್ಟ್ರೀಯ ಬೋಧಕ ಶಿಕ್ಷಣ ಪರಿಷತ್ತು, ದೂರಶಿಕ್ಷಣ ಪರಿಷತ್ತು, ವೈಜ್ಞಾನಿಕ ಮತ್ತು ಕೈಗಾರಿಕಾ ಸಂಶೋಧನಾ ಪರಿಷತ್ತುಗಳಂಥವುಗಳು, ಉನ್ನತ ಶಿಕ್ಷಣದಲ್ಲಿ ಗುಣಮಟ್ಟದ ಶಿಕ್ಷಣ ದೊರೆಯುವಂತೆ ನೋಡಿಕೊಳ್ಳುವುದಕ್ಕಾಗಿ ಹಾಗೂ ಗುಣಮಟ್ಟಗಳು ಮತ್ತು ಷರತ್ತುಗಳನ್ನು ವಿಧಿಸುವುದಕ್ಕಾಗಿ, ಕೇಂದ್ರ ಸರ್ಕಾರವು ಸ್ಥಾಪಿಸಿರುವ ಒಂದು ಸಂಸ್ಥೆ ಮತ್ತು ಇದರಲ್ಲಿ ಸರ್ಕಾರವೂ ಸೇರಿರುತ್ತದೆ;
- (ಎಂ) “ನಿಯಮಿಸಲಾದುದು” ಎಂದರೆ, ಈ ಅಧಿನಿಯಮದಡಿಯಲ್ಲಿ ಸರ್ಕಾರವು ರಚಿಸಲಾದ ನಿಯಮಗಳ ಮೂಲಕ ನಿಯಮಿಸಲಾದುದು;
- (ಎನ್) “ಒಂದು ಘಟಕ ಕಾಲೇಜಿಗೆ ಸಂಬಂಧಪಟ್ಟಂತೆ ಪ್ರಾಂಶುಪಾಲರು” ಎಂದರೆ, ಘಟಕ ಕಾಲೇಜಿನ ಮುಖ್ಯಸ್ಥರು ಮತ್ತು ಪ್ರಾಂಶುಪಾಲರು ಇಲ್ಲದಿದ್ದಲ್ಲಿ ಅಥವಾ ನೇಮಕವಾದ ಪ್ರಾಂಶುಪಾಲರ ಗೈರುಹಾಜರಿಯಲ್ಲಿ, ಪ್ರಾಂಶುಪಾಲರಾಗಿ ಕರ್ತವ್ಯ ನಿರ್ವಹಿಸಲು ತಾತ್ಕಾಲಿಕವಾಗಿ ನೇಮಕಗೊಂಡಿರುವ ಉಪಪ್ರಾಂಶುಪಾಲರು ಅಥವಾ ಯಾವೊಬ್ಬ ಇತರ ವ್ಯಕ್ತಿಯೂ ಇದರಲ್ಲಿ ಒಳಗೊಳ್ಳುತ್ತಾರೆ;
- (ಒ) “ಕುಲಸಚಿವರು” ಎಂದರೆ, ವಿಶ್ವವಿದ್ಯಾಲಯದ ಕುಲಸಚಿವರು;
- (ಪಿ) “ಪ್ರಾದೇಶಿಕ ಕೇಂದ್ರ” ಎಂದರೆ, ಯಾವುದೇ ಪ್ರದೇಶದಲ್ಲಿನ ಅಧ್ಯಯನ ಕೇಂದ್ರಗಳ ಕಾರ್ಯವನ್ನು ಸಮನ್ವಯಗೊಳಿಸುವ ಮತ್ತು ಮೇಲ್ವಿಚಾರಣೆ ಮಾಡುವ ಉದ್ದೇಶಕ್ಕಾಗಿ ಮತ್ತು ಅಂಥ ಕೇಂದ್ರಕ್ಕೆ ವ್ಯವಸ್ಥಾಪನಾ ಮಂಡಳಿಯು ವಹಿಸಿಕೊಡಬಹುದಾದ ಅಂಥ ಇತರ ಕರ್ತವ್ಯಗಳನ್ನು ನೆರವೇರಿಸುವುದಕ್ಕಾಗಿ ವಿಶ್ವವಿದ್ಯಾಲಯವು ಸ್ಥಾಪಿಸಿದ ಅಥವಾ ನಿರ್ವಹಿಸಿಕೊಂಡುಬರುವ ಒಂದು ಕೇಂದ್ರ;
- (ಕ್ಯೂ) ಈ ಅಧಿನಿಯಮಕ್ಕೆ ಸಂಬಂಧಿಸಿದಂತೆ “ಪ್ರಾಯೋಜಕ ಪ್ರಾಧಿಕಾರ” ಅಥವಾ “ಪ್ರಾಯೋಜಕ ಸಂಸ್ಥೆ” ಎಂದರೆ, ನ್ಯಾಸ;
- (ಆರ್) “ರಾಜ್ಯ” ಎಂದರೆ, ಕರ್ನಾಟಕ ರಾಜ್ಯ;
- (ಎಸ್) “ಪರಿನಿಯಮಗಳು” ಮತ್ತು “ವಿನಿಯಮಗಳು” ಎಂದರೆ, ಈ ಅಧಿನಿಯಮದ ಅಡಿಯಲ್ಲಿ ರಚಿಸಿದ ಅನುಕ್ರಮವಾಗಿ ವಿಶ್ವವಿದ್ಯಾಲಯದ ಪರಿನಿಯಮಗಳು ಮತ್ತು ವಿನಿಯಮಗಳು;
- (ಟಿ) “ಅಧ್ಯಯನ ಕೇಂದ್ರ” ಎಂದರೆ, ಶಿಕ್ಷಣದ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ಅಗತ್ಯವಾದ ಬುದ್ಧಿವಾದ, ಸಲಹೆಗಳನ್ನು ನೀಡುವ ಅಥವಾ ಇತರ ಯಾವುದೇ ನೆರವನ್ನು ನೀಡುವ ಉದ್ದೇಶಕ್ಕಾಗಿ ವಿಶ್ವವಿದ್ಯಾಲಯವು ಸ್ಥಾಪಿಸಿದ ಮತ್ತು ನಿರ್ವಹಿಸಿಕೊಂಡುಬಂದ ಒಂದು ಕೇಂದ್ರ;
- (ಯು) “ಅಧ್ಯಾಪಕರು” ಎಂದರೆ, ಒಬ್ಬ ಪ್ರಾಧ್ಯಾಪಕರು, ಸಹಪ್ರಾಧ್ಯಾಪಕರು, ಸಹಾಯಕ ಪ್ರಾಧ್ಯಾಪಕರು, ಅಥವಾ ವಿಶ್ವವಿದ್ಯಾಲಯದಲ್ಲಿ ಅಥವಾ ಒಂದು ಘಟಕ ಕಾಲೇಜಿನಲ್ಲಿ ಬೋಧಿಸುವುದಕ್ಕೆ ಅಥವಾ ಸಂಶೋಧನೆ ನಡೆಸುವುದಕ್ಕೆ ಅಥವಾ ಸಂಶೋಧನೆಗೆ ಮಾರ್ಗದರ್ಶನ ನೀಡುವುದಕ್ಕೆ ನೇಮಕವಾದ ಅಂಥ ಇತರ ವ್ಯಕ್ತಿ ಮತ್ತು ವಿಶ್ವವಿದ್ಯಾಲಯ ಅನುದಾನ ಆಯೋಗವು ನಿಯಮಿಸಿದ ಗುಣಮಟ್ಟಗಳಿಗೆ ಅನುಸಾರವಾಗಿ ಇರುವ ಘಟಕ ಕಾಲೇಜಿನ ಪ್ರಾಂಶುಪಾಲರು ಇದರಲ್ಲಿ ಒಳಗೊಳ್ಳುತ್ತಾರೆ;
- (ವಿ) “ವಿಶ್ವವಿದ್ಯಾಲಯ ಅನುದಾನಗಳ ಆಯೋಗ” ಎಂದರೆ, ವಿಶ್ವವಿದ್ಯಾಲಯ ಅನುದಾನಗಳ ಆಯೋಗ ಅಧಿನಿಯಮ, 1956ರ (1956ರ ಕೇಂದ್ರ ಅಧಿನಿಯಮ 3) 4ನೇ ಪ್ರಕರಣದ ಅಡಿಯಲ್ಲಿ ಸ್ಥಾಪಿತವಾದ ಆಯೋಗ;
- (ಡಬ್ಲ್ಯೂ) “ವಿಶ್ವವಿದ್ಯಾಲಯ” ಎಂದರೆ, ಈ ಅಧಿನಿಯಮದಡಿಯಲ್ಲಿ ಸ್ಥಾಪಿಸಿ ನಿಗಮಿತಗೊಳಿಸಲಾದ ರೈ ತಾಂತ್ರಿಕ ವಿಶ್ವವಿದ್ಯಾಲಯ ಬೆಂಗಳೂರು;
- (ಎಕ್ಸ್) “ಸಂದರ್ಶಕರು” ಎಂದರೆ, 13ನೇ ಪ್ರಕರಣದ ಅಡಿಯಲ್ಲಿ ನಿರ್ದಿಷ್ಟಪಡಿಸಿದ ವಿಶ್ವವಿದ್ಯಾಲಯದ ಸಂದರ್ಶಕರು.

ಅಧ್ಯಾಯ- II

ವಿಶ್ವವಿದ್ಯಾಲಯ ಮತ್ತು ಪ್ರಾಯೋಜಕ ಸಂಸ್ಥೆ

3. ವಿಶ್ವವಿದ್ಯಾಲಯದ ಸ್ಥಾಪನೆಗೆ ಪ್ರಸ್ತಾವ.- (1) ಈ ಅಧಿನಿಯಮದ ಉಪಬಂಧಗಳಿಗೆ ಒಳಪಟ್ಟು ಮತ್ತು ಅದಕ್ಕನುಸಾರವಾಗಿ ವಿಕಾತ್ಮಕ ಸ್ವರೂಪದ ವಿಶ್ವವಿದ್ಯಾಲಯವನ್ನು ಸ್ಥಾಪಿಸುವ ಹಕ್ಕನ್ನು ನ್ಯಾಸವು ಹೊಂದಿರತಕ್ಕದ್ದು.

(2) ನ್ಯಾಸವು ರಾಜ್ಯ ಸರ್ಕಾರಕ್ಕೆ ವಿಶ್ವವಿದ್ಯಾಲಯವನ್ನು ಸ್ಥಾಪಿಸುವ ಪ್ರಸ್ತಾವವನ್ನು ಸಲ್ಲಿಸತಕ್ಕದ್ದು.

(3) ಪ್ರಸ್ತಾವವು ಈ ಮುಂದಿನ ವಿವರಗಳನ್ನು ಒಳಗೊಂಡಿರತಕ್ಕದ್ದು, ಎಂದರೆ:-

- ನ್ಯಾಸದ ವಿವರಗಳೊಂದಿಗೆ ವಿಶ್ವವಿದ್ಯಾಲಯದ ಧೈಯೋದ್ದೇಶಗಳು;
- ವಿಶ್ವವಿದ್ಯಾಲಯದ ವ್ಯಾಪ್ತಿ ಮತ್ತು ಸ್ಥಾನಮಾನ ಹಾಗೂ ಭೂಮಿಯ ಲಭ್ಯತೆ;
- ಪ್ರಾರಂಭದ ದಿನಾಂಕದಿಂದ ನಿಕಟ ಐದು ಶೈಕ್ಷಣಿಕ ವರ್ಷಗಳ ಅವಧಿಯಲ್ಲಿ ವಿಶ್ವವಿದ್ಯಾಲಯವು ಕೈಗೊಳ್ಳಬೇಕೆಂದಿರುವ ಅಧ್ಯಯನ ಮತ್ತು ಸಂಶೋಧನಾ ಕಾರ್ಯಕ್ರಮಗಳ ಸ್ವರೂಪ ಮತ್ತು ಬಗೆಗಳು;
- ಪ್ರಾರಂಭಿಸಬೇಕೆಂದು ಪ್ರಸ್ತಾಪಿಸಿರುವ ವ್ಯಾಸಂಗ ವಿಭಾಗಗಳು (ಘಾತಕಲ್ಪಿಗಳು), ಅಧ್ಯಯನ ಕ್ರಮಗಳು ಮತ್ತು ಸಂಶೋಧನೆಗಳ ಸ್ವರೂಪ;
- ಕಟ್ಟಡಗಳು, ಸಲಕರಣೆಗಳು ಮತ್ತು ರಚನಾ ಸೌಕರ್ಯಗಳನ್ನು ಒದಗಿಸುವಂಥ ಕ್ಯಾಂಪಸ್ ಅಭಿವೃದ್ಧಿ;
- ಪ್ರಾರಂಭದ ದಿನಾಂಕದ ನಿಕಟ ಐದು ಶೈಕ್ಷಣಿಕ ವರ್ಷಗಳ ಅವಧಿಗಾಗಿ ಬಂಡವಾಳ ವೆಚ್ಚದ ಹಂತಗಳು;
- ಬಾಬುವಾರು ಆವರ್ತಕ ವೆಚ್ಚ, ಆರ್ಥಿಕ ಮೂಲಗಳು ಮತ್ತು ಪ್ರತಿಯೊಬ್ಬ ವಿದ್ಯಾರ್ಥಿಗೆ ತಗಲುವ ಅಂದಾಜು ವೆಚ್ಚ;

- (viii) ಸಂಪನ್ಮೂಲ ಸಂಗ್ರಹಣೆಗಾಗಿ ಯೋಜನೆ ಮತ್ತು ಅದಕ್ಕೆ ಬಂಡವಾಳದಿಂದ ತಗಲುವ ವೆಚ್ಚ ಹಾಗೂ ಪ್ರತಿಯೊಂದು ಮೂಲಕ್ಕೂ ಮರು ಸಂದಾಯ ಮಾಡುವ ರೀತಿ;
- (ix) ವಿದ್ಯಾರ್ಥಿಗಳಿಂದ ಶುಲ್ಕ ವಸೂಲು ಮಾಡಿ ಆಂತರಿಕವಾಗಿ ನಿಧಿ ಸಂಗ್ರಹಿಸುವ ಯೋಜನೆ, ಸಲಹಾ ಸೇವೆ ಮತ್ತು ವಿಶ್ವವಿದ್ಯಾಲಯದ ಧೈಯೋದ್ದೇಶಗಳಿಗೆ ಸಂಬಂಧಿಸಿದ ಇತರ ಚಟುವಟಿಕೆಗಳಿಂದ ನಿರೀಕ್ಷಿತ ವರಮಾನಗಳು ಮತ್ತು ಇತರ ನಿರೀಕ್ಷಿತ ವರಮಾನಗಳು;
- (x) ಘಟಕವೊಂದಕ್ಕೆ ತಗಲುವ ವೆಚ್ಚದ ವಿವರಗಳು, ಆರ್ಥಿಕವಾಗಿ ದುರ್ಬಲವಾದ ವರ್ಗಗಳಿಗೆ ಸೇರಿದ ವಿದ್ಯಾರ್ಥಿಗಳಿಗೆ ಶುಲ್ಕ, ಉಚಿತ ಶಿಕ್ಷಣ (ಫ್ರಿಶಿಪ್) ಮತ್ತು ವಿದ್ಯಾರ್ಥಿ ವೇತನದಲ್ಲಿ ನೀಡುವ ರಿಯಾಯಿತಿ ಅಥವಾ ವಿನಾಯಿತಿಯ ಪರಿಮಿತಿಯ ವಿವರಗಳನ್ನು ಮತ್ತು ಅನಿವಾಸಿ ಭಾರತೀಯರು ಅಥವಾ ಭಾರತೀಯ ಮೂಲದ ವ್ಯಕ್ತಿಗಳಿಗೆ ಅಥವಾ ಅನಿವಾಸಿ ಭಾರತೀಯರು ಅಥವಾ ಭಾರತೀಯ ಮೂಲದ ವ್ಯಕ್ತಿಗಳು ಪ್ರಾಯೋಜಿಸಿದ ವಿದ್ಯಾರ್ಥಿಗಳಿಗೆ ಮತ್ತು ಭಾರತವನ್ನುಳಿದು ಇತರ ರಾಷ್ಟ್ರಗಳ ವಿದ್ಯಾರ್ಥಿಗಳಿಗೆ ವಿಧಿಸತಕ್ಕ ಶುಲ್ಕದ ದರಗಳು ಬೇರೆ ಬೇರೆ ಇದ್ದಲ್ಲಿ ಅವುಗಳನ್ನು ಸೂಚಿಸುವ ಶುಲ್ಕ ರಚನೆಯ ವಿವರಗಳು;
- (xi) ಸಂಬಂಧಪಟ್ಟ ವಿದ್ಯಾ ವಿಭಾಗದಲ್ಲಿ ಎಷ್ಟು ವರ್ಷಗಳ ಅನುಭವ ಮತ್ತು ಪರಿಣಿತಿಯನ್ನು ನ್ಯಾಸವು ದೊರಕಿಸಿಕೊಡಲಿದೆ ಹಾಗೂ ಅದರ ಹಣಕಾಸಿನ ಸಂಪನ್ಮೂಲಗಳು;
- (xii) ವಿಶ್ವವಿದ್ಯಾಲಯದಲ್ಲಿರುವ ಅಧ್ಯಯನ ಕ್ರಮಗಳಿಗೆ ವಿದ್ಯಾರ್ಥಿಗಳನ್ನು ಆಯ್ಕೆ ಮಾಡುವುದಕ್ಕಾಗಿ ಇರುವ ವ್ಯವಸ್ಥೆ;
- (xiii) ವಿಶ್ವವಿದ್ಯಾಲಯವು ಸ್ಥಾಪನೆಯಾಗುವುದಕ್ಕೆ ಮೊದಲು ನೆರವೇರಿಸಬೇಕೆಂದು ರಾಜ್ಯ ಸರ್ಕಾರವು ಅಗತ್ಯಪಡಿಸಬಹುದಾದ ಅಂಥ ಇತರ ಷರತ್ತುಗಳ ನೆರವೇರಿಕೆಯ ಹಂತ.

(4) ಸ್ವೀಕರಿಸಿದ ಪ್ರಸ್ತಾವಗಳನ್ನು ಪರೀಕ್ಷಿಸಲು ರಾಜ್ಯ ಸರ್ಕಾರವು, ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಪರಿಷತ್ತಿನ ಪದನಿಮಿತ್ತ ಸದಸ್ಯರಾದ ಮೂರು ಸದಸ್ಯರುಗಳನ್ನು ಒಳಗೊಂಡ ಒಂದು ಪರಿಶೋಧನಾ ಸಮಿತಿಯನ್ನು ರಚಿಸತಕ್ಕದ್ದು ಮತ್ತು ಅದು ರಾಜ್ಯ ಸರ್ಕಾರಕ್ಕೆ ಶಿಫಾರಸ್ಸನ್ನು ಮಾಡತಕ್ಕದ್ದು.

4. ವಿಶ್ವವಿದ್ಯಾಲಯದ ಸ್ಥಾಪನೆ.- (1) ರಾಜ್ಯ ಸರ್ಕಾರವು ಪರಿಶೋಧನಾ ಸಮಿತಿಯು ಮಾಡಿದ ಶಿಫಾರಸ್ಸುಗಳನ್ನು ಪರಿಶೀಲಿಸಿದ ತರುವಾಯ ಮತ್ತು ತಾನು ಅವಶ್ಯವೆಂದು ಭಾವಿಸುವಂಥ ವಿಚಾರಣೆಯನ್ನು ನಡೆಸಿದ ತರುವಾಯ,-

- (i) ನ್ಯಾಸವು ಸಾಕಷ್ಟು ಮೂಲ ಸೌಕರ್ಯದೊಂದಿಗೆ ವಿಶ್ವವಿದ್ಯಾಲಯವೊಂದನ್ನು ನಡೆಸಲು ಸಮರ್ಥವಾಗಿದೆ ಎಂದು ಅದು ಮನಗಂಡರೆ;
- (ii) ಪ್ರದೇಶಕ್ಕನುಸಾರವಾಗಿ ಕೆಳಗೆ ನಿರ್ದಿಷ್ಟ ಪಡಿಸಿದ ವ್ಯಾಪ್ತಿಗೆ ಭೂಮಿಯ ಒಡೆಯತನವನ್ನು ಹೊಂದಿರತಕ್ಕದ್ದು, ಎಂದರೆ:-
 - (ಎ) ಭೂಮಿಯು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಮಿತಿಯೊಳಗಿದ್ದರೆ ಇಪ್ಪತ್ತೈದು ಎಕರೆಗಳು;
 - (ಬಿ) ಭೂಮಿಯು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಮಿತಿಯಿಂದ ಹೊರಗೆ ಇದ್ದು ಆದರೆ ಬೆಂಗಳೂರು ಮಹಾನಗರ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ಪ್ರದೇಶದ ಒಳಗೆ ಇದ್ದರೆ ನಲವತ್ತು ಎಕರೆಗಳು;
 - (ಸಿ) ಭೂಮಿಯು (ಎ) ಮತ್ತು (ಬಿ) ಖಂಡಗಳಲ್ಲಿ ನಿರ್ದಿಷ್ಟಪಡಿಸಿದ ಸ್ಥಳಗಳನ್ನು ಹೊರತುಪಡಿಸಿದ್ದರೆ ಅರವತ್ತು ಎಕರೆಗಳಿಗಿಂತ ಕಡಿಮೆ ಇರತಕ್ಕದ್ದಲ್ಲ.

ಮೇಲೆ ನಿರ್ದಿಷ್ಟಪಡಿಸಿದ ಭೂಮಿಯು ಏಕ ಘಟಕ (ಸಿಂಗಲ್ ಬ್ಲಾಕ್) ದಲ್ಲಿರತಕ್ಕದ್ದು ಮತ್ತು ಇದು ಸಂಬಂಧಪಟ್ಟ ನ್ಯಾಸ /ಪ್ರತಿಷ್ಠಾನ/ ಸಂಸ್ಥೆ/ ವಿಶ್ವವಿದ್ಯಾಲಯದ ಹೆಸರಿನಲ್ಲಿರತಕ್ಕದ್ದು. 3ನೇ ಪ್ರಕರಣದ (3)ನೇ ಉಪಪ್ರಕರಣದಲ್ಲಿ ಅಗತ್ಯಪಡಿಸಲಾದಂತೆ ನ್ಯಾಸವು ಒದಗಿಸಿದ ವಿವರಗಳ ಆಧಾರದ ಮೇಲೆ ಸರ್ಕಾರವು 47ನೇ ಪ್ರಕರಣದ ಅಡಿಯಲ್ಲಿ ನಿರ್ದಿಷ್ಟಪಡಿಸಿರುವ ಶಾಶ್ವತ ಶಾಸನಬದ್ಧ ದತ್ತಿ ನಿಧಿಯನ್ನು ಸ್ಥಾಪಿಸಬೇಕೆಂದು ನ್ಯಾಸಕ್ಕೆ ನಿರ್ದೇಶನ ನೀಡಬಹುದು.

(2) ಶಾಶ್ವತ ಶಾಸನಬದ್ಧ ದತ್ತಿ ನಿಧಿಯ ಸ್ಥಾಪನೆಯ ತರುವಾಯ, ರಾಜ್ಯ ಸರ್ಕಾರವು, ಸರ್ಕಾರಿ ರಾಜ್ಯಪತ್ರದಲ್ಲಿ ಅಧಿಸೂಚನೆಯ ಮೂಲಕ, “ರೈ ತಾಂತ್ರಿಕ ವಿಶ್ವವಿದ್ಯಾಲಯ ಬೆಂಗಳೂರು” ಎಂಬ ಹೆಸರಿನ ಏಕಾತ್ಮಕ ಸ್ವರೂಪದ ಒಂದು ವಿಶ್ವವಿದ್ಯಾಲಯವನ್ನು ರಾಜ್ಯದಲ್ಲಿ ಸ್ಥಾಪಿಸುವುದಕ್ಕೆ ಮಂಜೂರಾತಿಯನ್ನು ನೀಡಬಹುದು.

(3) ವಿಶ್ವವಿದ್ಯಾಲಯದ ಕೇಂದ್ರ ಕಾರ್ಯಸ್ಥಾನವು ದೊಡ್ಡಬಳ್ಳಾಪುರದಲ್ಲಿ ಇರತಕ್ಕದ್ದು. ವಿಶ್ವವಿದ್ಯಾಲಯವು ತನ್ನ ಕ್ಯಾಂಪಸ್‌ಗಳನ್ನು ಅಥವಾ ಪ್ರಾದೇಶಿಕ ಕೇಂದ್ರಗಳನ್ನು, ಅಧ್ಯಯನ ಕೇಂದ್ರಗಳನ್ನು ಕರ್ನಾಟಕದ ಯಾವುದೇ ಭಾಗದಲ್ಲಿ ಹೊಂದಿರತಕ್ಕದ್ದು ಮತ್ತು ಆ ಬಗ್ಗೆ ರಾಜ್ಯ ಸರ್ಕಾರದ ಪೂರ್ವಾನುಮತಿಯನ್ನು ಪಡೆದುಕೊಳ್ಳುವುದಕ್ಕೊಳಪಟ್ಟು ಹಾಗೂ ವಿಶ್ವವಿದ್ಯಾಲಯದ ಅನುದಾನ ಆಯೋಗದ ಗುಣಮಟ್ಟಗಳಿಗನುಸಾರವಾಗಿ ಹೊಂದಿರತಕ್ಕದ್ದು.

(4) ಮೊದಲ ಕುಲಾಧಿಪತಿಯವರು, ಮೊದಲ ಕುಲಪತಿಯವರು, ಪ್ರಬಂಧಕ ಮಂಡಳಿಯ ಮೊದಲ ಸದಸ್ಯರುಗಳು, ವ್ಯವಸ್ಥಾಪನಾ ಮಂಡಳಿಯ ಹಾಗೂ ಶೈಕ್ಷಣಿಕ ಪರಿಷತ್ತಿನ ಮೊದಲ ಸದಸ್ಯರುಗಳು ಮತ್ತು ಇನ್ನು ಮುಂದೆ, ಅಂಥ ಅಧಿಕಾರಿಗಳು ಅಥವಾ ಸದಸ್ಯರುಗಳಾಗಬಹುದಾದಂಥ ಎಲ್ಲಾ ವ್ಯಕ್ತಿಗಳು, ಅಂಥ ಪದ ಅಥವಾ ಸದಸ್ಯತ್ವವನ್ನು ಹೊಂದಿರುವುದು ಮುಂದುವರೆಯುವವರೆಗೆ, ಒಂದು ನಿಗಮಿತ ನಿಕಾಯವನ್ನು ರಚಿಸತಕ್ಕದ್ದು ಮತ್ತು ಅದು ವಿಶ್ವವಿದ್ಯಾಲಯದ ಹೆಸರಿನಲ್ಲಿ ದಾವೆ ಹೂಡಬಹುದು ಮತ್ತು ದಾವೆಗೊಳಗಾಗಬಹುದು.

(5) (2)ನೇ ಉಪಪ್ರಕರಣದ ಅಡಿಯಲ್ಲಿ ವಿಶ್ವವಿದ್ಯಾಲಯದ ಸ್ಥಾಪನೆಗೆ ಮಂಜೂರಾತಿಯಾದ ಮೇಲೆ, ವಿಶ್ವವಿದ್ಯಾಲಯದ ಉದ್ದೇಶಕ್ಕಾಗಿ, ನ್ಯಾಸವು ಆರ್ಜಿಸಿದ, ಸೃಜಿಸಿದ, ಏರ್ಪಾಟು ಮಾಡಿಕೊಂಡ ಅಥವಾ ಕಟ್ಟಲ್ಪಟ್ಟ ಭೂಮಿ ಮತ್ತು ಇತರ ಸ್ಥಿರ ಮತ್ತು ಚರ ಸ್ವತ್ತು, ವಿಶ್ವವಿದ್ಯಾಲಯದಲ್ಲಿ ನಿಹಿತವಾಗಿರತಕ್ಕದ್ದು.

(6) ವಿಶ್ವವಿದ್ಯಾಲಯವು ಹೂಡಿದ ಅಥವಾ ಅದರ ವಿರುದ್ಧ ಹೂಡಲಾದ ಎಲ್ಲಾ ದಾವೆಗಳಲ್ಲಿ ಮತ್ತು ಇತರ ಕಾನೂನು ವ್ಯವಹರಣೆಗಳಲ್ಲಿ ವಾದ ಪತ್ರಗಳಿಗೆ ಕುಲಸಚಿವರು ಸಹಿ ಮಾಡಿ ಸತ್ಯಾಪನೆ ಮಾಡತಕ್ಕದ್ದು ಮತ್ತು ಅಂಥ ದಾವೆಗಳಲ್ಲಿನ ಮತ್ತು ವ್ಯವಹರಣೆಗಳಲ್ಲಿನ ಎಲ್ಲಾ ಆದೇಶಿಕೆಗಳನ್ನು ಕುಲಸಚಿವರಿಗೆ ನೀಡತಕ್ಕದ್ದು ಮತ್ತು ಅವರಿಗೆ ಜಾರಿ ಮಾಡತಕ್ಕದ್ದು.

(7) ವಿಶ್ವವಿದ್ಯಾಲಯದಲ್ಲಿನ ಭೂಮಿ, ಕಟ್ಟಡ ಮತ್ತು ಇತರ ಸ್ವತ್ತುಗಳನ್ನು ವಿಶ್ವವಿದ್ಯಾಲಯದ ಉದ್ದೇಶಗಳಿಗೆ ಅನುಷಂಗಿಕವಾಗಿರುವುದನ್ನು ಹೊರತುಪಡಿಸಿ ಇತರ ಯಾವುದೇ ಉದ್ದೇಶಕ್ಕಾಗಿ ಬಳಸತಕ್ಕದ್ದಲ್ಲ.

5. ಅನುದಾನಗಳು ಮತ್ತು ಹಣಕಾಸು ನೆರವು.- ವಿಶ್ವವಿದ್ಯಾಲಯವು ಸ್ವಂತ ಧನಮೂಲ ಉಳ್ಳದ್ದಾಗಿರತಕ್ಕದ್ದು ಮತ್ತು ರಾಜ್ಯದಿಂದ ಅಥವಾ ರಾಜ್ಯದ ಒಡೆತನದಲ್ಲಿರುವ ಅಥವಾ ನಿಯಂತ್ರಣದಲ್ಲಿರುವ ಯಾವುದೇ ಇತರ ಸಂಸ್ಥೆ ಅಥವಾ ನಿಗಮದಿಂದ ಯಾವುದೇ ನಿರ್ವಹಣಾ ಸಹಾಯ ಅನುದಾನ ಅಥವಾ ಯಾವುದೇ ಹಣಕಾಸು ನೆರವನ್ನು ಹಕ್ಕಿನಿಂದ ಕೇಳತಕ್ಕದ್ದಲ್ಲ ಅಥವಾ ಅದನ್ನು ಪಡೆಯಲು ಹಕ್ಕನ್ನು ಹೊಂದಿರತಕ್ಕದ್ದಲ್ಲ;

ಪರಂತು, ರಾಜ್ಯವು,-

(ಎ) ಇತರ ರಾಜ್ಯ ಸರ್ಕಾರದ ಸಂಘಟನೆಗಳಿಗೆ ಹಣಕಾಸು ನೆರವನ್ನು ಒದಗಿಸುತ್ತಿರುವಂಥದ್ದೇ ಸಂಶೋಧನೆ, ಅಭಿವೃದ್ಧಿ ಮತ್ತಿತರ ಚಟುವಟಿಕೆಗಳಿಗಾಗಿ; ಅಥವಾ

(ಬಿ) ಸರ್ಕಾರದಿಂದ ನೆರವನ್ನು ಪಡೆಯುವ ಯಾವುದೇ ನಿರ್ದಿಷ್ಟ ಸಂಶೋಧನೆ ಅಥವಾ ಕಾರ್ಯಕ್ರಮಗಳಿಗಾಗಿ; ಮತ್ತು

(ಸಿ) ರಾಜ್ಯ ಕಾರ್ಯನೀತಿಯ ಬದಲಾವಣೆಗೆ ಒಳಪಟ್ಟು ಅಥವಾ ಅನ್ಯಥಾ ಇದೇ ಬಗೆಯ ವಿಶ್ವವಿದ್ಯಾಲಯಗಳಿಗಾಗಿ ಅಥವಾ ಅವುಗಳ ಪ್ರಯೋಜನಕ್ಕಾಗಿ,

-ಅನುದಾನದ ಮೂಲಕ ಅಥವಾ ಅನ್ಯಥಾ ಹಣಕಾಸು ಬೆಂಬಲವನ್ನು ಒದಗಿಸಬಹುದು:

ಮತ್ತು ಪರಂತು, ವಿಶ್ವವಿದ್ಯಾಲಯವು, ಯಾವುದೇ ಇತರ ಮೂಲದಿಂದ ಯಾವುದೇ ಆರ್ಥಿಕ ನೆರವನ್ನು ಸ್ವೀಕರಿಸಬಹುದು.

6. ಘಟಕ ಕಾಲೇಜು, ಹೆಚ್ಚುವರಿ ಕ್ಯಾಂಪಸ್‌ಗಳು, ಪ್ರಾದೇಶಿಕ ಕೇಂದ್ರಗಳು ಅಥವಾ ಅಧ್ಯಯನ ಕೇಂದ್ರಗಳನ್ನು ಸ್ಥಾಪಿಸುವುದಕ್ಕೆ ಅಧಿಕಾರ.- ವಿಶ್ವವಿದ್ಯಾಲಯವು ಸ್ಥಾಪನೆಯಾದ ತರುವಾಯ ಐದು ವರ್ಷಗಳನ್ನು ಪೂರ್ಣಗೊಳಿಸಿದ ನಂತರ ವಿಶ್ವವಿದ್ಯಾಲಯ ಅನುದಾನ ಆಯೋಗದ ಮತ್ತು ಇತರ ರಾಷ್ಟ್ರೀಯ ಅಧಿಮಾನ್ಯತಾ ಸಂಸ್ಥೆಗಳ ಗುಣಮಟ್ಟಗಳಿಗೆ ಒಳಪಟ್ಟು ರಾಜ್ಯ ಸರ್ಕಾರದ ಪೂರ್ವಾನುಮೋದನೆಯೊಂದಿಗೆ ವಿಶ್ವವಿದ್ಯಾಲಯವು, ರಾಜ್ಯದಲ್ಲಿ ತನಗೆ ಸೂಕ್ತವೆನಿಸುವಂಥ ಸ್ಥಳಗಳಲ್ಲಿ ಘಟಕ ಕಾಲೇಜುಗಳು, ಪ್ರಾದೇಶಿಕ ಕೇಂದ್ರಗಳು, ಹೆಚ್ಚುವರಿ ಕ್ಯಾಂಪಸ್‌ಗಳು ಮತ್ತು ಅಧ್ಯಯನ ಕೇಂದ್ರಗಳನ್ನು ಹೊಂದಿರಬಹುದು.

7. ವಿಶ್ವವಿದ್ಯಾಲಯದ ಧೈಯೋದ್ದೇಶಗಳು.- ವಿಶ್ವವಿದ್ಯಾಲಯವು, ತನ್ನ ಭವಿಷ್ಯದ್ವೃಷ್ಟಿ ಮತ್ತು ಧೈಯೋದ್ದೇಶಗಳನ್ನು ಸಾಧಿಸಲು ಈ ಮುಂದಿನ ವಿಸ್ತೃತ ಕಾರ್ಯತಂತ್ರಗಳನ್ನು ಕೈಗೊಳ್ಳತಕ್ಕದ್ದು.-

(i) (ಎ) ಸಿವಿಲ್, ವಾಸ್ತು ಶಿಲ್ಪ (ಆರ್ಕಿಟೆಕ್ಚರ್), ಮೆಕ್ಯಾನಿಕಲ್, ಆಟೋಮೊಬೈಲ್, ಎಲೆಕ್ಟ್ರಿಕಲ್, ಎಲೆಕ್ಟ್ರಾನಿಕ್ಸ್ ಮತ್ತು ಸಂವಹನ (ಕಮ್ಯುನಿಕೇಷನ್), ಕಂಪ್ಯೂಟರ್ ಸೈನ್ಸ್ ಮತ್ತು ಇಂಜಿನಿಯರಿಂಗ್, ಮಾಹಿತಿ ತಂತ್ರಜ್ಞಾನ (ಇನ್‌ಫರ್ಮೇಷನ್ ಟೆಕ್ನಾಲಜಿ) 3-ಡಿ ಯನ್ನು ಒಳಗೊಂಡ ವಿನ್ಯಾಸ (ಡಿಸೈನ್) ಮತ್ತು ಮುದ್ರಣ ತಾಂತ್ರಿಕತೆ (ಪ್ರಿಂಟಿಂಗ್ ಟೆಕ್ನಾಲಜಿ), ಪರಿಸರ ಇಂಜಿನಿಯರಿಂಗ್ (ಎನ್ವಿರಾನ್ಮೆಂಟಲ್ ಇಂಜಿನಿಯರಿಂಗ್), ಜೈವಿಕ ತಂತ್ರಜ್ಞಾನ (ಬಯೋ-ಟೆಕ್ನಾಲಜಿ), ಬಾಹ್ಯಾಕಾಶ ತಂತ್ರಜ್ಞಾನ (ಸ್ಪೇಸ್ ಟೆಕ್ನಾಲಜಿ), ನ್ಯಾನೋ ವಿಷಯಗಳು ಮತ್ತು ತಂತ್ರಜ್ಞಾನ (ಟೆಕ್ನಾಲಜಿ) ಇವುಗಳನ್ನು ಒಳಗೊಂಡ ಇಂಜಿನಿಯರಿಂಗ್ ಮತ್ತು ತಂತ್ರಜ್ಞಾನ ಮತ್ತು ಅಂತರ್ ವಿಷಯಗಳು ಮುಂತಾದವುಗಳನ್ನು ಒಳಗೊಂಡಂತೆ ಹೊಸದಾಗಿ ರೂಪುಗೊಳ್ಳುತ್ತಿರುವ ಯಾವುದೇ ಇತರ ಕ್ಷೇತ್ರಗಳು;

(ಬಿ) ವೈದ್ಯಕೀಯ, ದಂತ ವೈದ್ಯಕೀಯ, ಆಯುರ್ವೇದ, ಹೋಮಿಯೋಪತಿ, ನ್ಯಾಚುರೋಪತಿ, ಔಷಧ ತಯಾರಿಕಾ ಶಾಸ್ತ್ರ, ನರ್ಸಿಂಗ್ ಇವುಗಳನ್ನು ಒಳಗೊಂಡ ಆರೋಗ್ಯ ವಿಜ್ಞಾನಗಳು ಮತ್ತು ಅಂತರ್ ವಿಷಯಗಳು ಮುಂತಾದವುಗಳನ್ನು ಒಳಗೊಂಡಂತೆ ಹೊಸದಾಗಿ ರೂಪುಗೊಳ್ಳುತ್ತಿರುವ ಯಾವುದೇ ಇತರ ಕ್ಷೇತ್ರಗಳು;

(ಸಿ) ಕೃಷಿ ವಿಜ್ಞಾನ ಮತ್ತು ತಂತ್ರಜ್ಞಾನ ವಿದ್ಯಾಲಯ ಅಥವಾ ಕಾಲೇಜು ಅಥವಾ ಕೇಂದ್ರ;

(ಡಿ) ವ್ಯವಹಾರ ನಿರ್ವಹಣೆ, ಪ್ರವಾಸೋದ್ಯಮ ನಿರ್ವಹಣೆ, ಹೋಟೆಲ್ ನಿರ್ವಹಣೆ, ಆತಿಥ್ಯ ನಿರ್ವಹಣೆ, ಆಸ್ತಿ ನಿರ್ವಹಣೆ, ವಿಪತ್ತು ನಿರ್ವಹಣೆ, ಅಪಾಯ ನಿರ್ವಹಣೆಗಳನ್ನು ಒಳಗೊಂಡ ನಿರ್ವಹಣೆ ಮತ್ತು ತಾಂತ್ರಿಕತೆ ಹಾಗೂ ಅಂತರ್ ವಿಷಯಗಳು ಮುಂತಾದವುಗಳನ್ನು ಒಳಗೊಂಡಂತೆ ಹೊಸದಾಗಿ ರೂಪುಗೊಳ್ಳುತ್ತಿರುವ ಯಾವುದೇ ಇತರ ಕ್ಷೇತ್ರಗಳು;

(ಇ) ಭೌತಶಾಸ್ತ್ರ, ಎಲೆಕ್ಟ್ರಾನಿಕ್ಸ್, ಗಣಿತ ಶಾಸ್ತ್ರ, ಕಂಪ್ಯೂಟರ್ ಸೈನ್ಸ್, ರಾಸಾಯನಿಕ ಮತ್ತು ಪರಿಸರ ವಿಜ್ಞಾನ, ಜೀವಿ ವಿಜ್ಞಾನ, ಭೂ ವಿಜ್ಞಾನ, ಬಾಹ್ಯಾಕಾಶ ವಿಜ್ಞಾನ, ನ್ಯಾನೋ ವಿಜ್ಞಾನ ಮತ್ತು ನ್ಯಾನೋ ವಿಷಯಗಳನ್ನೂ ಒಳಗೊಂಡಂತೆ ನಿಸರ್ಗ ವಿಜ್ಞಾನ ಮತ್ತು ಅಂತರ್ ವಿಷಯಗಳು ಮುಂತಾದವುಗಳನ್ನು ಒಳಗೊಂಡಂತೆ ಅಧ್ಯಯನದ ಹೊಸದಾಗಿ ರೂಪುಗೊಳ್ಳುತ್ತಿರುವ ಯಾವುದೇ ಇತರ ಕ್ಷೇತ್ರಗಳು;

(ಎಫ್) ಇತಿಹಾಸ, ಕನ್ನಡ, ಅರ್ಥಶಾಸ್ತ್ರ, ರಾಜಕೀಯ ಶಾಸ್ತ್ರ, ಪ್ರತಿರೋಧ್ಯಮ, ಪ್ರವಾಸೋದ್ಯಮ, ಕಾನೂನು, ತತ್ವಶಾಸ್ತ್ರ, ಪುರಾಣಗಳು ಮತ್ತು ಪ್ರವಚನಗಳು, ಸಂಗೀತ, ಕಲೆ, 3-ಡಿ ವಿನ್ಯಾಸವನ್ನು ಒಳಗೊಂಡ ಪ್ಯಾಶನ್ ವಿನ್ಯಾಸ, ಆನಿಮೇಷನ್, ಸಂಸ್ಕೃತಿ, ಸಾಮಾಜಿಕ ಕಾರ್ಯಗಳು, ಸಂಸ್ಕೃತ, ಆಂಗ್ಲ, ಇತರ ಭಾರತೀಯ ಮತ್ತು ವಿದೇಶಿ ಭಾಷೆಗಳನ್ನು ಒಳಗೊಂಡ ಮಾನವಿಕ ಶಾಸ್ತ್ರಗಳು ಮತ್ತು ಸಮಾಜ ವಿಜ್ಞಾನಗಳು ಹಾಗೂ ಅಂತರ್ ವಿಷಯ ಮುಂತಾದವುಗಳನ್ನು ಒಳಗೊಂಡ ಹೊಸದಾಗಿ ರೂಪುಗೊಳ್ಳುತ್ತಿರುವ ಯಾವುದೇ ಇತರ ಕ್ಷೇತ್ರಗಳು;

(ಜಿ) ವಿಶ್ವದಾದ್ಯಂತ ಅಧ್ಯಯನದಲ್ಲಿ ಹೊಸದಾಗಿ ರೂಪುಗೊಳ್ಳುತ್ತಿರುವ ಯಾವುದೇ ಇತರ ಕ್ಷೇತ್ರಗಳು ಅಥವಾ ಅಧ್ಯಯನದ ವಿಷಯಗಳು ಅಥವಾ ಕ್ಷೇತ್ರಗಳು.

-ಇಂಥ ವಿಷಯಗಳಲ್ಲಿ ಪ್ರಾರಂಭಿಕ ಶಿಕ್ಷಣ, ಪ್ರೌಢಶಿಕ್ಷಣ, ಉನ್ನತ ಶಿಕ್ಷಣಗಳಂಥ ವಿವಿಧ ಹಂತಗಳಲ್ಲಿ ಶಿಕ್ಷಣ, ಬೋಧನೆ ಮತ್ತು ಬರವಣಿಗೆ ಹಾಗೂ ಓದನ್ನು ಒಳಗೊಂಡಂತೆ ಕಲಿಕೆ, ತರಬೇತಿ, ಸಂಶೋಧನೆ ಮತ್ತು ಅಭಿವೃದ್ಧಿಗಳಿಗೆ ಅವಕಾಶವನ್ನು ಕಲ್ಪಿಸಿ ಜ್ಞಾನದ ಜಗತ್ತಿನ ಪರಿಧಿಯನ್ನು ವಿಸ್ತರಿಸುವುದು.

- (i) ಬೋಧಕರಿಗಾಗಿ, ಬೋಧಕ ಶಿಕ್ಷಕರಿಗಾಗಿ, ಉನ್ನತ ಹಾಗೂ ವೃತ್ತಿ ಶಿಕ್ಷಣ ಕ್ಷೇತ್ರಗಳಲ್ಲಿನ ಬೋಧಕರಿಗಾಗಿ, ಉನ್ನತ ಗುಣಮಟ್ಟದ ತರಬೇತಿ, ಸಾಮರ್ಥ್ಯ ನಿರ್ಮಾಣ ಮತ್ತು ಅಭಿವೃದ್ಧಿ ವ್ಯವಸ್ಥೆಯನ್ನು ಶಿಕ್ಷಣ ಮತ್ತು ಇತರ ವ್ಯವಸ್ಥೆಗಳಲ್ಲಿನ ರಾಜಕೀಯ ನಾಯಕರು, ಆಡಳಿತಗಾರರು ಮತ್ತು ಅಭಿವೃದ್ಧಿ ವೃತ್ತಿಪರರಿಗಾಗಿ ನಾಯಕತ್ವದ ತರಬೇತಿಯನ್ನು ವಿನ್ಯಾಸಗೊಳಿಸುವುದು ಮತ್ತು ನೀಡುವುದು;
- (ii) (ಎ) ನಿರ್ಧರಣೆಯ ಆಧುನಿಕ ವಿಧಾನಗಳನ್ನು ಒಳಗೊಂಡಂತೆ ವಿವಿಧ ವಿಧಾನಗಳ ಮೂಲಕ ಮೌಲ್ಯಮಾಪನ ಮಾಡಿದ ಶೈಕ್ಷಣಿಕ ಕಾರ್ಯವನ್ನು ಯಶಸ್ವಿಯಾಗಿ ಪೂರೈಸಿರುವುದರ ಆಧಾರದ ಮೇಲೆ; ಮತ್ತು
(ಬಿ) ಮೂಲ ಪುಸ್ತಕ ಅಥವಾ ಪುಸ್ತಕಗಳ ಬರವಣಿಗೆ, ಸಂಶೋಧನಾ ಲೇಖನಗಳ ಪ್ರಕಟಣೆ, ಕಲಿಕೆಯ ವಿವಿಧ ಕ್ಷೇತ್ರಗಳಲ್ಲಿನ ತಜ್ಞ ವ್ಯಕ್ತಿಗಳು ಸಾಂಸ್ಕೃತಿಕ ಮತ್ತು ಆಧ್ಯಾತ್ಮಿಕ ಕ್ಷೇತ್ರಗಳಲ್ಲಿನ ಸೇವೆಗಳಂಥ ಅಸಾಧಾರಣ ಕೊಡುಗೆಗಳನ್ನು ನೀಡಿದುದರ ಆಧಾರದ ಮೇಲೆ,
-ಪದವಿಗಳನ್ನು, ಪಿಜಿ ಡಿಪ್ಲೊಮಾಗಳನ್ನು ಒಳಗೊಂಡ ಡಿಪ್ಲೊಮಾಗಳನ್ನು, ದ್ವಿ ಪದವಿ ಪ್ರೊಗ್ರಾಮ್‌ಗಳನ್ನು, ಸಂಯೋಜಿತ ಕೋರ್ಸುಗಳನ್ನು, ಪ್ರಮಾಣ ಪತ್ರಗಳನ್ನು (ಸರ್ಟಿಫಿಕೇಟ್) ಮತ್ತು ಪಾರಿತೋಷಕಗಳು, ಯಶೋಪತ್ರ ಪ್ರದಾನದಂಥ ಇತರ ಶೈಕ್ಷಣಿಕ ಪ್ರಶಸ್ತಿಗಳನ್ನು ಪ್ರಾರಂಭಿಸುವುದು.
- (iii) ವಿದ್ಯಾರ್ಥಿಗಳಿಗೆ, ಬೋಧಕ ಸದಸ್ಯರಿಗೆ ಮತ್ತು ಇತರರಿಗೆ ನಿರ್ದಿಷ್ಟ ಶೈಕ್ಷಣಿಕ ಮತ್ತು ಸಂಶೋಧನಾ ಕಾರ್ಯಕ್ರಮಗಳು, ತರಬೇತಿ ಕಾರ್ಯಕ್ರಮಗಳು ಮತ್ತು ವಿಚಾರ ವಿನಿಮಯ ಕಾರ್ಯಕ್ರಮಗಳನ್ನು ಪರಿಕಲ್ಪಿಸಲು, ವಿನ್ಯಾಸಗೊಳಿಸಲು, ಅಭಿವೃದ್ಧಿಪಡಿಸಲು ಮತ್ತು ನೀಡಲು ಯಾವುದೇ ಇತರ ವಿಶ್ವವಿದ್ಯಾಲಯಗಳು ಸಂಶೋಧನಾ ಸಂಸ್ಥೆಗಳು, ಲಾಭರಹಿತ ಸಂಘಟನೆಗಳು, ಕೈಗಾರಿಕಾ ಸಂಘಗಳು, ವೃತ್ತಿಪರ ಸಂಘಗಳು ಅಥವಾ ಇತರ ಸಂಘಗಳೊಂದಿಗೆ ಸಹಯೋಗವನ್ನು ಕಲ್ಪಿಸುವುದು;
- (iv) ಉಪನ್ಯಾಸ ಮಾಲಿಕೆಗಳು, ವಿಚಾರ ಸಂಕರಣಗಳು, ಸಮ್ಮೇಳನಗಳು, ಕಾರ್ಯಾಗಾರ ಶಿಕ್ಷಣ ಕಾರ್ಯಕ್ರಮಗಳು, ಸಮುದಾಯ ಅಭಿವೃದ್ಧಿ ಕಾರ್ಯಕ್ರಮಗಳು, ಪ್ರಕಟಣೆಗಳು ಮತ್ತು ತರಬೇತಿ ಕಾರ್ಯಕ್ರಮಗಳು ಹಾಗೂ ಕಾರ್ಯಸೂಚಿಗಳ ಮೂಲಕ ಜ್ಞಾನ ಪ್ರಸಾರ ಮಾಡುವುದು ಮತ್ತು ಶಿಕ್ಷಣ ಮತ್ತು ತತ್ಸಂಬಂಧಿತ ಅಭಿವೃದ್ಧಿ ಕ್ಷೇತ್ರಗಳ ವಿಷಯಗಳ ಬಗ್ಗೆ ಸಾರ್ವಜನಿಕ ಚರ್ಚೆಯನ್ನು ಏರ್ಪಡಿಸುವುದು;
- (v) ಒಂದೇ ತೆರನಾದ ದೃಷ್ಟಿ, ಗುರಿ, ಕಾರ್ಯತಂತ್ರದ ರಚನೆ ಮತ್ತು ಉದ್ದೇಶಗಳನ್ನು ಹೊಂದಿರುವ ಯಾವುದೇ ಇತರ ಸಂಸ್ಥೆ ಅಥವಾ ಸಂಸ್ಥೆಗಳೊಂದಿಗಿನ ಸಹಭಾಗಿತ್ವ ಸಹಯೋಗ, ಸಹಕಾರ, ಸಹ-ಪಾಲುದಾರಿಕೆ, ಕಾರ್ಯತಂತ್ರ ಅಥವಾ ಪರಸ್ಪರ ಅನುಕೂಲಕರವಾದಂಥ ಯಾವುದೇ ವಿಧಾನದಿಂದ ವಿಶ್ವವಿದ್ಯಾಲಯದ ಬೋಧಕ ವೃಂದ (ಫ್ಯಾಕ್ಲ್ಟಿ), ಸಂಶೋಧಕರು ಮತ್ತು ಪೂರಕ ಸಿಬ್ಬಂದಿಯ ಸುಧಾರಣೆ ಮತ್ತು ತರಬೇತಿಗಾಗಿ, ಕಾರ್ಯಕ್ರಮಗಳನ್ನು ಪ್ರಾರಂಭಿಸುವುದು ಮತ್ತು ಕೈಗೊಳ್ಳುವುದು;
- (vi) ಯಾವುದೇ ಸಂಸ್ಥೆಯೊಂದಿಗೆ ಜೊತೆಗೂಡಿ ಸಂಶೋಧನೆಯನ್ನು ನಡೆಸುವುದು ಮತ್ತು ಸಮರ್ಥನೆಗೊಳಿಸುವುದು.
- (vii) ವಿಶ್ವವಿದ್ಯಾಲಯದ ಧೈಯೋದ್ದೇಶಗಳನ್ನು ಮುಂದುವರಿಸುವುದಕ್ಕಾಗಿ ಮತ್ತು ಉತ್ತೇಜಿಸುವುದಕ್ಕಾಗಿ ಅವಶ್ಯಕವಾದ ಮತ್ತು ಯುಕ್ತವಾದ ಕ್ರಮಗಳನ್ನು ಕೈಗೊಳ್ಳುವುದು;
- (viii) ಶಿಕ್ಷಣ ಮತ್ತು ಇತರ ಅಭಿವೃದ್ಧಿ ವಲಯಗಳನ್ನು ವಿಸ್ತರಿಸುವುದಕ್ಕಾಗಿ ಸರ್ಕಾರವು ಅನುಮೋದಿಸಬಹುದಾದಂಥ ಯಾವುದೇ ಧೈಯೋದ್ದೇಶಗಳನ್ನು ಕೈಗೊಳ್ಳುವುದು.

8. ವಿಶ್ವವಿದ್ಯಾಲಯದ ಅಧಿಕಾರಗಳು.- ವಿಶ್ವವಿದ್ಯಾಲಯವು ಈ ಮುಂದಿನ ಅಧಿಕಾರಗಳನ್ನು ಹೊಂದಿರತಕ್ಕದ್ದು, ಎಂದರೆ:-

- (i) ಸರ್ಕಾರದ ಪೂರ್ವಾನುಮೋದನೆಯೊಂದಿಗೆ ಮತ್ತು ವಿಶ್ವವಿದ್ಯಾಲಯದ ಅನುದಾನ ಆಯೋಗದ ಗುಣಮಟ್ಟಗಳಿಗೆ ಅನುಸಾರವಾಗಿ ಪರಿನಿಯಮಗಳಲ್ಲಿ ಹೇಳಲಾದ ರೀತಿಯಲ್ಲಿ ಕಾಲಕಾಲಕ್ಕೆ ವಿಶ್ವವಿದ್ಯಾಲಯವು ನಿರ್ಧರಿಸಬಹುದಾದ ಅಂಥ ಕ್ಯಾಂಪಸ್‌ಗಳು, ಪ್ರಾದೇಶಿಕ ಕೇಂದ್ರಗಳು ಮತ್ತು ಅಧ್ಯಯನ ಕೇಂದ್ರಗಳನ್ನು ಕರ್ನಾಟಕದಲ್ಲಿ ಸ್ಥಾಪಿಸುವುದು ಮತ್ತು ನಿರ್ವಹಿಸುವುದು;
- (ii) ವಿಶ್ವವಿದ್ಯಾಲಯದ ಉದ್ದೇಶವನ್ನು ಕಾರ್ಯರೂಪಕ್ಕೆ ತರುವಲ್ಲಿ ಅಗತ್ಯವಾಗಬಹುದಾದ ಅಥವಾ ಕಾರ್ಯಸಾಧ್ಯವಾಗಬಹುದಾದ ಎಲ್ಲಾ ಅಂಥ ಇತರ ಚಟುವಟಿಕೆಗಳನ್ನು ಕೈಗೊಳ್ಳುವುದು;
- (iii) ಪರಿನಿಯಮಗಳಲ್ಲಿ ಹೇಳಲಾದ ರೀತಿಯಲ್ಲಿ ಮತ್ತು ಷರತ್ತುಗಳಿಗೊಳಪಟ್ಟು ಪದವಿಗಳು ಅಥವಾ ಇತರ ಶೈಕ್ಷಣಿಕ ಪ್ರಶಸ್ತಿಗಳನ್ನು ಪ್ರದಾನಮಾಡುವುದು;
- (iv) ಪರಿನಿಯಮಗಳನ್ವಯ ಸಂಶೋಧನಾ ವೇತನಗಳು (ಫೆಲೋಶಿಪ್‌ಗಳು), ವಿದ್ಯಾರ್ಥಿ ವೇತನಗಳು ಮತ್ತು ಬಹುಮಾನಗಳು, ಅವಾರ್ಡುಗಳು, ಪಾರಿತೋಷಕಗಳು ಇತ್ಯಾದಿಗಳನ್ನು ಸ್ಥಾಪಿಸುವುದು ಮತ್ತು ನೀಡುವುದು;
- (v) ಪರಿನಿಯಮಗಳಲ್ಲಿ ಅಥವಾ ಸಂದರ್ಭಾನುಸಾರವಾಗಿ ನಿಯಮಗಳಲ್ಲಿ ನಿಗದಿಪಡಿಸಬಹುದಾದ ಅಂಥ ಶುಲ್ಕಗಳು, ಬಿಲ್ಲುಗಳು, ಖರೀದಿ ಪಟ್ಟಿಗಳನ್ನು ಕೇಳಿಪಡೆದುಕೊಳ್ಳುವುದು ಮತ್ತು ಸ್ವೀಕರಿಸುವುದು ಹಾಗೂ ಚಾರ್ಜುಗಳನ್ನು ವಸೂಲು ಮಾಡುವುದು;
- (vi) ವಿದ್ಯಾರ್ಥಿಗಳಿಗೆ ಮತ್ತು ಸಿಬ್ಬಂದಿಗಳಿಗೆ ಪತ್ಯೇತರ ಚಟುವಟಿಕೆಗಳಿಗೆ ಅವಕಾಶಗಳನ್ನು ಕಲ್ಪಿಸುವುದು;
- (vii) ವಿಶ್ವವಿದ್ಯಾಲಯದ ಅಥವಾ ಘಟಕ ಕಾಲೇಜಿನ, ಕ್ಯಾಂಪಸ್‌ಗಳ, ಪ್ರಾದೇಶಿಕ ಕೇಂದ್ರಗಳ, ಅಧ್ಯಯನ ಕೇಂದ್ರಗಳ ಬೋಧಕ ಸಿಬ್ಬಂದಿ (ಫ್ಯಾಕ್ಲ್ಟಿ), ಅಧಿಕಾರಿಗಳು ಮತ್ತು ಸಿಬ್ಬಂದಿಗಳನ್ನು ನೇಮಕ ಮಾಡಿಕೊಳ್ಳುವುದು;

- (viii) ವಿಶ್ವವಿದ್ಯಾಲಯದ ಅಥವಾ ಒಂದು ಘಟಕ ಕಾಲೇಜಿನ ಅಥವಾ ಕ್ಯಾಂಪಸಿನ, ಪ್ರಾದೇಶಿಕ ಕೇಂದ್ರದ, ಅಧ್ಯಯನ ಕೇಂದ್ರದ ಉದ್ದೇಶಕ್ಕಾಗಿ, ತತ್ಕಾಲದಲ್ಲಿ ಜಾರಿಯಲ್ಲಿರುವ ಯಾವುದೇ ಕಾನೂನಿನ ಮೂಲಕ ನಿಷೇಧಿಸದಿರುವ, ಯಾವುದೇ ರೀತಿಯ ಸ್ವಯಂ ದೇಣಿಗೆಗಳು ಮತ್ತು ಕೊಡುಗೆಗಳನ್ನು ಸ್ವೀಕರಿಸುವುದು ಮತ್ತು ಸಂಘದ ಮತ್ತು ದತ್ತಿಯ ಸ್ವತ್ತುಗಳೂ ಸೇರಿದಂತೆ, ಯಾವುದೇ ಚರ ಅಥವಾ ಸ್ಥಿರ ಸ್ವತ್ತನ್ನು ಆರ್ಜಿಸುವುದು, ಹೊಂದಿರುವುದು, ನಿರ್ವಹಿಸುವುದು, ನಡೆಸುವುದು ಮತ್ತು ಹಸ್ತಾಂತರ ಮಾಡುವುದು;
- (ix) ವಿದ್ಯಾರ್ಥಿನಿಲಯಗಳನ್ನು ಸ್ಥಾಪಿಸುವುದು ಮತ್ತು ನಿರ್ವಹಿಸುವುದು ಹಾಗೂ ವಿಶ್ವವಿದ್ಯಾಲಯದ ಅಥವಾ ಘಟಕ ಕಾಲೇಜಿನ ವಿದ್ಯಾರ್ಥಿಗಳಿಗೆ ವಸತಿ ಸ್ಥಳಗಳನ್ನು ಗುರುತು ಮಾಡುವುದು;
- (x) ವಸತಿಯ ಮೇಲ್ವಿಚಾರಣೆ ಮಾಡುವುದು ಮತ್ತು ನಿಯಂತ್ರಣ ಮಾಡುವುದು ಹಾಗೂ ವಿದ್ಯಾರ್ಥಿಗಳು ಮತ್ತು ಎಲ್ಲಾ ಪ್ರವರ್ಗಗಳ ಸಿಬ್ಬಂದಿಗಳಲ್ಲಿ ಶಿಸ್ತು ನಿಯಂತ್ರಣ ಮಾಡುವುದು ಮತ್ತು ವಿದ್ಯಾರ್ಥಿಗಳು ಮತ್ತು ಸಿಬ್ಬಂದಿಗಳಿಗೆ ನಡತೆ ಸಂಹಿತೆಯನ್ನು ರೂಪಿಸುವುದೂ ಒಳಗೊಂಡಂತೆ, ಅಂಥ ಸಿಬ್ಬಂದಿಗಳ ಸೇವಾಷರತ್ತುಗಳನ್ನು ನಿರೂಪಿಸುವುದು;
- (xi) ಶೈಕ್ಷಣಿಕ, ಆಡಳಿತ ಮತ್ತು ಬೆಂಬಲ ಸಿಬ್ಬಂದಿಯ ಹುದ್ದೆಗಳನ್ನು ಮತ್ತು ಇತರ ಅವಶ್ಯಕ ಹುದ್ದೆಗಳನ್ನು ಸೃಜಿಸುವುದು;
- (xii) ವಿಶ್ವವಿದ್ಯಾಲಯವು ಕಾಲಕಾಲಕ್ಕೆ ನಿರ್ಧರಿಸಬಹುದಾದ ಅಂಥ ರೀತಿಯಲ್ಲಿ ಮತ್ತು ಅಂಥ ಉದ್ದೇಶಗಳಿಗಾಗಿ ಇತರ ವಿಶ್ವವಿದ್ಯಾಲಯಗಳೊಡನೆ ಸಹಕರಿಸುವುದು ಮತ್ತು ಸಹಯೋಗವನ್ನು ಹೊಂದುವುದು;
- (xiii) ಶಿಕ್ಷಕರಿಗೆ, ಪಾಠಗಳನ್ನು ರಚಿಸುವವರಿಗೆ, ಮೌಲ್ಯಮಾಪಕರಿಗೆ ಮತ್ತು ಇತರ ಶೈಕ್ಷಣಿಕ ಸಿಬ್ಬಂದಿಗೆ ಪುನರ್ಮನನ ವ್ಯಾಸಂಗಕ್ರಮಗಳು, ಅಭಿಮುಖ ವ್ಯಾಸಂಗ ಕ್ರಮಗಳು, ಕಾರ್ಯಾಗಾರಗಳು, ವಿಚಾರಗೋಷ್ಠಿಗಳು ಮತ್ತು ಇತರ ಕಾರ್ಯಕ್ರಮಗಳನ್ನು ಏರ್ಪಡಿಸುವುದು ಮತ್ತು ನಡೆಸುವುದು;
- (xiv) ಶೈಕ್ಷಣಿಕ ಪರಿಷತ್ತಿನ ಅನುಮೋದನೆಯೊಂದಿಗೆ ವಿಶ್ವವಿದ್ಯಾಲಯಕ್ಕೆ ಅಥವಾ ಘಟಕ ಕಾಲೇಜಿಗೆ, ಪ್ರಾದೇಶಿಕ ಕೇಂದ್ರಗಳಿಗೆ, ಅಧ್ಯಯನ ಕೇಂದ್ರಗಳಿಗೆ ಪ್ರವೇಶವನ್ನು ನೀಡುವುದಕ್ಕೆ ಮತ್ತು ಈ ಅಧಿನಿಯಮದಲ್ಲಿ ಕಲ್ಪಿಸಿದ ವ್ಯಾಪ್ತಿಗಿಂತ ಕಡಿಮೆಯಿಲ್ಲದಂತೆ ಕರ್ನಾಟಕದ ವಿದ್ಯಾರ್ಥಿಗಳಿಗೆ ಪ್ರವೇಶವನ್ನು ನೀಡುವುದಕ್ಕೆ ಮಾನಕ ಗುಣಮಟ್ಟಗಳನ್ನು ನಿರ್ಧರಿಸುವುದು;
- (xv) ವಿಶ್ವವಿದ್ಯಾಲಯದ ಧೈಯೋದ್ದೇಶಗಳನ್ನು ಕಾರ್ಯರೂಪಕ್ಕೆ ತರಲು ಅವಶ್ಯವಾಗಬಹುದಾದಂಥ ಇತರ ಎಲ್ಲಾ ಕ್ರಮಗಳನ್ನು ಅಥವಾ ಕಾರ್ಯಗಳನ್ನು, ಅವು ಮೇಲೆ ಹೇಳಿದ ಅಧಿಕಾರಗಳಿಗೆ ಪ್ರಾಸಂಗಿಕವಾಗಿರಲಿ ಅಥವಾ ಇಲ್ಲದಿರಲಿ, ಕೈಗೊಳ್ಳುವುದು;
- (xvi) ಪರೀಕ್ಷೆಗಳ ಆಧಾರದ ಮೇಲೆ ಅಥವಾ ಸರ್ಕಾರದಿಂದ ಅನುಮೋದಿತವಾದ ಇತರ ಯಾವುದೇ ಮೌಲ್ಯಮಾಪನ ವಿಧಾನದ ಆಧಾರದ ಮೇಲೆ ನೀಡಲು ಪದವಿಗಳು, ಡಿಪ್ಲೋಮಾಗಳು, ಪ್ರಮಾಣಪತ್ರಗಳು ಮತ್ತು ಇತರ ಶೈಕ್ಷಣಿಕ ಪ್ರಶಸ್ತಿಗಳನ್ನು ಸ್ಥಾಪಿಸುವುದು;
- (xvii) ಫಿಲಂಗಳು, ಕ್ಯಾಸೆಟ್‌ಗಳು, ಡೈನಿಸುರುಳಿಗಳು, ದೃಶ್ಯಸುರುಳಿಗಳು, ಸಿ.ಡಿ., ವಿ.ಸಿ.ಡಿ. ಮತ್ತು ಇತರ ತಂತ್ರಾಂಶಗಳೂ ಹಾಗೂ ಇತರ ಸಂಬಂಧಿತ ವಿದ್ಯುನ್ಮಾನ ಮತ್ತು ಮುದ್ರಣ ಮಾಧ್ಯಮವೂ ಸೇರಿದಂತೆ ಬೋಧಕ ಸಾಮಗ್ರಿಗಳನ್ನು ತಯಾರಿಸುವುದಕ್ಕಾಗಿ ಅವಕಾಶ ಕಲ್ಪಿಸುವುದು;
- (xviii) ಪ್ರಬಂಧಕ ಮಂಡಳಿಯ ಅನುಮೋದನೆಯೊಡನೆ ವಿಶ್ವವಿದ್ಯಾಲಯದ ಉದ್ದೇಶಗಳಿಗಾಗಿ ವಿಶ್ವವಿದ್ಯಾಲಯದ ಸ್ವತ್ತುಗಳನ್ನು ಭದ್ರತೆಯಾಗಿ ನೀಡಿ ಅಥವಾ ನೀಡದೆ ಹಣವನ್ನು ಪಡೆಯುವುದು, ಸಂಗ್ರಹಿಸುವುದು, ಚಂದಾದಾರರಾಗುವುದು ಮತ್ತು ಸಾಲ ಪಡೆಯುವುದು;
- (xix) ರಾಜ್ಯ ಸರ್ಕಾರದ ಪೂರ್ವಾನುಮೋದನೆಯೊಂದಿಗೆ ಯಾವುದೇ ಇತರ ಶೈಕ್ಷಣಿಕ ಸಂಸ್ಥೆಗಳ ಆಡಳಿತವನ್ನು ಪಡೆದುಕೊಳ್ಳುವುದು, ವಹಿಸಿಕೊಳ್ಳುವುದು ಮತ್ತು ನಡೆಸುವುದು;
- (xx) ವ್ಯವಸ್ಥಾಪನಾ ಮಂಡಳಿಯ ಪೂರ್ವಾನುಮೋದನೆಯೊಂದಿಗೆ ಸ್ವತ್ತುಗಳನ್ನು ಆರ್ಜಿಸುವುದು;
- (xxi) ವಿಶ್ವವಿದ್ಯಾಲಯದ ಮೇಲಿನ ಉದ್ದೇಶಗಳಿಗೆ ಸಂಬಂಧಿಸಿದ ಅಥವಾ ಪ್ರಾಸಂಗಿಕವಾದ ಯಾವುದೇ ಇತರ ಚಟುವಟಿಕೆಗಳನ್ನು ಕೈಗೊಳ್ಳುವುದು.

9. ವಿಶ್ವವಿದ್ಯಾಲಯವು ಎಲ್ಲಾ ವರ್ಗಗಳು, ಜಾತಿಗಳು, ಮತ, ಲಿಂಗ ಅಥವಾ ರಾಷ್ಟ್ರ ಭೇದವಿಲ್ಲದೆ ಎಲ್ಲರಿಗೂ ಮುಕ್ತವಾಗಿರತಕ್ಕದ್ದು.— ವಿಶ್ವವಿದ್ಯಾಲಯದ ಪ್ರವೇಶಗಳು ವರ್ಗ, ಜಾತಿ, ಮತ, ಲಿಂಗ ಅಥವಾ ರಾಷ್ಟ್ರ ಭೇದವಿಲ್ಲದೆ ಎಲ್ಲಾ ವ್ಯಕ್ತಿಗಳಿಗೂ ಮುಕ್ತವಾಗಿರತಕ್ಕದ್ದು. ಎಲ್ಲಾ ಪ್ರವೇಶಗಳನ್ನು ಅರ್ಹತಾ ಪರೀಕ್ಷೆಗಳಲ್ಲಿನ ಅರ್ಹತೆಯ ಆಧಾರದ ಮೇಲೆ ಮಾಡತಕ್ಕದ್ದು;

ಪರಂತು, ವಿಶ್ವವಿದ್ಯಾಲಯದ ಎಲ್ಲಾ ಕೋರ್ಸುಗಳ ಪ್ರವೇಶದಲ್ಲಿ ಶೇಕಡಾ ನಲವತ್ತರಷ್ಟನ್ನು ಕರ್ನಾಟಕ ರಾಜ್ಯದ ವಿದ್ಯಾರ್ಥಿಗಳಿಗೆ ಮೀಸಲಿಡತಕ್ಕದ್ದು ಮತ್ತು ಪ್ರವೇಶಗಳನ್ನು ರಾಜ್ಯ ಸರ್ಕಾರವು ಅಥವಾ ಅದರ ವಿಜ್ಞೆಯು ನಡೆಸುವ ಸಾಮಾನ್ಯ ಪ್ರವೇಶ ಪರೀಕ್ಷೆಯ ಮೂಲಕ ಮಾಡತಕ್ಕದ್ದು ಮತ್ತು ಸೀಟುಗಳನ್ನು ಅರ್ಹತೆ ಮತ್ತು ರಾಜ್ಯ ಸರ್ಕಾರವು ಕಾಲಕಾಲಕ್ಕೆ ರೂಪಿಸುವ ಮೀಸಲಾತಿ ನೀತಿಗೆ ಅನುಸಾರವಾಗಿ ಹಂಚಿಕೆ ಮಾಡತಕ್ಕದ್ದು;

ಮತ್ತು ಪರಂತು, ಯಾವುದೇ ಕೋರ್ಸಿನಲ್ಲಿ ಹತ್ತಕ್ಕಿಂತ ಕಡಿಮೆ ಸೀಟುಗಳು ಇರುವಲ್ಲಿ, ಸ್ನಾತಕೋತ್ತರ ಇಂಥ ಕೋರ್ಸುಗಳನ್ನು ಒಟ್ಟಿಗೆ ಒಂದುಗೂಡಿಸುವ ಮೂಲಕ ಮೀಸಲಿಡತಕ್ಕದ್ದು ಮತ್ತು ಯಾವುದೇ ಕೋರ್ಸಿನಲ್ಲಿ ಮೂರು ಹುದ್ದೆಗಳಿಗಿಂತ ಕಡಿಮೆ ಇರುವಲ್ಲಿ, ಅವುಗಳನ್ನು ಸುತ್ತು ಸರದಿಯಲ್ಲಿ ಮೀಸಲಿಡತಕ್ಕದ್ದು.

10. ರಾಷ್ಟ್ರೀಯ ಅಧಿಮಾನ್ಯತೆ.— ವಿಶ್ವವಿದ್ಯಾಲಯವು ಸ್ಥಾಪನೆಯಾದ ತರುವಾಯ ಆದಷ್ಟು ಬೇಗನೆ ಸಂಬಂಧಪಟ್ಟ ಶಾಸನಾತ್ಮಕ ರಾಷ್ಟ್ರೀಯ ಅಧಿಮಾನ್ಯತಾ ಸಂಸ್ಥೆಗಳಿಂದ ಅಧಿಮಾನ್ಯತೆಯನ್ನು ಕೋರತಕ್ಕದ್ದು ಮತ್ತು ಖಾಸಗಿ ವಿಶ್ವವಿದ್ಯಾಲಯಗಳು ನಡೆಸುವ ಎಲ್ಲಾ ಕೋರ್ಸುಗಳು ರಾಷ್ಟ್ರೀಯ ಅಧಿಮಾನ್ಯತಾ ಸಂಸ್ಥೆಗಳ ವಿನಿಯಮಗಳಿಗೆ ಅನುಸಾರವಾಗಿ ಇರತಕ್ಕದ್ದು.

11. ಪ್ರಾಯೋಜಕ ಸಂಸ್ಥೆಯ ಅಧಿಕಾರಗಳು.- ಪ್ರಾಯೋಜಕ ಸಂಸ್ಥೆಯು ವಿಶ್ವವಿದ್ಯಾಲಯಕ್ಕೆ ಸಂಬಂಧಿಸಿದಂತೆ ಈ ಮುಂದಿನ ಅಧಿಕಾರಗಳನ್ನು ಹೊಂದಿರತಕ್ಕದ್ದು, ಇವುಗಳಲ್ಲಿ ಪ್ರತಿಯೊಂದನ್ನು ಪ್ರಾಯೋಜಕ ಸಂಸ್ಥೆಯು ತನ್ನ ವಿವೇಚನಾನುಸಾರ ಚಲಾಯಿಸಬಹುದು, ಎಂದರೆ:-

- (i) ಕುಲಾಧಿಪತಿಯವರನ್ನು ನೇಮಿಸುವುದು ಅಥವಾ ಪುನರ್ನೇಮಿಸುವುದು ಅಥವಾ ಅವರ ನೇಮಕಾತಿಯನ್ನು ಅಂತ್ಯಗೊಳಿಸುವುದು;
- (ii) ವಿಶ್ವವಿದ್ಯಾಲಯದ ಪ್ರಥಮ ಪ್ರಬಂಧಕ ಮಂಡಳಿಯನ್ನು ರಚಿಸುವುದು;
- (iii) ಪ್ರಬಂಧಕ ಮಂಡಳಿಯ ಅಧ್ಯಕ್ಷರನ್ನು ನಾಮನಿರ್ದೇಶಿಸುವುದು;
- (iv) ಪ್ರಬಂಧಕ ಮಂಡಳಿಯ ಸದಸ್ಯರಾಗಿ ಮೂರು ವ್ಯಕ್ತಿಗಳನ್ನು ನಾಮನಿರ್ದೇಶಿಸುವುದು;
- (v) ವ್ಯವಸ್ಥಾಪನಾ ಮಂಡಳಿಯ ಸದಸ್ಯರಾಗಿ ಇಬ್ಬರು ವ್ಯಕ್ತಿಗಳನ್ನು ನಾಮನಿರ್ದೇಶಿಸುವುದು;
- (vi) ವಿಶ್ವವಿದ್ಯಾಲಯದ ದತ್ತಿ ನಿಧಿಗೆ ದೇಣಿಗೆ ನೀಡಲು ನಿಧಿ ಮೂಲಗಳನ್ನು ನಿರ್ಧರಿಸುವುದು;
- (vii) ವಿಶ್ವವಿದ್ಯಾಲಯದ ಹಣದ ವಿನಿಯೋಗ ಮತ್ತು ವೆಚ್ಚ ಮಾಡುವುದನ್ನು ನಿರ್ಧರಿಸುವುದು;
- (viii) ಪ್ರಬಂಧಕ ಮಂಡಳಿಯ ಸಭೆಯಲ್ಲಿಯ ಯಾವುದೇ ವಿವಾದಗಳನ್ನು ಈ ಅಧಿನಿಯಮದಲ್ಲಿ ಉಪಬಂಧಿಸಿರುವ ವಿಧಾನದಲ್ಲಿ ಬಗೆಹರಿಸುವುದು;

ಅಧ್ಯಾಯ - III

ವಿಶ್ವವಿದ್ಯಾಲಯದ ಅಧಿಕಾರಿಗಳು

12. ವಿಶ್ವವಿದ್ಯಾಲಯದ ಅಧಿಕಾರಿಗಳು.- ಈ ಮುಂದಿನವರು ವಿಶ್ವವಿದ್ಯಾಲಯದ ಅಧಿಕಾರಿಗಳಾಗಿರತಕ್ಕದ್ದು, ಎಂದರೆ:-

- (i) ಸಂದರ್ಶಕರು;
- (ii) ಸಹ-ಸಂದರ್ಶಕರು;
- (iii) ಕುಲಾಧಿಪತಿಗಳು;
- (iv) ಕುಲಪತಿಗಳು;
- (v) ಸಹಕುಲಪತಿಗಳು;
- (vi) ಕುಲಸಚಿವರು;
- (vii) ಹಣಕಾಸು ಅಧಿಕಾರಿ;
- (viii) ಡೀನ್;
- (ix) ಕುಲಸಚಿವರು ಮೌಲ್ಯಮಾಪನ; ಮತ್ತು
- (x) ಪರಿನಿಯಮಗಳ ಮೂಲಕ ವಿಶ್ವವಿದ್ಯಾಲಯದ ಅಧಿಕಾರಿಗಳೆಂದು ಘೋಷಿಸಬಹುದಾದ ಅಂಥ ಇತರ ಅಧಿಕಾರಿಗಳು.

13. ಸಂದರ್ಶಕರು.- (1) ಕರ್ನಾಟಕದ ಘನತೆವೆತ್ತ ರಾಜ್ಯಪಾಲರು ವಿಶ್ವವಿದ್ಯಾಲಯದ ಸಂದರ್ಶಕರಾಗಿರತಕ್ಕದ್ದು ಮತ್ತು ಸಂದರ್ಶಕರು ವಿಶ್ವವಿದ್ಯಾಲಯದ ಕಾರ್ಯನಿರ್ವಹಣೆಯ ಸುಧಾರಣೆಗಾಗಿ ಸಲಹೆಗಳನ್ನು ನೀಡಬಹುದು.

(2) ಸಂದರ್ಶಕರು, ಪದವಿಗಳನ್ನು ಮತ್ತು ಡಿಪ್ಲೋಮಾಗಳನ್ನು ಪ್ರದಾನ ಮಾಡಲು ವಿಶ್ವವಿದ್ಯಾಲಯದ ಘಟಿಕೋತ್ಸವದ ಅಧ್ಯಕ್ಷತೆಯನ್ನು ವಹಿಸತಕ್ಕದ್ದು.

(3) ಸಂದರ್ಶಕರು ಈ ಮುಂದಿನ ಅಧಿಕಾರಗಳನ್ನು ಹೊಂದಿರತಕ್ಕದ್ದು, ಎಂದರೆ:-

- (i) ವಿಶ್ವವಿದ್ಯಾಲಯದ ವ್ಯವಹಾರಗಳಿಗೆ ಸಂಬಂಧಿಸಿದಂತೆ, ಯಾವುದೇ ಪತ್ರ ಅಥವಾ ಮಾಹಿತಿಯನ್ನು ತರಿಸಿಕೊಳ್ಳುವುದು;
- (ii) ಸಂದರ್ಶಕರು, ಅವರು ಸ್ವೀಕರಿಸಿದ ಮಾಹಿತಿಯ ಆಧಾರದ ಮೇಲೆ ವಿಶ್ವವಿದ್ಯಾಲಯಗಳ ಯಾವುದೇ ಪ್ರಾಧಿಕಾರವು ಮಾಡಿದ ಯಾವುದೇ ಆದೇಶ, ನಡೆಸಿದ ವ್ಯವಹಾರಣೆಗಳು ಅಥವಾ ಕೈಗೊಂಡ ತೀರ್ಮಾನಗಳು, ಈ ಅಧಿನಿಯಮಕ್ಕೆ, ವಿನಿಯಮಗಳಿಗೆ ಅಥವಾ ನಿಯಮಗಳಿಗೆ ಪೂರಕವಾಗಿಲ್ಲವೆಂದು ಮನಗಂಡರೆ ಅವರು ವಿಶ್ವವಿದ್ಯಾಲಯದ ಹಿತಾಸಕ್ತಿಯಿಂದ ತಾವು ಸೂಕ್ತವೆಂದು ಭಾವಿಸಬಹುದಾದ ಅಂಥ ನಿರ್ದೇಶನಗಳನ್ನು ಹೊರಡಿಸಬಹುದು ಮತ್ತು ಹಾಗೆ ಹೊರಡಿಸಿದ ನಿರ್ದೇಶನಗಳನ್ನು ಸಂಬಂಧಪಟ್ಟವರೆಲ್ಲರೂ ಪಾಲಿಸತಕ್ಕದ್ದು.

14. ಸಹ-ಸಂದರ್ಶಕರು.- (1) ಕರ್ನಾಟಕ ಸರ್ಕಾರದ ಮಾನ್ಯ ಉನ್ನತ ಶಿಕ್ಷಣ ಸಚಿವರು ವಿಶ್ವವಿದ್ಯಾಲಯದ ಸಹ-ಸಂದರ್ಶಕರಾಗಿರತಕ್ಕದ್ದು.

(2) ಸಂದರ್ಶಕರ ಅನುಪಸ್ಥಿತಿಯಲ್ಲಿ ಸಹ-ಸಂದರ್ಶಕರು ಪದವಿಗಳನ್ನು ಮತ್ತು ಡಿಪ್ಲೋಮಾಗಳನ್ನು ಪ್ರದಾನ ಮಾಡಲು ವಿಶ್ವವಿದ್ಯಾಲಯದ ಘಟಿಕೋತ್ಸವದಲ್ಲಿ ಅಧ್ಯಕ್ಷತೆಯನ್ನು ವಹಿಸತಕ್ಕದ್ದು.

15. ಕುಲಾಧಿಪತಿಗಳು.- (1) ಕುಲಾಧಿಪತಿಯವರನ್ನು ಪ್ರಾಯೋಜಕ ಸಂಸ್ಥೆಯು ನೇಮಿಸತಕ್ಕದ್ದು.

(2) ಪ್ರಾಯೋಜಕ ಸಂಸ್ಥೆಯ ಸಂಸ್ಥಾಪಿತ ನ್ಯಾಸಧಾರಿಯು ಮೊದಲನೇ ಕುಲಾಧಿಪತಿಗಳಾಗಿರತಕ್ಕದ್ದು, ಅವರು ತಮ್ಮ ಜೀವನಪರ್ಯಂತ ಅಥವಾ ಅವರು ತಮ್ಮ ಪದವನ್ನು ಬಿಟ್ಟುಕೊಡುವವರೆಗೆ ಕುಲಾಧಿಪತಿಗಳಾಗಿ ಪದಧಾರಣೆ ಮಾಡಿರತಕ್ಕದ್ದು.

(3) ತದನಂತರದ ಕುಲಾಧಿಪತಿಗಳು, ಅಂಥ ನೇಮಕಾತಿಯನ್ನು ಪರಿಗಣಿಸುವ ಸಂದರ್ಭದಲ್ಲಿ ಪ್ರಾಯೋಜಕ ಸಂಸ್ಥೆಯು ನಿರ್ಧರಿಸಬಹುದಾದಂತೆ, ಪ್ರಾಯೋಜಕ ಸಂಸ್ಥೆಯ ನ್ಯಾಸಧಾರಿಯಾಗಿರತಕ್ಕದ್ದು ಅಥವಾ ಶಿಕ್ಷಣ, ವಿಜ್ಞಾನ, ಸಂಸ್ಕೃತಿ ಅಥವಾ ಸಾರ್ವಜನಿಕ ಜೀವನ ಕ್ಷೇತ್ರಗಳಲ್ಲಿ ರಾಷ್ಟ್ರೀಯ ಮಟ್ಟದ ಛಾಪನ್ನು ಪಡೆದಿರುವ ಅಂಥ ಇತರ ವ್ಯಕ್ತಿಯಾಗಿರತಕ್ಕದ್ದು.

(4) ಹಾಗೆ ನೇಮಕಗೊಂಡ ತದನಂತರದ ಕುಲಾಧಿಪತಿಗಳು ಪ್ರಾಯೋಜಕ ಸಂಸ್ಥೆಯು ನಿರ್ಧರಿಸಬಹುದಾದಂತೆ ಪದಧಾರಣ ಮಾಡತಕ್ಕದ್ದು.

(5) ಕುಲಾಧಿಪತಿಗಳು ಈ ಅಧಿನಿಯಮದ ಅಥವಾ ಅದರಡಿಯಲ್ಲಿ ರಚಿಸಿದ ಪರಿನಿಯಮಗಳ ಅಡಿಯಲ್ಲಿ ಅವರಿಗೆ ಪ್ರಧಾನ ಮಾಡಬಹುದಾದ ಅಂಥ ಅಧಿಕಾರಗಳನ್ನು ಹೊಂದಿರತಕ್ಕದ್ದು, ಅವುಗಳಲ್ಲಿ ಈ ಮುಂದಿನ ಅಧಿಕಾರಗಳು ಒಳಗೊಂಡಿರತಕ್ಕದ್ದು, ಎಂದರೆ:-

- (i) ವಿಶ್ವವಿದ್ಯಾಲಯದ ಮುಖ್ಯಸ್ಥರಾಗಿ ಕಾರ್ಯ ನಿರ್ವಹಿಸುವುದು;
- (ii) ಸಂದರ್ಶಕರ ಮತ್ತು ಸಹ-ಸಂದರ್ಶಕರಿಬ್ಬರ ಗೃಹಾಜರಿಯಲ್ಲಿ ವಿಶ್ವವಿದ್ಯಾಲಯದ ಎಲ್ಲಾ ಘಟಕೋತ್ಸವಗಳಲ್ಲಿ ಅಧ್ಯಕ್ಷತೆಯನ್ನು ವಹಿಸುವುದು;
- (iii) ವಿಶ್ವವಿದ್ಯಾಲಯದ ಪ್ರಬಂಧಕ ಮಂಡಳಿಯ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸುವುದು;
- (iv) ಈ ಅಧಿನಿಯಮ ಮತ್ತು ಪರಿನಿಯಮಗಳ ಉಪಬಂಧಗಳಿಗೆ ಅನುಸಾರವಾಗಿ ಕುಲಪತಿಗಳನ್ನು ನೇಮಿಸುವುದು ಅಥವಾ ಪುನರ್ನೇಮಿಸುವುದು ಅಥವಾ ಅವರ ನೇಮಕಾತಿಯನ್ನು ಅಂತ್ಯಗೊಳಿಸುವುದು;
- (v) ಈ ಅಧಿನಿಯಮದ 16ನೇ ಪ್ರಕರಣದ (2)ನೇ ಉಪಪ್ರಕರಣದಲ್ಲಿ ಉಲ್ಲೇಖಿಸಿದ ನಾಮನಿರ್ದೇಶಕ ಸಮಿತಿಯ ಸದಸ್ಯರಾಗಿ ಒಬ್ಬ ವ್ಯಕ್ತಿಯನ್ನು ನಾಮನಿರ್ದೇಶನ ಮಾಡುವುದು;
- (vi) ಸಹಕುಲಪತಿಗಳು, ಡೀನ್, ಕುಲಸಚಿವರು ಹಾಗೂ ಹಣಕಾಸು ಅಧಿಕಾರಿಗಳ ನೇಮಕಾತಿಯನ್ನು ಪೂರ್ವಾನುಮೋದಿಸುವುದು;
- (vii) ಪ್ರಬಂಧಕ ಮಂಡಳಿಯ ಸದಸ್ಯರನ್ನಾಗಿ ಇಬ್ಬರು ಶಿಕ್ಷಣ ತಜ್ಞರನ್ನು ನಾಮನಿರ್ದೇಶಿಸುವುದು;
- (viii) ಮೊದಲ ಸಹಕುಲಪತಿಗಳು ಮತ್ತು ಹಣಕಾಸು ಅಧಿಕಾರಿಗಳನ್ನು ನೇಮಿಸುವುದು;
- (ix) ಮೊದಲ ವ್ಯವಸ್ಥಾಪನಾ ಮಂಡಳಿ, ಹಣಕಾಸು ಸಮಿತಿ, ಸಂಶೋಧನಾ ಪರಿಷತ್ತು ಹಾಗೂ ಶೈಕ್ಷಣಿಕ ಪರಿಷತ್ತುಗಳನ್ನು ರಚಿಸುವುದು;
- (x) ಈ ಅಧಿನಿಯಮದಲ್ಲಿ ಉಪಬಂಧಿಸಿದ ವಿಧಾನದಲ್ಲಿ ಕಾರ್ಯಸೂಚಿ ವಿಷಯಗಳನ್ನು ಪೂರ್ವಾನುಮೋದಿಸುವುದು;
- (xi) ಈ ಅಧಿನಿಯಮದಲ್ಲಿ ಉಪಬಂಧಿಸಿದ ವಿಧಾನದಲ್ಲಿ (ಪ್ರಬಂಧಕ ಮಂಡಳಿಯ ಸಭೆಯಲ್ಲಿ ಉಂಟಾದ ವಿವಾದಗಳನ್ನು ಹೊರತುಪಡಿಸಿ) ವಿವಾದಗಳನ್ನು ಪರಿಹರಿಸುವುದು.

(6) ಪದಾಧಿಕಾರಿ ಅಥವಾ ಸಂಸ್ಥೆ ಮತ್ತು ವಿಶ್ವವಿದ್ಯಾಲಯದ ಯಾವುದೇ ಇತರ ಪದಾಧಿಕಾರಿ ಅಥವಾ ಸಂಸ್ಥೆಗಳ ನಡುವೆ ವಿವಾದಗಳು ಉಂಟಾದಲ್ಲಿ, ಆ ವಿವಾದವನ್ನು ಕುಲಾಧಿಪತಿಯವರ ಪರ್ಯಾಲೋಚನೆಗೆ ಕಳುಹಿಸತಕ್ಕದ್ದು ಮತ್ತು ಅಂಥ ವಿವಾದದ ಸಂದರ್ಭದಲ್ಲಿ ಕುಲಾಧಿಪತಿಯವರ ತೀರ್ಮಾನವು ಅಂತಿಮವಾಗಿರತಕ್ಕದ್ದು ಮತ್ತು ಅದಕ್ಕೆ ವಿಶ್ವವಿದ್ಯಾಲಯವು ಬದ್ಧವಾಗಿರತಕ್ಕದ್ದು.

16. ಕುಲಪತಿಗಳು.- (1) (2)ನೇ ಉಪಪ್ರಕರಣದ ಉಪಬಂಧಗಳಿಗೆ ಅನುಸಾರವಾಗಿ ನಾಮನಿರ್ದೇಶಕ ಸಮಿತಿಯು ಶಿಫಾರಸ್ಸು ಮಾಡಿದ ಮೂರು ವ್ಯಕ್ತಿಗಳ ಪೈಕಿಯಿಂದ ಒಬ್ಬರನ್ನು ಮೂರು ವರ್ಷಗಳ ಅವಧಿಗಾಗಿ ಕುಲಪತಿಗಳನ್ನಾಗಿ, ಪರಿನಿಯಮಗಳಲ್ಲಿ ನಿಯಮಿಸಬಹುದಾದಂಥ ನಿಬಂಧನೆಗಳು ಮತ್ತು ಷರತ್ತುಗಳ ಮೇಲೆ ಕುಲಾಧಿಪತಿಯವರು ನೇಮಿಸತಕ್ಕದ್ದು. ಮೂರು ವರ್ಷಗಳ ಅವಧಿಯು ಮುಗಿದ ತರುವಾಯ, ಇದನ್ನು ಮೂರು ವರ್ಷಗಳ ಮತ್ತೊಂದು ಅವಧಿಗೆ ನವೀಕರಿಸಬಹುದು:

ಪರಂತು, ಕುಲಪತಿಯವರು, ತಮ್ಮ ಅವಧಿ ಮುಗಿದ ನಂತರವೂ ಹೊಸ ಕುಲಪತಿಯವರು ಸೇರಿಕೊಳ್ಳುವವರೆಗೆ ಪದದಲ್ಲಿ ಮುಂದುವರೆಯತಕ್ಕದ್ದು. ಆದಾಗ್ಯೂ ಈ ಅವಧಿಯು ಯಾವುದೇ ಸಂದರ್ಭದಲ್ಲಿ ಒಂದು ವರ್ಷವನ್ನು ಮೀರತಕ್ಕದ್ದಲ್ಲ.

(2) (1)ನೇ ಉಪಪ್ರಕರಣದಲ್ಲಿ ಹೇಳಿರುವ ನಾಮನಿರ್ದೇಶಕ ಸಮಿತಿಯಲ್ಲಿ ಈ ಮುಂದಿನ ವ್ಯಕ್ತಿಗಳು ಇರತಕ್ಕದ್ದು, ಎಂದರೆ:-

- (i) ಕುಲಾಧಿಪತಿಯವರು ನಾಮನಿರ್ದೇಶಿಸಿದ ಒಬ್ಬ ವ್ಯಕ್ತಿ;
- (ii) ಪ್ರಬಂಧಕ ಮಂಡಳಿಯ ಇಬ್ಬರು ನಾಮ ನಿರ್ದೇಶಿತರು, ಇವರಲ್ಲಿ ಒಬ್ಬರನ್ನು ಪ್ರಬಂಧಕ ಮಂಡಳಿಯು ಸಮಿತಿಯ ಸಂಚಾಲಕರೆಂದು ನಾಮನಿರ್ದೇಶಿಸತಕ್ಕದ್ದು.

(3) ನಾಮನಿರ್ದೇಶಕ ಸಮಿತಿಯು, ಅರ್ಹತೆಯ ಆಧಾರದ ಮೇಲೆ ಕುಲಪತಿಯ ಹುದ್ದೆಗೆ ಸೂಕ್ತವಾದ ಮೂರು ವ್ಯಕ್ತಿಗಳ ಹೆಸರನ್ನು ಶಿಫಾರಸ್ಸು ಮಾಡತಕ್ಕದ್ದು ಮತ್ತು ಅದನ್ನು ಪ್ರತಿಯೊಬ್ಬ ವ್ಯಕ್ತಿಯ ವಿದ್ಯಾರ್ಹತೆ ಮತ್ತಿತರ ವಿಶಿಷ್ಟ ಪ್ರಶಸ್ತಿಗಳನ್ನು ತಿಳಿಸುವ ಒಂದು ಸಂಕ್ಷಿಪ್ತ ವರದಿಯೊಂದಿಗೆ ಕುಲಾಧಿಪತಿಯವರಿಗೆ ಕಳುಹಿಸತಕ್ಕದ್ದು.

(4) ಕುಲಪತಿಯವರು ವಿಶ್ವವಿದ್ಯಾಲಯದ ಪ್ರಧಾನ ಕಾರ್ಯನಿರ್ವಹಣಾ ಮತ್ತು ಶೈಕ್ಷಣಿಕ ಅಧಿಕಾರಿಯಾಗಿರತಕ್ಕದ್ದು ಮತ್ತು ವಿಶ್ವವಿದ್ಯಾಲಯದ ವ್ಯವಹಾರಗಳ ಬಗ್ಗೆ ಸಾಮಾನ್ಯ ಮೇಲ್ವಿಚಾರಣೆ ಮತ್ತು ನಿಯಂತ್ರಣವನ್ನು ಚಲಾಯಿಸತಕ್ಕದ್ದು ಹಾಗೂ ವಿಶ್ವವಿದ್ಯಾಲಯದ ಪ್ರಾಧಿಕಾರಗಳ ತೀರ್ಮಾನಗಳನ್ನು ಜಾರಿಗೊಳಿಸತಕ್ಕದ್ದು:

ಪರಂತು, ಶಿಕ್ಷಕರ ನೇಮಕಾತಿಯನ್ನು ಹೊರತುಪಡಿಸಿ ಕೂಡಲೇ ಕ್ರಮವನ್ನು ಕೈಗೊಳ್ಳಬೇಕಾದ ತುರ್ತು ಸ್ವರೂಪದ ಯಾವುದೇ ಇತರ ವಿಷಯಗಳಲ್ಲಿ ಮತ್ತು ಅದನ್ನು ಈ ಅಧಿನಿಯಮದ ಮೂಲಕ ಅಥವಾ ಅದರ ಅಡಿಯಲ್ಲಿ ವಿಶ್ವವಿದ್ಯಾಲಯವು ಇದಕ್ಕಾಗಿ ಅಧಿಕೃತಗೊಳಿಸಿದ್ದ ಯಾವೊಬ್ಬ

ಅಧಿಕಾರಿ ಅಥವಾ ಪ್ರಾಧಿಕಾರ ಅಥವಾ ಇತರ ಸಂಸ್ಥೆಯು ಕೂಡಲೇ ಕ್ರಮಕೈಗೊಳ್ಳುವುದು ಸಾಧ್ಯವಿರದಿರುವಾಗ ಕುಲಪತಿಯವರು ತಾನು ಸೂಕ್ತವೆಂದು ಭಾವಿಸಬಹುದಾದಂತಹ ಕ್ರಮವನ್ನು ಕುಲಾಧಿಪತಿಯವರ ಲಿಖಿತ ಪೂರ್ವಾನುಮೋದನೆಯನ್ನು ಪಡೆದು ಕೈಗೊಳ್ಳತಕ್ಕದ್ದು.

(5) ಕುಲಪತಿಯವರು ಪರಿನಿಯಮಗಳು ಅಥವಾ ನಿಯಮಗಳಲ್ಲಿ ಹೇಳಲಾದ ಅಂಥ ಇತರ ಅಧಿಕಾರಗಳನ್ನು ಚಲಾಯಿಸತಕ್ಕದ್ದು ಹಾಗೂ ಅಂಥ ಇತರ ಕರ್ತವ್ಯಗಳನ್ನು ನೆರವೇರಿಸತಕ್ಕದ್ದು:

ಪರಂತು, ಕುಲಪತಿಗಳ ಅಭಿಪ್ರಾಯದಲ್ಲಿ, ವಿಶ್ವವಿದ್ಯಾಲಯದ ಯಾವುದೇ ಪ್ರಾಧಿಕಾರದ ಯಾವುದೇ ನಿರ್ಣಯವು, ಈ ಅಧಿನಿಯಮ ಅಥವಾ ಅದರಡಿಯಲ್ಲಿ ರಚಿಸಿದ ಪರಿನಿಯಮಗಳು, ವಿನಿಯಮಗಳು ಅಥವಾ ನಿಯಮಗಳ ಮೂಲಕ ಪ್ರದತ್ತವಾದ ಅಧಿಕಾರದ ಹೊರಗಿದ್ದರೆ ಅಥವಾ ವಿಶ್ವವಿದ್ಯಾಲಯದ ಹಿತಾಸಕ್ತಿಗೆ ಪ್ರತಿಕೂಲವಾಗಬಹುದಾಗಿದ್ದರೆ, ಅದರ ನಿರ್ಣಯದ ದಿನಾಂಕದಿಂದ ಹದಿನೈದು ದಿನಗಳ ಒಳಗೆ ತನ್ನ ನಿರ್ಣಯವನ್ನು ಪರಿಷ್ಕರಿಸಲು ಸಂಬಂಧಪಟ್ಟ ಪ್ರಾಧಿಕಾರವನ್ನು ಆತನು ಕೋರತಕ್ಕದ್ದು ಮತ್ತು ಪ್ರಾಧಿಕಾರವು ಅಂಥ ನಿರ್ಣಯವನ್ನು ಸಂಪೂರ್ಣವಾಗಿ ಅಥವಾ ಭಾಗಶಃವಾಗಿ ಪರಿಷ್ಕರಿಸಲು ನಿರಾಕರಿಸಿದ ಸಂದರ್ಭದಲ್ಲಿ ಅಥವಾ ಹದಿನೈದು ದಿನಗಳೊಳಗೆ ಯಾವುದೇ ನಿರ್ಣಯವನ್ನು ತೆಗೆದುಕೊಳ್ಳಲು ವಿಫಲವಾದಲ್ಲಿ, ನಂತರ ಅಂಥ ವಿಷಯವನ್ನು ಕುಲಾಧಿಪತಿಗಳಿಗೆ ಕಳುಹಿಸತಕ್ಕದ್ದು ಮತ್ತು ಈ ಬಗ್ಗೆ ಇವರ ತೀರ್ಮಾನವೇ ಅಂತಿಮವಾಗಿರತಕ್ಕದ್ದು.

(6) ಕುಲಪತಿಯವರ ಸೇವೆಗಳನ್ನು, ಪ್ರಬಂಧಕ ಮಂಡಳಿಯ ಅನುಮೋದನೆಯೊಂದಿಗೆ ಮತ್ತು ಸಹಜ ನ್ಯಾಯದ ತತ್ವಗಳನ್ನು ಅನುಸರಿಸಿದ ನಂತರ ಹಾಗೂ ಶಿಸ್ತಿನ ಆಧಾರದ ಮೇಲೆ ಅಂತ್ಯಗೊಳಿಸುವ ಸಂದರ್ಭವೂ ಸೇರಿದಂತೆ, ಪ್ರಕರಣದ ಬಗ್ಗೆ ಕುಲಪತಿಯು ತನ್ನ ಅಹವಾಲನ್ನು ಹೇಳಿಕೊಳ್ಳಲು ಸೂಕ್ತ ಅವಕಾಶವನ್ನು ನೀಡಿದ ತರುವಾಯ, ಕುಲಾಧಿಪತಿಯವರು ಅಂತ್ಯಗೊಳಿಸಬಹುದು.

(7) ವಿಶ್ವವಿದ್ಯಾಲಯದ ಘಟಿಕೋತ್ಸವದಲ್ಲಿ ಸಂದರ್ಶಕರು, ಸಹ-ಸಂದರ್ಶಕರು ಮತ್ತು ಕುಲಾಧಿಪತಿಯವರು ಇವರುಗಳ ಗೃಹ ಹಾಜರಿಯ ಸಂದರ್ಭದಲ್ಲಿ ಕುಲಪತಿಯವರು ಅಧ್ಯಕ್ಷತೆಯನ್ನು ವಹಿಸತಕ್ಕದ್ದು.

17. ಸಹಕುಲಪತಿಗಳು.— ಕುಲಪತಿಯವರು, ಕುಲಾಧಿಪತಿಯವರ ಲಿಖಿತ ಅನುಮೋದನೆಯನ್ನು ಪಡೆದುಕೊಂಡು ಮೂರು ಜನರನ್ನು ಮೀರದಂತೆ ಸಹಕುಲಪತಿಗಳನ್ನು ಪರಿನಿಯಮಗಳ ಮೂಲಕ ನಿಯಮಿಸಬಹುದಾದಂಥ ವಿಧಾನದಲ್ಲಿ ನೇಮಕಮಾಡತಕ್ಕದ್ದು ಮತ್ತು ಅವರು ಅಂಥ ಅಧಿಕಾರಗಳನ್ನು ಚಲಾಯಿಸತಕ್ಕದ್ದು ಹಾಗೂ ಅಂಥ ಕರ್ತವ್ಯಗಳನ್ನು ನೆರವೇರಿಸತಕ್ಕದ್ದು.

18. ವ್ಯಾಸಂಗ ವಿಭಾಗಗಳ ಡೀನ್‌ಗಳು.— ಕುಲಪತಿಯವರು, ಕುಲಾಧಿಪತಿಯವರ ಲಿಖಿತ ಅನುಮೋದನೆಯನ್ನು ಪಡೆದುಕೊಂಡು ಪರಿನಿಯಮಗಳ ಮೂಲಕ ನಿಯಮಿಸಬಹುದಾದ ಅಂಥ ವಿಧಾನದಲ್ಲಿ ವ್ಯಾಸಂಗ ವಿಭಾಗಗಳ ಡೀನ್‌ಗಳನ್ನು ನೇಮಕಮಾಡತಕ್ಕದ್ದು ಮತ್ತು ಅವರು ಅಂಥ ಅಧಿಕಾರಗಳನ್ನು ಚಲಾಯಿಸತಕ್ಕದ್ದು ಹಾಗೂ ಅಂಥ ಕರ್ತವ್ಯಗಳನ್ನು ನೆರವೇರಿಸತಕ್ಕದ್ದು.

19. ಕುಲಸಚಿವರು.— (1) ಕುಲಾಧಿಪತಿಯವರು, ಪರಿನಿಯಮಗಳ ಮೂಲಕ ನಿಯಮಿಸಬಹುದಾದಂಥ ವಿಧಾನದಲ್ಲಿ ಮತ್ತು ಅಂಥ ನಿಬಂಧನೆ ಮತ್ತು ಷರತ್ತುಗಳ ಮೇಲೆ ಕುಲಾಧಿಪತಿಯವರ ಲಿಖಿತ ಅನುಮೋದನೆಯೊಂದಿಗೆ, ಕುಲಸಚಿವರನ್ನು ನೇಮಕ ಮಾಡತಕ್ಕದ್ದು.

(2) ಪರಿನಿಯಮಗಳಲ್ಲಿ ಪರಿಭಾಷಿಸಿರುವಂಥ ಎಲ್ಲಾ ಕರಾರುಗಳನ್ನು ವಿಶ್ವವಿದ್ಯಾಲಯದ ಪರವಾಗಿ ಕುಲಸಚಿವರು ಮಾಡಿಕೊಳ್ಳತಕ್ಕದ್ದು ಮತ್ತು ಅದಕ್ಕೆ ಸಹಿ ಹಾಕತಕ್ಕದ್ದು.

(3) ಕುಲಸಚಿವರು ವಿಶ್ವವಿದ್ಯಾಲಯದ ಪರವಾಗಿ ದಾಖಲೆಗಳನ್ನು ಅಧಿಕೃತಗೊಳಿಸುವ ಅಧಿಕಾರವನ್ನು ಹೊಂದಿರತಕ್ಕದ್ದು ಹಾಗೂ ಪರಿನಿಯಮಗಳಿಂದ ಪ್ರದತ್ತಗೊಳಿಸಬಹುದಾದಂಥ ಅಥವಾ ಕುಲಾಧಿಪತಿಯವರು ಮತ್ತು ಕುಲಪತಿಯವರು ಕಾಲಕಾಲಕ್ಕೆ ಅಗತ್ಯಪಡಿಸಬಹುದಾದ ಅಂಥ ಇತರ ಅಧಿಕಾರಗಳನ್ನು ಚಲಾಯಿಸತಕ್ಕದ್ದು ಹಾಗೂ ಅಂಥ ಇತರ ಕರ್ತವ್ಯಗಳನ್ನು ನೆರವೇರಿಸತಕ್ಕದ್ದು.

(4) ಕುಲಸಚಿವರು ವಿಶ್ವವಿದ್ಯಾಲಯದ ದಾಖಲೆಗಳು ಮತ್ತು ಸಾಮಾನ್ಯ ಮೊಹರನ್ನು ಸರಿಯಾದ ರೀತಿಯಲ್ಲಿ ರಕ್ಷಿಸಿಕೊಂಡು ಬರುವ ಹೊಣೆಗಾರಿಕೆಯನ್ನು ಹೊಂದಿರತಕ್ಕದ್ದು ಮತ್ತು ಕುಲಾಧಿಪತಿಯವರು, ಕುಲಪತಿಯವರು ಅಥವಾ ಇತರ ಯಾವುದೇ ಪ್ರಾಧಿಕಾರವು ಕೋರಿದಂಥ ಎಲ್ಲಾ ಅಂಥ ಮಾಹಿತಿಯನ್ನು ಮತ್ತು ದಾಖಲೆಗಳನ್ನು ಅವರ ಮುಂದೆ ಮಂಡಿಸಲು ಬದ್ಧರಾಗಿರತಕ್ಕದ್ದು.

20. ಹಣಕಾಸು ಅಧಿಕಾರಿ.— ಕುಲಪತಿಯವರು, ಕುಲಾಧಿಪತಿಯವರ ಲಿಖಿತ ಅನುಮೋದನೆಯನ್ನು ಪಡೆದುಕೊಂಡು, ಪರಿನಿಯಮಗಳ ಮೂಲಕ ಪ್ರದತ್ತಗೊಳಿಸಬಹುದಾದ ಅಂಥ ವಿಧಾನದಲ್ಲಿ ಹಣಕಾಸು ಅಧಿಕಾರಿಯನ್ನು ನೇಮಕ ಮಾಡತಕ್ಕದ್ದು ಮತ್ತು ಅವರು ಅಂಥ ಅಧಿಕಾರಗಳನ್ನು ಚಲಾಯಿಸತಕ್ಕದ್ದು ಹಾಗೂ ಅಂಥ ಕರ್ತವ್ಯಗಳನ್ನು ನೆರವೇರಿಸತಕ್ಕದ್ದು.

21. ಇತರ ಅಧಿಕಾರಿಗಳು.— ವಿಶ್ವವಿದ್ಯಾಲಯದ ಇತರ ಅಧಿಕಾರಿಗಳ ನೇಮಕಾತಿಯ ವಿಧಾನ, ಸೇವಾ ನಿಬಂಧನೆಗಳು ಮತ್ತು ಷರತ್ತುಗಳು ಹಾಗೂ ಅವರ ಅಧಿಕಾರಗಳು ಮತ್ತು ಕರ್ತವ್ಯಗಳು ಪರಿನಿಯಮಗಳ ಮೂಲಕ ನಿರ್ದಿಷ್ಟಪಡಿಸಬಹುದಾದಂತೆ ಇರತಕ್ಕದ್ದು.

ಅಧ್ಯಾಯ - IV

ವಿಶ್ವವಿದ್ಯಾಲಯದ ಪ್ರಾಧಿಕಾರಗಳು

22. ವಿಶ್ವವಿದ್ಯಾಲಯದ ಪ್ರಾಧಿಕಾರಗಳು.— ಈ ಮುಂದಿನವುಗಳು ವಿಶ್ವವಿದ್ಯಾಲಯದ ಪ್ರಾಧಿಕಾರಗಳಾಗಿರತಕ್ಕದ್ದು, ಎಂದರೆ:—

- (i) ಪ್ರಬಂಧಕ ಮಂಡಳಿ;
- (ii) ವ್ಯವಸ್ಥಾಪನ ಮಂಡಳಿ;
- (iii) ಶೈಕ್ಷಣಿಕ ಪರಿಷತ್ತು;
- (iv) ಸಂಶೋಧನಾ ಪರಿಷತ್ತು;
- (v) ಹಣಕಾಸು ಸಮಿತಿ; ಮತ್ತು

(vi) ವಿಶ್ವವಿದ್ಯಾಲಯದ ಪ್ರಾಧಿಕಾರಗಳೆಂದು ಪರಿನಿಯಮಗಳ ಮೂಲಕ ಘೋಷಿಸಬಹುದಾದ ಅಂಥ ಇತರ ಪ್ರಾಧಿಕಾರಗಳು.

23. ಪ್ರಬಂಧಕ ಮಂಡಳಿ ಮತ್ತು ಇದರ ಅಧಿಕಾರಗಳು.- (1) ಪ್ರಬಂಧಕ ಮಂಡಳಿಯು ಈ ಮುಂದಿನವರನ್ನು ಒಳಗೊಂಡಿರತಕ್ಕದ್ದು, ಎಂದರೆ:-

- (i) ಕುಲಾಧಿಪತಿಯವರು - ಅಧ್ಯಕ್ಷರು;
- (ii) ಕುಲಪತಿಯವರು - ಸದಸ್ಯರು;
- (iii) ರಾಜ್ಯ ಸರ್ಕಾರದ ಪ್ರಧಾನ ಕಾರ್ಯದರ್ಶಿಗಳು/ಕಾರ್ಯದರ್ಶಿಗಳು, ಉನ್ನತ ಶಿಕ್ಷಣ ಇಲಾಖೆ ಅಥವಾ ಉಪ ಕಾರ್ಯದರ್ಶಿ ದರ್ಜೆಗಿಂತ ಕಡಿಮೆಯಿಲ್ಲದ ದರ್ಜೆಯ ಆತನ ನಾಮನಿರ್ದೇಶಿತ;
- (iv) ಸರ್ಕಾರದ ಪ್ರಧಾನ ಕಾರ್ಯದರ್ಶಿ/ಕಾರ್ಯದರ್ಶಿ, ವೈದ್ಯಕೀಯ ಶಿಕ್ಷಣ ಅಥವಾ ಉಪ ಕಾರ್ಯದರ್ಶಿ ದರ್ಜೆಗಿಂತ ಕಡಿಮೆಯಿಲ್ಲದ ದರ್ಜೆಯ ಆತನ ನಾಮನಿರ್ದೇಶಿತ;
- (v) ರಾಜ್ಯ ಸರ್ಕಾರವು ನಾಮ ನಿರ್ದೇಶನ ಮಾಡಿದ ಆಡಳಿತವನ್ನು ಒಳಗೊಂಡಂತೆ ವ್ಯವಸ್ಥಾಪನೆ, ಹಣಕಾಸು ಅಥವಾ ಯಾವುದೇ ಇತರ ವಿಶೇಷ ಕ್ಷೇತ್ರದಲ್ಲಿನ ಒಬ್ಬರು ತಜ್ಞರು;
- (vi) ಪ್ರಾಯೋಜಕ ಸಂಸ್ಥೆಯು ನಾಮನಿರ್ದೇಶಿಸಿದ ಇಬ್ಬರು ವ್ಯಕ್ತಿಗಳು ಅವರ ಪೈಕಿ ಒಬ್ಬರು ಮಹಿಳೆಯಾಗಿರತಕ್ಕದ್ದು;
- (vii) ಸಹ ಕುಲಪತಿಯವರು ಮತದಾನದ ಹಕ್ಕಿಲ್ಲದ ಸದಸ್ಯರಾಗಿರತಕ್ಕದ್ದು;
- (viii) ವಿಶ್ವವಿದ್ಯಾಲಯ ಅನುದಾನ ಆಯೋಗದ ನಾಮನಿರ್ದೇಶಿತ ಒಬ್ಬ ಸುಪ್ರಸಿದ್ಧ ಶಿಕ್ಷಣ ತಜ್ಞರು.

(2) ಕುಲಸಚಿವರು ಪ್ರಬಂಧಕ ಮಂಡಳಿಯ ಮತ ದಾನದ ಹಕ್ಕಿರದ ಸದಸ್ಯ ಕಾರ್ಯದರ್ಶಿಯಾಗಿರತಕ್ಕದ್ದು.

(3) ಪ್ರಬಂಧಕ ಮಂಡಳಿಯ ಸದಸ್ಯರ ಪದಾವಧಿ, ಸರ್ಕಾರದಿಂದ ನಾಮನಿರ್ದೇಶಿತರಾದ ಸದಸ್ಯರನ್ನು ಹೊರತುಪಡಿಸಿ, ಸದಸ್ಯರ ನೇಮಕಾತಿ, ನವೀಕರಣ ಮತ್ತು ತೆಗೆದುಹಾಕುವುದು ಮುಂತಾದವುಗಳು ಪರಿನಿಯಮಗಳ ಮೂಲಕ ನಿಯಮಿಸಬಹುದಾದಂತೆ ಇರತಕ್ಕದ್ದು.

(4) ಪ್ರಬಂಧಕ ಮಂಡಳಿಯ ಎಲ್ಲಾ ಸಭೆಗಳಲ್ಲಿ ಕುಲಾಧಿಪತಿಯವರು ಯಾವಾಗಲೂ ಅಧ್ಯಕ್ಷತೆಯನ್ನು ವಹಿಸತಕ್ಕದ್ದು ಮತ್ತು ಅವರ ಗೈರುಹಾಜರಿಯಲ್ಲಿ ಕುಲಾಧಿಪತಿಯವರಿಂದ ನಾಮನಿರ್ದೇಶಿತರಾದ ಯಾರಾದರೂ ಒಬ್ಬರು ಅಧ್ಯಕ್ಷತೆಯನ್ನು ವಹಿಸತಕ್ಕದ್ದು. ಅಂಥ ಸಭೆಯ ಅಧ್ಯಕ್ಷತೆಯನ್ನು ವಹಿಸುವುದಕ್ಕೆ ಕುಲಾಧಿಪತಿಯವರು ಯಾವೊಬ್ಬ ವ್ಯಕ್ತಿಯನ್ನೂ ನಾಮನಿರ್ದೇಶನ ಮಾಡಿರದಿದ್ದಲ್ಲಿ, ಸಭೆಯಲ್ಲಿ ಹಾಜರಿರುವ ಸದಸ್ಯರು ಸರಳ ಬಹುಮತದ ಮೂಲಕ ಅವರುಗಳ ಪೈಕಿಯಿಂದಲೇ ಆ ಸಭೆಯ ಅಧ್ಯಕ್ಷನನ್ನು ಚುನಾಯಿಸತಕ್ಕದ್ದು.

(5) ಪ್ರಬಂಧಕ ಮಂಡಳಿಯ ಎಲ್ಲಾ ಸಭೆಗಳಿಗೆ, ಅಂಥ ಸಭೆಯಲ್ಲಿ ಹಾಜರಿದ್ದು ನೀಡುವ ಮೂರು ಜನ ಸದಸ್ಯರು ಗಣಪೂರ್ತಿ (ಕೋರಂ) ಆಗಿರತಕ್ಕದ್ದು:

ಪರಂತು, ಪ್ರಬಂಧಕ ಮಂಡಳಿಯ ಯಾವುದೇ ಸಭೆಯ ಕೋರಂ ಪೂರ್ಣವಾಗಬೇಕಾದರೆ ಕುಲಾಧಿಪತಿಯವರು ಅಥವಾ ಪ್ರಾಯೋಜಕ ಸಂಸ್ಥೆಯ ಒಬ್ಬ ನಾಮನಿರ್ದೇಶಿತರು ಹಾಜರಿರುವುದು ಮತ್ತು ಕುಲಾಧಿಪತಿಯವರು ಅಥವಾ ಪ್ರಾಯೋಜಕ ಸಂಸ್ಥೆಯ ಒಬ್ಬ ನಾಮನಿರ್ದೇಶಿತರು ಹಾಜರಾಗದೇ ಇದ್ದಾಗ ಕುಲಪತಿಯವರು ಹಾಜರಿರುವುದು ಯಾವಾಗಲೂ ಅವಶ್ಯವಾಗಿರತಕ್ಕದ್ದು.

(6) ಪ್ರಬಂಧಕ ಮಂಡಳಿಯು ವಿಶ್ವವಿದ್ಯಾಲಯದ ಪ್ರಧಾನ ಪ್ರಬಂಧಕ ಸಂಸ್ಥೆಯಾಗಿರತಕ್ಕದ್ದು ಮತ್ತು ಅದು ಈ ಮುಂದಿನ ಅಧಿಕಾರಗಳನ್ನು ಹೊಂದಿರತಕ್ಕದ್ದು, ಎಂದರೆ:-

- (i) ವಿಶ್ವವಿದ್ಯಾಲಯದ ಶಾಸನಬದ್ಧ ಲೆಕ್ಕಪರಿಶೋಧಕರನ್ನು ನೇಮಕಗೊಳಿಸುವುದು;
- (ii) ವಿಶ್ವವಿದ್ಯಾಲಯವು ಅನುಸರಿಸಬೇಕಾದ ಕಾರ್ಯನೀತಿಗಳನ್ನು ರಚಿಸುವುದು;
- (iii) ಈ ಅಧಿನಿಯಮದ ಅಥವಾ ಪರಿನಿಯಮಗಳ ಅಥವಾ ನಿಯಮಗಳ ಉಪಬಂಧಗಳಿಗೆ ಅನುಗುಣವಾಗಿ ಇರದ ವಿಶ್ವವಿದ್ಯಾಲಯದ ಇತರ ಪ್ರಾಧಿಕಾರಗಳ ತೀರ್ಮಾನಗಳನ್ನು ಪುನರೀಕ್ಷಿಸುವುದು;
- (iv) ವಿಶ್ವವಿದ್ಯಾಲಯದ ಆಯವ್ಯಯ ಮತ್ತು ವಾರ್ಷಿಕ ವರದಿಗಳನ್ನು ಅನುಮೋದಿಸುವುದು;
- (v) ಹೊಸ ಅಥವಾ ಹೆಚ್ಚುವರಿ ಪರಿನಿಯಮಗಳನ್ನು ರಚಿಸುವುದು ಅಥವಾ ಈಗಾಗಲೇ ಇರುವ ಪರಿನಿಯಮಗಳು ಮತ್ತು ನಿಯಮಗಳನ್ನು ತಿದ್ದುಪಡಿ ಮಾಡುವುದು ಅಥವಾ ನಿರಸನಗೊಳಿಸುವುದು;
- (vi) ವಿಶ್ವವಿದ್ಯಾಲಯವನ್ನು ಸ್ವಯಂಸಮಾಪನಗೊಳಿಸುವ ನಿರ್ಧಾರವನ್ನು ತೆಗೆದುಕೊಳ್ಳುವುದು;
- (vii) ಸರ್ಕಾರಕ್ಕೆ ಸಲ್ಲಿಸುವ ಪ್ರಸ್ತಾವಗಳನ್ನು ಅನುಮೋದಿಸುವುದು;
- (viii) ಶುಲ್ಕ ನಿಯಂತ್ರಣ ಸಮಿತಿಗೆ ಮೂವರು ಸದಸ್ಯರನ್ನು ನಾಮನಿರ್ದೇಶನ ಮಾಡುವುದು;
- (ix) ವಿಶ್ವವಿದ್ಯಾಲಯದ ಉದ್ದೇಶಗಳನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸುವುದಕ್ಕೆ ಅಪೇಕ್ಷಣೀಯವೆಂದು ಕಂಡುಬರುವಂಥ ತೀರ್ಮಾನಗಳನ್ನು ಮತ್ತು ಕ್ರಮಗಳನ್ನು ಕೈಗೊಳ್ಳುವುದು.

(7) ಪ್ರಬಂಧಕ ಮಂಡಳಿಯು ಒಂದು ವರ್ಷದಲ್ಲಿ ಕನಿಷ್ಠ ಮೂರು ಸಲ ಸಭೆ ಸೇರತಕ್ಕದ್ದು.

(8) ಕಾರ್ಯಸೂಚಿ ವಿಷಯದ ಪರವಾಗಿ ಕುಲಾಧಿಪತಿಯವರು ಸಕಾರಾತ್ಮಕ ಮತದಾನವನ್ನು ಅನುಸರಿಸಿದ ಹೊರತಾಗಿ ಯಾವುದೇ ಕಾರ್ಯಸೂಚಿ ವಿಷಯಗಳ ಸಂಬಂಧದಲ್ಲಿ, ತಮ್ಮ ಸಭೆಯಲ್ಲಿ ಪ್ರಬಂಧಕ ಮಂಡಳಿಯು ಯಾವುದೇ ಗೊತ್ತುವಳಿಯನ್ನು ಹೊರಡಿಸತಕ್ಕದ್ದಲ್ಲ ಅಥವಾ ಯಾವುದೇ ನಿರ್ಧಾರವನ್ನು ಕೈಗೊಳ್ಳತಕ್ಕದ್ದಲ್ಲ.

(9) ಪ್ರಬಂಧಕ ಮಂಡಳಿಯ ಸಭೆಯ ಅಭಿಪ್ರಾಯದಲ್ಲಿ ವಿವಾದ ಉಂಟಾದ ಸಂದರ್ಭದಲ್ಲಿ, ವಿಷಯವನ್ನು ಪ್ರಾಯೋಜಕ ಸಂಸ್ಥೆಗೆ ಉಲ್ಲೇಖಿಸತಕ್ಕದ್ದು ಮತ್ತು ಅಂಥ ವಿಷಯದ ಸಂಬಂಧದಲ್ಲಿ ಪ್ರಾಯೋಜಕ ಸಂಸ್ಥೆಯ ತೀರ್ಮಾನವು ಅಂತಿಮವಾಗಿರತಕ್ಕದ್ದು ಮತ್ತು ವಿಶ್ವವಿದ್ಯಾಲಯದ ಮೇಲೆ ಬಂಧನಕಾರಿಯಾಗಿರತಕ್ಕದ್ದು.

24. ವ್ಯವಸ್ಥಾಪನಾ ಮಂಡಳಿ.-(1) ವ್ಯವಸ್ಥಾಪನಾ ಮಂಡಳಿಯು ಈ ಮುಂದಿನವರನ್ನು ಒಳಗೊಂಡಿರತಕ್ಕದ್ದು, ಎಂದರೆ:-

- (i) ಕುಲಪತಿಗಳು;
- (ii) ಸಹಕುಲಪತಿಗಳು;
- (iii) ಕುಲಸಚಿವರು;
- (iv) ಪ್ರಾಯೋಜಕ ಸಂಸ್ಥೆಯ ಇಬ್ಬರು ನಾಮನಿರ್ದೇಶಿತರು;
- (v) ಕುಲಾಧಿಪತಿಗಳು ನಾಮನಿರ್ದೇಶಿಸಬಹುದಾದ ವ್ಯಾಸಂಗ ವಿಭಾಗಗಳ ಇಬ್ಬರು ಡೀನ್‌ಗಳು;
- (vi) ಕುಲಸಚಿವರು ಮೌಲ್ಯಮಾಪನ.

(2) ಕುಲಪತಿಯು ವ್ಯವಸ್ಥಾಪನಾ ಮಂಡಳಿಯ ಅಧ್ಯಕ್ಷನಾಗಿರತಕ್ಕದ್ದು ಮತ್ತು ರಿಜಿಸ್ಟ್ರಾರನು, ರಿಜಿಸ್ಟ್ರಾರನ ಗೈರು ಹಾಜರಿಯಲ್ಲಿ, ರಿಜಿಸ್ಟ್ರಾರ್ ಮೌಲ್ಯಮಾಪನ ಕುಲಾಧಿಪತಿಯವರ ಪೂರ್ವಾನುಮೋದನೆಯೊಂದಿಗೆ ವ್ಯವಸ್ಥಾಪನಾ ಮಂಡಳಿಯ ಕಾರ್ಯದರ್ಶಿಯಾಗಿರತಕ್ಕದ್ದು.

(3) ವ್ಯವಸ್ಥಾಪನಾ ಮಂಡಳಿಯು ವಿಶ್ವವಿದ್ಯಾಲಯದ ಕಾರ್ಯನಿರ್ವಹಣಾ ಸಂಸ್ಥೆಯಾಗಿರತಕ್ಕದ್ದು. ವ್ಯವಸ್ಥಾಪನಾ ಮಂಡಳಿಯ ಅಧಿಕಾರಗಳು ಮತ್ತು ಪ್ರಕಾರ್ಯಗಳು ಪರಿನಿಯಮಗಳ ಮೂಲಕ ನಿರ್ದಿಷ್ಟಪಡಿಸಬಹುದಾದಂತೆ ಇರತಕ್ಕದ್ದು.

(4) ವ್ಯವಸ್ಥಾಪನಾ ಮಂಡಳಿಯ ಎಲ್ಲಾ ಸಭೆಗಳಲ್ಲಿ ಯಾವಾಗಲೂ ಕುಲಪತಿಯವರು ಅಧ್ಯಕ್ಷತೆ ವಹಿಸತಕ್ಕದ್ದು ಹಾಗೂ ಕುಲಪತಿಯವರ ಗೈರುಹಾಜರಿಯಲ್ಲಿ ಪ್ರಾಯೋಜಕ ಸಂಸ್ಥೆಯು ನಾಮನಿರ್ದೇಶನ ಮಾಡಿದವರು ಅಧ್ಯಕ್ಷತೆ ವಹಿಸತಕ್ಕದ್ದು ಮತ್ತು ಪ್ರಾಯೋಜಕ ಸಂಸ್ಥೆಯು ಯಾರನ್ನೂ ನಾಮನಿರ್ದೇಶನ ಮಾಡದೇ ಇದ್ದ ಸಂದರ್ಭದಲ್ಲಿ ಸಭೆಯಲ್ಲಿ ಹಾಜರಿರುವ ಸದಸ್ಯರು ಚುನಾಯಿಸಿದ ಯಾವುದೇ ಇತರ ಸದಸ್ಯರು ಅಧ್ಯಕ್ಷತೆಯನ್ನು ವಹಿಸತಕ್ಕದ್ದು.

(5) ವ್ಯವಸ್ಥಾಪನಾ ಮಂಡಳಿಯ ಸಭೆಯಲ್ಲಿ ಯಾವುದೇ ವಿಷಯವನ್ನು ಕುರಿತು ವಿವಾದ ಉಂಟಾದಲ್ಲಿ ಸದರಿ ವಿಷಯವನ್ನು ಕುಲಾಧಿಪತಿಯವರಿಗೆ ಕಳುಹಿಸತಕ್ಕದ್ದು ಮತ್ತು ಅಂಥ ವಿಷಯದ ಬಗ್ಗೆ ಕುಲಾಧಿಪತಿಯವರ ತೀರ್ಮಾನವು ಅಂತಿಮವಾಗಿರತಕ್ಕದ್ದು ಮತ್ತು ಅದಕ್ಕೆ ವಿಶ್ವವಿದ್ಯಾಲಯವು ಬದ್ಧವಾಗಿರತಕ್ಕದ್ದು.

25. ಶೈಕ್ಷಣಿಕ ಪರಿಷತ್ತು.-(1) ಶೈಕ್ಷಣಿಕ ಪರಿಷತ್ತು ಈ ಮುಂದಿನವರನ್ನು ಒಳಗೊಂಡಿರತಕ್ಕದ್ದು, ಎಂದರೆ:-

- (i) ಕುಲಪತಿಯವರು - ಅಧ್ಯಕ್ಷರು
- (ii) ಸಹಕುಲಪತಿಯವರು - ಸದಸ್ಯರು
- (iii) ಕುಲಸಚಿವರು - ಕಾರ್ಯದರ್ಶಿಗಳು
- (iv) ಪರಿನಿಯಮಗಳಲ್ಲಿ ನಿರ್ದಿಷ್ಟಪಡಿಸಬಹುದಾದ ಅಂಥ ಇತರ ಸದಸ್ಯರು.
- (v) ಕುಲಸಚಿವರು ಮೌಲ್ಯಮಾಪನ - ಸದಸ್ಯರು
- (vi) ಕುಲಾಧಿಪತಿಯವರ ಒಬ್ಬ ನಾಮನಿರ್ದೇಶಿತರು - ಸದಸ್ಯರು

(2) ಶೈಕ್ಷಣಿಕ ಪರಿಷತ್ತು ವಿಶ್ವವಿದ್ಯಾಲಯದ ಪ್ರಧಾನ ಶೈಕ್ಷಣಿಕ ಸಂಸ್ಥೆಯಾಗಿರತಕ್ಕದ್ದು ಮತ್ತು ಈ ಅಧಿನಿಯಮದ, ಪರಿನಿಯಮಗಳ, ವಿನಿಯಮಗಳ ಹಾಗೂ ನಿಯಮಗಳ ಉಪಬಂಧಗಳಿಗೆ ಒಳಪಟ್ಟು, ವಿಶ್ವವಿದ್ಯಾಲಯದ ಶೈಕ್ಷಣಿಕ ಕಾರ್ಯನೀತಿಗಳನ್ನು ಸಮನ್ವಯಗೊಳಿಸತಕ್ಕದ್ದು ಮತ್ತು ಅದರ ಬಗ್ಗೆ ಸಾಮಾನ್ಯ ಮೇಲ್ವಿಚಾರಣೆಯನ್ನು ನಡೆಸತಕ್ಕದ್ದು.

26. ಸಂಶೋಧನಾ ಪರಿಷತ್ತು.-(1) ಸಂಶೋಧನಾ ಪರಿಷತ್ತು ವಿಶ್ವವಿದ್ಯಾಲಯದ ಪ್ರಧಾನ ಸಂಶೋಧನಾ ಸಮಿತಿಯಾಗಿರತಕ್ಕದ್ದು ಹಾಗೂ ಸಂಶೋಧನಾ ಕ್ಷೇತ್ರದ ಆದ್ಯತೆಯು ಒಳಗೊಂಡಂತೆ, ವಿಶ್ವವಿದ್ಯಾಲಯವು ಕೈಗೊಳ್ಳಬೇಕಾದ ಸಂಶೋಧನೆಯ ಬಗ್ಗೆ ಒಂದು ವ್ಯಾಪಕವಾದ ಪರಿಪೂರ್ಣ ಭವಿಷ್ಯದ ದೃಷ್ಟಿಯನ್ನು ಒದಗಿಸತಕ್ಕದ್ದು. ಈ ಪರಿಷತ್ತು, ಈ ಅಧಿನಿಯಮದ, ಪರಿನಿಯಮಗಳ, ವಿನಿಯಮಗಳ ಮತ್ತು ನಿಯಮಗಳ ಉಪಬಂಧಗಳಿಗೆ ಒಳಪಟ್ಟು, ವಿಶ್ವವಿದ್ಯಾಲಯದ ಸಂಶೋಧನಾ ಮತ್ತು ಅನ್ವೇಷಣಾ ಕಾರ್ಯನೀತಿಗಳನ್ನು ಸಮನ್ವಯಗೊಳಿಸತಕ್ಕದ್ದು ಮತ್ತು ಅದರ ಸಾಮಾನ್ಯ ಮೇಲ್ವಿಚಾರಣೆಯನ್ನು ನಡೆಸತಕ್ಕದ್ದು.

(2) ಸಂಶೋಧನಾ ಪರಿಷತ್ತು ಈ ಮುಂದಿನವರನ್ನು ಒಳಗೊಂಡಿರತಕ್ಕದ್ದು, ಎಂದರೆ:-

- (i) ಕುಲಪತಿಯವರು - ಅಧ್ಯಕ್ಷರು
- (ii) ಸಹಕುಲಪತಿಯವರು - ಸದಸ್ಯರು
- (iii) ಸಂಶೋಧನೆಯ ಡೀನ್ - ಕಾರ್ಯದರ್ಶಿ

- (iv) ಅನ್ವೇಷಣಾ ವಿಭಾಗದ ಮುಖ್ಯಸ್ಥರು - ಸದಸ್ಯರು
 (v) ಎಲ್ಲಾ ವ್ಯಾಸಂಗ ವಿಭಾಗಗಳ ಡೀನ್‌ಗಳು - ಸದಸ್ಯರು ಮತ್ತು
 (vi) ಪರಿನಿಯಮಗಳ ಮೂಲಕ ನಿರ್ದಿಷ್ಟಪಡಿಸಬಹುದಾದ ಅಂಥ ಇತರ ಸದಸ್ಯರು.

27. ಹಣಕಾಸು ಸಮಿತಿ.- (1) ಹಣಕಾಸು ಸಮಿತಿಯು ಈ ಮುಂದಿನವರನ್ನು ಒಳಗೊಂಡಿರತಕ್ಕದ್ದು, ಎಂದರೆ:-

- (i) ಕುಲಾಧಿಪತಿಯವರು - ಅಧ್ಯಕ್ಷರು
 (ii) ಕುಲಪತಿಯವರು - ಸದಸ್ಯರು
 (iii) ಕುಲಸಚಿವರು - ಸದಸ್ಯರು
 (iv) ಹಣಕಾಸು ಅಧಿಕಾರಿ - ಕಾರ್ಯದರ್ಶಿ
 (v) ಕುಲಾಧಿಪತಿಯವರ ಒಬ್ಬ ನಾಮನಿರ್ದೇಶಿತರು - ಸದಸ್ಯರು
 (vi) ಪರಿನಿಯಮಗಳಲ್ಲಿ ನಿರ್ದಿಷ್ಟಪಡಿಸಬಹುದಾದ ಅಂಥ ಇತರ ಸದಸ್ಯರು; ಮತ್ತು
 (vii) ಕುಲಸಚಿವರು ಮೌಲ್ಯಮಾಪನ - ಸದಸ್ಯರು

(2) ಹಣಕಾಸು ಸಮಿತಿಯು ಹಣಕಾಸಿನ ವಿಷಯಗಳನ್ನು ಕೈಗೊಳ್ಳುವ ವಿಶ್ವವಿದ್ಯಾಲಯದ ಪ್ರಧಾನ ಹಣಕಾಸು ಸಂಸ್ಥೆಯಾಗಿರತಕ್ಕದ್ದು ಹಾಗೂ ಅದು ಈ ಅಧಿನಿಯಮ, ನಿಯಮಗಳು ಮತ್ತು ಪರಿನಿಯಮಗಳ ಉಪಬಂಧಗಳಿಗೆ ಒಳಪಟ್ಟು ವಿಶ್ವವಿದ್ಯಾಲಯದ ಹಣಕಾಸು ವಿಷಯಗಳನ್ನು ಸಮನ್ವಯಗೊಳಿಸತಕ್ಕದ್ದು ಮತ್ತು ಸಾಮಾನ್ಯ ಮೇಲ್ವಿಚಾರಣೆಯನ್ನು ನಡೆಸತಕ್ಕದ್ದು.

28. ಇತರ ಪ್ರಾಧಿಕಾರಗಳು.- ವಿಶ್ವವಿದ್ಯಾಲಯದ ಇತರ ಪ್ರಾಧಿಕಾರಗಳ ರಚನೆ, ಅಧಿಕಾರಗಳು ಹಾಗೂ ಪ್ರಕಾರ್ಯಗಳು ಪರಿನಿಯಮಗಳ ಮೂಲಕ ನಿರ್ದಿಷ್ಟಪಡಿಸಬಹುದಾದಂತೆ ಇರತಕ್ಕದ್ದು.

29. ಒಂದು ಪ್ರಾಧಿಕಾರದ ಅಥವಾ ಸಂಸ್ಥೆಯ ಸದಸ್ಯತ್ವಕ್ಕೆ ಅನರ್ಹತೆ.- ವಿಶ್ವವಿದ್ಯಾಲಯದ ಯಾವುದೇ ಪ್ರಾಧಿಕಾರಗಳ ಅಥವಾ ಸಂಸ್ಥೆಗಳ ಒಬ್ಬ ವ್ಯಕ್ತಿಯು,-

- (ಎ) ಅಸ್ವತ್ತ ಚಿತ್ತನಾಗಿದ್ದು ಹಾಗೆಂದು ಸಕ್ಷಮ ನ್ಯಾಯಾಲಯದಿಂದ ಘೋಷಿಸಲ್ಪಟ್ಟಿದ್ದರೆ;
 (ಬಿ) ಅವಿಮುಕ್ತ ದಿವಾಳಿಯಾಗಿದ್ದರೆ;
 (ಸಿ) ನೈತಿಕ ಅಧಃಪತನವನ್ನೊಳಗೊಳ್ಳುವ ಒಂದು ಅಪರಾಧಕ್ಕಾಗಿ ಅಪರಾಧಿ ಎಂದು ನಿರ್ಣೀತನಾಗಿದ್ದರೆ;
 (ಡಿ) ಖಾಸಗಿ ಬೋಧನಾ ತರಗತಿಗಳನ್ನು ನಡೆಸುತ್ತಿದ್ದರೆ ಅಥವಾ ಸ್ವತಃ ನಿರತನಾಗಿದ್ದರೆ;
 (ಎ) ಯಾವುದೇ ವಿಧದಲ್ಲಿ, ಎಲ್ಲಿಯೇಯಾಗಲಿ, ಯಾವುದೇ ಪರೀಕ್ಷೆಯನ್ನು ನಡೆಸುವಲ್ಲಿ ಅನುಚಿತ ಅಭ್ಯಾಸದಲ್ಲಿ ತೊಡಗಿದ್ದಕ್ಕಾಗಿ ಅಥವಾ ಉತ್ತೇಜಿಸಿದ್ದಕ್ಕಾಗಿ ದಂಡಿತನಾಗಿದ್ದರೆ;
 (ಎಫ್) ಪ್ರಾಯೋಜಿತ ಸಂಸ್ಥೆಯು ಯಾವುದೇ ಪ್ರಾಧಿಕಾರಗಳ ಅಥವಾ ಸಂಸ್ಥೆಗಳ ಯಾವೊಬ್ಬ ಸದಸ್ಯನು ಆ ಪದವನ್ನು ಹೊಂದಿರುವುದಕ್ಕೆ ಅರ್ಹನಲ್ಲನೆಂದು ಲಿಖಿತದಲ್ಲಿ ಅಭಿಪ್ರಾಯ ನೀಡಿದಾಗಲೆಲ್ಲಾ,

- ಸದಸ್ಯನಾಗಿರುವುದಕ್ಕೆ ಅನರ್ಹನಾಗತಕ್ಕದ್ದು.

30. ಖಾಲಿಸ್ಥಾನ ಇರುವ ಕಾರಣದಿಂದಾಗಿ ವ್ಯವಹರಣೆಗಳು ಅಸಿಂಧುವಾಗತಕ್ಕದ್ದಲ್ಲ.- ವಿಶ್ವವಿದ್ಯಾಲಯದ ಯಾವುದೇ ಪ್ರಾಧಿಕಾರದ ಕಾರ್ಯ ಅಥವಾ ವ್ಯವಹರಣೆಗಳು ಕೇವಲ ಅದರಲ್ಲಿ ಯಾವುದೇ ಖಾಲಿಸ್ಥಾನ ಇದೆ ಎಂಬ ಕಾರಣದಿಂದ ಅಥವಾ ಪ್ರಾಧಿಕಾರದ ರಚನೆಯಲ್ಲಿ ದೋಷವಿದೆ ಎಂಬ ಕಾರಣದಿಂದ ಮಾತ್ರವೇ ಅಸಿಂಧುವಾಗತಕ್ಕದ್ದಲ್ಲ.

31. ಕಾರ್ಯಸೂಚಿ ವಿಷಯಗಳ ಬಗ್ಗೆ ಉಪಬಂಧಗಳು.- (1) ಯಾವುದೇ ಕಾರ್ಯಸೂಚಿ ವಿಷಯಗಳನ್ನು ಕುಲಾಧಿಪತಿಯವರ ಪೂರ್ವಾನುಮೋದನೆಯನ್ನು ಪಡೆಯದೇ ಪ್ರಬಂಧಕ ಮಂಡಳಿಯ ಅಥವಾ ವ್ಯವಸ್ಥಾಪನಾ ಮಂಡಳಿಯ ಅಥವಾ ಯಾವುದೇ ಸಮಿತಿಯ ಸಭೆಗಳ ಕಾರ್ಯಸೂಚಿ ವಿಷಯಗಳಲ್ಲಿ ಸೇರಿಸತಕ್ಕದ್ದಲ್ಲ ಅಥವಾ ಚರ್ಚೆಗೆ ತೆಗೆದುಕೊಳ್ಳತಕ್ಕದ್ದಲ್ಲ ಅಥವಾ ತೀರ್ಮಾನಿಸತಕ್ಕದ್ದಲ್ಲ.

(2) ಈ ಅಧಿನಿಯಮದ ಯಾವುದೇ ಉಪಬಂಧಗಳನ್ನು ಪಾಲಿಸದೆ ಇರುವ ಉಲ್ಲಂಘನೆಯ ಸಂದರ್ಭದಲ್ಲಿ, ಕುಲಾಧಿಪತಿಯವರು ವಿಶ್ವವಿದ್ಯಾಲಯದ ಯಾವುದೇ ಪದಾಧಿಕಾರಿ ಅಥವಾ ಸಂಸ್ಥೆಯು ತೆಗೆದುಕೊಂಡ ಎಲ್ಲಾ ತೀರ್ಮಾನಗಳನ್ನು ವಿಪರ್ಯಯಗೊಳಿಸುವ ಮೂಲಕ ಪರಿಹಾರ ಕ್ರಮಗಳನ್ನು ಕೂಡಲೇ ಕೈಗೊಳ್ಳಲು ಅಧಿಕಾರವನ್ನು ಎಲ್ಲಾ ಸಮಯದಲ್ಲಿ ಹೊಂದಿರತಕ್ಕದ್ದು ಮತ್ತು ಅಂಥ ಪರಿಹಾರ ಕ್ರಮದ ಪರಿಣಾಮವಾಗಿ, ಅಧಿನಿಯಮದ ಉಪಬಂಧಗಳನ್ನು ಪಾಲಿಸದೇ ವಿಶ್ವವಿದ್ಯಾಲಯದ ಪದಾಧಿಕಾರಿ ಅಥವಾ ಸಂಸ್ಥೆಯು ಕೈಗೊಂಡಿದ್ದ ಎಲ್ಲಾ ಅಂಥ ಕ್ರಮಗಳು, ಮೊದಲಿನಿಂದಲೂ ಶೂನ್ಯ ಮತ್ತು ಅಕೃತ ಎಂದು ಭಾವಿಸತಕ್ಕದ್ದು ಹಾಗೂ ತತ್ಪರಿಣಾಮವಾಗಿ, ಉಪಬಂಧ ಪಾಲಿಸದೇ ಇದ್ದ ವಿಷಯ ಅಥವಾ ನಿರ್ಧಾರದ ಸಂಬಂಧದಲ್ಲಿ ಅದಕ್ಕೆ ಮುಂಚೆ ಇದ್ದ ವಸ್ತುಸ್ಥಿತಿಯೇ ಮುಂದುವರಿಯತಕ್ಕದ್ದು.

ಅಧ್ಯಾಯ - V

ಪರಿನಿಯಮಗಳು ಮತ್ತು ವಿನಿಯಮಗಳು

32. ಪರಿನಿಯಮಗಳು.- ಈ ಅಧಿನಿಯಮದ ಉಪಬಂಧಗಳಿಗೆ ಒಳಪಟ್ಟು, ಪರಿನಿಯಮಗಳು, ವಿಶ್ವವಿದ್ಯಾಲಯಕ್ಕೆ ಮತ್ತು ಸಿಬ್ಬಂದಿಗೆ ಸಂಬಂಧಿಸಿದ ಎಲ್ಲಾ ಅಥವಾ ಯಾವುದೇ ವಿಷಯಕ್ಕೆ ಈ ಕೆಳಗಿನಂತೆ ಉಪಬಂಧ ಕಲ್ಪಿಸಬಹುದು, ಎಂದರೆ:-

- (i) ವಿಶ್ವವಿದ್ಯಾಲಯದ ಪ್ರಾಧಿಕಾರಗಳ ಕಾರ್ಯಕಲಾಪಗಳನ್ನು ನಡೆಸುವ ಮತ್ತು ಈ ಅಧಿನಿಯಮದಲ್ಲಿ ನಿರ್ದಿಷ್ಟಪಡಿಸಿರುವ ಸಂಸ್ಥೆಗಳ ರಚನೆಯ ಕಾರ್ಯವಿಧಾನ;
- (ii) ಶಾಶ್ವತ ಶಾಸನಬದ್ಧ ದತ್ತಿ ನಿಧಿ, ವಿಶ್ವವಿದ್ಯಾಲಯ ದತ್ತಿ ನಿಧಿ, ಸಾಮಾನ್ಯ ನಿಧಿ ಹಾಗೂ ಅಭಿವೃದ್ಧಿ ನಿಧಿಗಳ ನಿರ್ವಹಣೆ;
- (iii) ಕುಲಪತಿಗಳು, ಕುಲಸಚಿವರು ಹಾಗೂ ಹಣಕಾಸು ಅಧಿಕಾರಿ ಇವರ ನೇಮಕಾತಿಯ ನಿಬಂಧನೆಗಳು ಹಾಗೂ ಷರತ್ತುಗಳು ಹಾಗೂ ಅವರ ಅಧಿಕಾರಗಳು ಮತ್ತು ಪ್ರಕಾರ್ಯಗಳು;
- (iv) ವಿಶ್ವವಿದ್ಯಾಲಯದ ಇತರ ಅಧಿಕಾರಿಗಳ, ಅಧ್ಯಾಪಕರ ಮತ್ತು ನೌಕರರ ನೇಮಕಾತಿ ವಿಧಾನ ಹಾಗೂ ಸೇವಾ ನಿಬಂಧನೆಗಳು ಮತ್ತು ಷರತ್ತುಗಳು;
- (v) ವಿಶ್ವವಿದ್ಯಾಲಯ ಹಾಗೂ ಅದರ ಅಧಿಕಾರಿಗಳು, ವ್ಯಾಸಂಗ ವಿಭಾಗದ (ಫ್ಯಾಕಲ್ಟಿ) ಸದಸ್ಯರು, ನೌಕರರು ಹಾಗೂ ವಿದ್ಯಾರ್ಥಿಗಳ ನಡುವೆ ಉಂಟಾದ ವಿವಾದಗಳನ್ನು ಪರಿಹರಿಸುವ ಕಾರ್ಯವಿಧಾನ;
- (vi) ವಿಭಾಗಗಳು ಮತ್ತು ವ್ಯಾಸಂಗ ವಿಭಾಗಗಳ (ಫ್ಯಾಕಲ್ಟಿಗಳ) ಸೃಜನೆ, ರದ್ದತಿ ಅಥವಾ ಪುನಾರಚನೆ;
- (vii) ಇತರ ವಿಶ್ವವಿದ್ಯಾಲಯಗಳು ಅಥವಾ ಉನ್ನತ ಕಲಿಕಾ ಸಂಸ್ಥೆಗಳ ಜೊತೆಯಲ್ಲಿ ಸಹಕರಿಸಬೇಕಾದ ರೀತಿ;
- (viii) ಗೌರವ ಪದವಿಗಳ ನೀಡಿಕೆಯ ಕಾರ್ಯವಿಧಾನ;
- (ix) ಉಚಿತ ಶಿಕ್ಷಣ (ಫ್ರೀಶಿಪ್) ಮತ್ತು ವಿದ್ಯಾರ್ಥಿವೇತನ ಮಂಜೂರಾತಿಗೆ ಸಂಬಂಧಿಸಿದ ಉಪಬಂಧಗಳು;
- (x) ವಿವಿಧ ವ್ಯಾಸಂಗ ಕ್ರಮಗಳಲ್ಲಿನ ಸೀಟುಗಳ ಸಂಖ್ಯೆಗೆ ಸಂಬಂಧಿಸಿದ ಕಾರ್ಯನೀತಿಗಳು ಮತ್ತು ಅಂಥ ವ್ಯಾಸಂಗ ಕ್ರಮಗಳಿಗೆ ವಿದ್ಯಾರ್ಥಿಗಳ ಪ್ರವೇಶಕ್ಕೆ ಕಾರ್ಯವಿಧಾನ;
- (xi) ವಿವಿಧ ವ್ಯಾಸಂಗ ಕ್ರಮಗಳಿಗೆ ವಿದ್ಯಾರ್ಥಿಗಳಿಗೆ ವಿಧಿಸಬಹುದಾದ ಶುಲ್ಕಕ್ಕೆ ಸಂಬಂಧಿಸಿದ ಕಾರ್ಯನೀತಿ;
- (xii) ಸಂಶೋಧನಾ ವೇತನಗಳು (ಫೆಲೋಶಿಪ್‌ಗಳು), ವಿದ್ಯಾರ್ಥಿವೇತನಗಳು, ಶಿಷ್ಯವೇತನಗಳು, ಉಚಿತ ಶಿಕ್ಷಣ (ಫ್ರೀಶಿಪ್), ಪದಕಗಳು ಹಾಗೂ ಬಹುಮಾನಗಳನ್ನು ಪ್ರಾರಂಭಿಸುವುದು;
- (xiii) ಪ್ರಬಂಧಕ ಮಂಡಳಿಯು ನಿರ್ಧರಿಸಬಹುದಾದ ಅಥವಾ ಈ ಅಧಿನಿಯಮದ ಅಡಿಯಲ್ಲಿ ಪರಿನಿಯಮಗಳ ಮೂಲಕ ಉಪಬಂಧ ಕಲ್ಪಿಸಬೇಕಾದ ಅಗತ್ಯತೆಯುಳ್ಳ ಯಾವುದೇ ಇತರ ವಿಷಯಗಳು.

33. ಪರಿನಿಯಮಗಳ ರಚನೆ ವಿಧಾನ.- (1) ವ್ಯವಸ್ಥಾಪನಾ ಮಂಡಳಿಯು ರಚಿಸಿದ ಮೊದಲ ಪರಿನಿಯಮಗಳನ್ನು ಅನುಮೋದನೆಗಾಗಿ ಪ್ರಬಂಧಕ ಮಂಡಳಿಗೆ ಸಲ್ಲಿಸತಕ್ಕದ್ದು.

(2) ವ್ಯವಸ್ಥಾಪನಾ ಮಂಡಳಿಯು ಸಲ್ಲಿಸಿದ ಮೊದಲ ಪರಿನಿಯಮಗಳನ್ನು ಪ್ರಬಂಧಕ ಮಂಡಳಿಯು ಪರಿಗಣಿಸತಕ್ಕದ್ದು ಹಾಗೂ ತಾನು ಅವಶ್ಯವೆಂದು ಭಾವಿಸಬಹುದಾದ ಅಂಥ ಮಾರ್ಪಾಡುಗಳು, ಯಾವುದಾದರೂ ಇದ್ದಲ್ಲಿ, ಅವುಗಳೊಡನೆ ತನ್ನ ಅನುಮೋದನೆಯನ್ನು ನೀಡತಕ್ಕದ್ದು.

(3) ವಿಶ್ವವಿದ್ಯಾಲಯವು, ಪ್ರಬಂಧಕ ಮಂಡಳಿಯು ಅನುಮೋದಿಸಿದ ಮೊದಲ ಪರಿನಿಯಮಗಳನ್ನು ವಿಶ್ವವಿದ್ಯಾಲಯದ ಅಧಿಸೂಚನೆಯಲ್ಲಿ ಪ್ರಕಟಿಸತಕ್ಕದ್ದು ಮತ್ತು ತದನಂತರ ಮೊದಲ ಪರಿನಿಯಮಗಳ ಪ್ರಕಟಣೆಯ ದಿನಾಂಕದಿಂದ ಜಾರಿಗೆ ಬರತಕ್ಕದ್ದು.

34. ಪರಿನಿಯಮಗಳ ತಿದ್ದುಪಡಿಯ ಅಧಿಕಾರ.- ಪ್ರಬಂಧಕ ಮಂಡಳಿಯು ಹೊಸ ಅಥವಾ ಹೆಚ್ಚುವರಿ ಪರಿನಿಯಮಗಳನ್ನು ರಚಿಸಬಹುದು ಅಥವಾ ಪರಿನಿಯಮಗಳ ತಿದ್ದುಪಡಿ ಮಾಡಬಹುದು ಅಥವಾ ಅವನ್ನು ನಿರಸನಗೊಳಿಸಬಹುದು.

35. ವಿನಿಯಮಗಳು.- ಈ ಅಧಿನಿಯಮದ ಉಪಬಂಧಗಳಿಗೆ ಒಳಪಟ್ಟು, ವಿನಿಯಮಗಳು ಈ ಮುಂದಿನ ವಿಷಯಗಳಿಗೆ ಉಪಬಂಧಗಳನ್ನು ಕಲ್ಪಿಸಬಹುದು, ಎಂದರೆ:-

- (i) ವಿಶ್ವವಿದ್ಯಾಲಯಕ್ಕೆ ವಿದ್ಯಾರ್ಥಿಗಳ ಪ್ರವೇಶ ಮತ್ತು ವಿದ್ಯಾರ್ಥಿ ಪಟ್ಟಿಯಲ್ಲಿ ಅವರುಗಳ ದಾಖಲಾತಿ ಹಾಗೂ ಮುಂದುವರಿಕೆ;
- (ii) ವಿಶ್ವವಿದ್ಯಾಲಯದ ಎಲ್ಲಾ ಪದವಿಗಳು ಮತ್ತು ಇತರ ಶೈಕ್ಷಣಿಕ ಪ್ರಶಸ್ತಿಗಳಿಗಾಗಿ ನಿಗದಿಪಡಿಸತಕ್ಕ ವ್ಯಾಸಂಗ ಕ್ರಮಗಳು;
- (iii) ಪದವಿಗಳ ಮತ್ತು ಇತರ ಶೈಕ್ಷಣಿಕ ಪ್ರಶಸ್ತಿಗಳ ಪ್ರದಾನ;
- (iv) ಸಂಶೋಧನಾ ವೇತನಗಳು (ಫೆಲೋಶಿಪ್‌ಗಳು), ವಿದ್ಯಾರ್ಥಿವೇತನಗಳು, ಶಿಷ್ಯವೇತನಗಳು, ಪದಕಗಳು ಮತ್ತು ಬಹುಮಾನಗಳನ್ನು ನೀಡಲು ಷರತ್ತುಗಳು;
- (v) ಪರೀಕ್ಷೆಗಳನ್ನು ನಡೆಸುವುದು ಹಾಗೂ ಪರೀಕ್ಷೆ ನಡೆಸುವ ಸಂಸ್ಥೆಗಳು, ಪರೀಕ್ಷಕರು, ಪರೀಕ್ಷಾ ಮೇಲ್ವಿಚಾರಕರು, ಟ್ಯಾಬುಲೇಟರ್‌ಗಳು ಮತ್ತು ಮಾಡರೇಟರ್‌ಗಳ ನೇಮಕಾತಿಯ ಷರತ್ತುಗಳು ಮತ್ತು ವಿಧಾನ ಹಾಗೂ ಅವರ ಕರ್ತವ್ಯಗಳು;
- (vi) ವಿಶ್ವವಿದ್ಯಾಲಯದ ಪರೀಕ್ಷೆಗಳ, ಪದವಿಗಳ ಹಾಗೂ ಇತರ ಶೈಕ್ಷಣಿಕ ಪ್ರಶಸ್ತಿಗಳ ಪ್ರವೇಶಕ್ಕೆ ವಿಧಿಸತಕ್ಕ ಶುಲ್ಕ;

(vii) ವಿಶ್ವವಿದ್ಯಾಲಯ ಅಥವಾ ಒಂದು ಘಟಕ ಕಾಲೇಜಿನಲ್ಲಿ ವಿದ್ಯಾರ್ಥಿಗಳ ನಿವಾಸಕ್ಕಾಗಿ ಷರತ್ತುಗಳು;

(viii) ವಿಶ್ವವಿದ್ಯಾಲಯ ಅಥವಾ ಒಂದು ಘಟಕ ಕಾಲೇಜಿನ ವಿದ್ಯಾರ್ಥಿಗಳಲ್ಲಿ ಶಿಸ್ತು ಪಾಲನೆ;

(ix) ಈ ಅಧಿನಿಯಮದ ಅಡಿಯಲ್ಲಿನ ಪರಿನಿಯಮಗಳಲ್ಲಿ ಉಪಬಂಧ ಕಲ್ಪಿಸಬಹುದಾದಂಥ ಇತರ ಎಲ್ಲಾ ವಿಷಯಗಳು.

36. ವಿನಿಯಮಗಳ ರಚನೆ ವಿಧಾನ.- ವಿನಿಯಮಗಳನ್ನು ಶೈಕ್ಷಣಿಕ ಪರಿಷತ್ತು ರಚಿಸತಕ್ಕದ್ದು ಹಾಗೂ ವ್ಯವಸ್ಥಾಪನಾ ಮಂಡಳಿಯು ಅನುಮೋದಿಸತಕ್ಕದ್ದು.

37. ವಿನಿಯಮಗಳ ತಿದ್ದುಪಡಿಗೆ ಅಧಿಕಾರ.- ವ್ಯವಸ್ಥಾಪನಾ ಮಂಡಳಿಯು ಅನುಮೋದನೆಯೊಡನೆ ಶೈಕ್ಷಣಿಕ ಪರಿಷತ್ತು ಹೊಸ ವಿನಿಯಮಗಳನ್ನು ಅಥವಾ ಹೆಚ್ಚುವರಿ ವಿನಿಯಮಗಳನ್ನು ರಚಿಸಬಹುದು ಅಥವಾ ವಿನಿಯಮಗಳ ತಿದ್ದುಪಡಿ ಮಾಡಬಹುದು ಅಥವಾ ನಿರಸನಗೊಳಿಸಬಹುದು.

38. ಶುಲ್ಕ ನಿಯಂತ್ರಣ ಸಮಿತಿ.-(1) ಸರ್ಕಾರವು ರಚಿಸಿದ ನಿವೃತ್ತ ಸರ್ವೋಚ್ಚ ನ್ಯಾಯಾಲಯದ ಅಥವಾ ಉಚ್ಚ ನ್ಯಾಯಾಲಯದ ನ್ಯಾಯಾಧೀಶರು ಮುಖ್ಯಸ್ಥರಾಗಿರುವ ಮತ್ತು ವಿಶ್ವವಿದ್ಯಾಲಯದ ಕುಲಾಧಿಪತಿ, ಕುಲಪತಿ, ಉನ್ನತ ಶಿಕ್ಷಣ ಪ್ರಭಾರದಲ್ಲಿರುವ ಸರ್ಕಾರದ ಪ್ರಧಾನ ಕಾರ್ಯದರ್ಶಿ ಅಥವಾ ಕಾರ್ಯದರ್ಶಿ ಅಥವಾ ಉಪಕಾರ್ಯದರ್ಶಿ ದರ್ಜೆಗಿಂತ ಕಡಿಮೆಯಿಲ್ಲದ ಅವರ ನಾಮನಿರ್ದೇಶಿತರು, ವೈದ್ಯಕೀಯ ಶಿಕ್ಷಣದ ಪ್ರಧಾನ ಕಾರ್ಯದರ್ಶಿ ಅಥವಾ ಕಾರ್ಯದರ್ಶಿ ಅಥವಾ ಉಪಕಾರ್ಯದರ್ಶಿ ದರ್ಜೆಗಿಂತ ಕಡಿಮೆಯಿಲ್ಲದ ಅವರ ನಾಮನಿರ್ದೇಶಿತರು, ಒಬ್ಬ ಮಹಿಳೆಯೂ ಸೇರಿದಂತೆ ಪ್ರಬಂಧಕ ಮಂಡಳಿಯು ನಾಮನಿರ್ದೇಶಿಸಿದ ಇಬ್ಬರು ಶಿಕ್ಷಣ ತಜ್ಞರು ಇವರುಗಳನ್ನು ಒಳಗೊಂಡ ಒಂದು ಶುಲ್ಕ ನಿಯಂತ್ರಣ ಸಮಿತಿಯು, 9ನೇ ಪ್ರಕರಣದ ಅಡಿಯಲ್ಲಿ ಕರ್ನಾಟಕದ ವಿದ್ಯಾರ್ಥಿಗಳಿಗಾಗಿ ಮೀಸಲಿರಿಸಿದ ವಿಶ್ವವಿದ್ಯಾಲಯದ ಸ್ಥಾನಗಳ ಶುಲ್ಕವನ್ನು ನಿಯಂತ್ರಿಸತಕ್ಕದ್ದು. ಸಮಿತಿಯಲ್ಲಿ ಈ ಉದ್ದೇಶಕ್ಕಾಗಿ ಒಬ್ಬರು ಖ್ಯಾತ ಚಾರ್ಟರ್ಡ್ ಅಕೌಂಟೆಂಟ್ ರವರನ್ನು ಸಹ ಸದಸ್ಯನನ್ನಾಗಿ ಸೇರಿಸಿಕೊಳ್ಳತಕ್ಕದ್ದು.

(2) ಸಮಿತಿಯು, ವಿಶ್ವವಿದ್ಯಾಲಯದ ಪ್ರವೇಶಗಳ ಮತ್ತು ಶುಲ್ಕದ ಸಂಗ್ರಹಣೆಯ ಅನುಪಾಲನೆಯನ್ನು ನೋಡಿಕೊಳ್ಳತಕ್ಕದ್ದು.

ಅಧ್ಯಾಯ - VI

ಸಂಕೀರ್ಣ

39. ನೌಕರರ ಸೇವಾ ಷರತ್ತುಗಳು.- (1) ಪರಿನಿಯಮಗಳ ಮತ್ತು ವಿನಿಯಮಗಳ ಮೂಲಕ ನಿರ್ದಿಷ್ಟಪಡಿಸಬಹುದಾದ ಅಥವಾ ವಿನಿಯಮಗಳ ಮೂಲಕ ನಿಯಮಿಸಬಹುದಾದ ಅಂಥ ನಿಬಂಧನೆಗಳು ಮತ್ತು ಷರತ್ತುಗಳು, ಯಾವುದಾದರೂ ಇದ್ದಲ್ಲಿ, ಅವುಗಳಿಗೆ ಒಳಪಟ್ಟು ಪ್ರತಿಯೊಬ್ಬ ನೌಕರನು ಲಿಖಿತ ಕರಾರಿನ ಅಡಿಯಲ್ಲಿ ನೇಮಕಗೊಳ್ಳತಕ್ಕದ್ದು ಮತ್ತು ಅದನ್ನು ವಿಶ್ವವಿದ್ಯಾಲಯದಲ್ಲಿ ಇಟ್ಟುಕೊಳ್ಳತಕ್ಕದ್ದು ಹಾಗೂ ಅದರ ಪ್ರತಿಯನ್ನು ಸಂಬಂಧಪಟ್ಟ ನೌಕರನಿಗೆ ನೀಡತಕ್ಕದ್ದು.

(2) ನೌಕರರ ವಿರುದ್ಧ ಶಿಸ್ತು ಕ್ರಮವನ್ನು ಪರಿನಿಯಮಗಳಲ್ಲಿ ನಿರ್ದಿಷ್ಟಪಡಿಸಬಹುದಾದ ಕಾರ್ಯವಿಧಾನಗಳ ಮೂಲಕ ನಿಯಂತ್ರಿಸತಕ್ಕದ್ದು.

(3) ಕರಾರಿನಿಂದಾಗಿ ವಿಶ್ವವಿದ್ಯಾಲಯ ಮತ್ತು ನೌಕರನ ಮಧ್ಯದಲ್ಲಿ ಉದ್ಭವಿಸಬಹುದಾದ ಯಾವುದೇ ವಿವಾದವನ್ನು, ಲಿಖಿತ ಕರಾರಿನಲ್ಲಿ ಉಪಬಂಧಿಸಿದ ವಿಧಾನದಲ್ಲಿ ಹಾಗೂ ಪರಿನಿಯಮಗಳ ಅನುಸಾರವಾಗಿ ಪರಿಹರಿಸತಕ್ಕದ್ದು.

40. ಮೇಲ್ಮನವಿ ಹಕ್ಕು.- ವಿಶ್ವವಿದ್ಯಾಲಯವು ತನ್ನ ನೌಕರರ ಅಥವಾ ವಿದ್ಯಾರ್ಥಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಂಡ ಸಂದರ್ಭದಲ್ಲಿ, ಬಾಧಿತ ನೌಕರ ಅಥವಾ ವಿದ್ಯಾರ್ಥಿಗಳು ಪರಿನಿಯಮಗಳಲ್ಲಿ ನಿರ್ದಿಷ್ಟಪಡಿಸಬಹುದಾದಂತೆ ಅಂಥ ಪ್ರಾಧಿಕಾರಕ್ಕೆ ಮೇಲ್ಮನವಿಯನ್ನು ಸಲ್ಲಿಸುವ ಹಕ್ಕನ್ನು ಹೊಂದಿರತಕ್ಕದ್ದು.

41. ಭವಿಷ್ಯ ಅಥವಾ ನಿವೃತ್ತಿ ವೇತನ ನಿಧಿ .- ವಿಶ್ವವಿದ್ಯಾಲಯವು, ತನ್ನ ನೌಕರರ ಪ್ರಯೋಜನಕ್ಕಾಗಿ, ಪರಿನಿಯಮಗಳು ಮತ್ತು ಜಾರಿಯಲ್ಲಿರುವ ಕಾನೂನುಗಳ ಮೂಲಕ ನಿರ್ದಿಷ್ಟಪಡಿಸಬಹುದಾದ ಅಂಥ ವಿಧಾನದಲ್ಲಿ ಮತ್ತು ಅಂಥ ಷರತ್ತುಗಳಿಗೆ ಒಳಪಟ್ಟು ತಾನು ಸೂಕ್ತವೆಂದು ಭಾವಿಸಬಹುದಾದ ಅಂಥ ಭವಿಷ್ಯ ಅಥವಾ ನಿವೃತ್ತಿ ವೇತನ ನಿಧಿಯನ್ನು ರಚಿಸತಕ್ಕದ್ದು ಹಾಗೂ ಅಂಥ ವಿಮಾ ಯೋಜನೆಗಳನ್ನು ಒದಗಿಸತಕ್ಕದ್ದು.

42. ವಿಶ್ವವಿದ್ಯಾಲಯದ ಪ್ರಾಧಿಕಾರಗಳು ಮತ್ತು ಸಂಸ್ಥೆಗಳ ರಚನೆಯ ವಿವಾದಗಳು.- ವಿಶ್ವವಿದ್ಯಾಲಯದ ಯಾವುದೇ ಪ್ರಾಧಿಕಾರದ ಅಥವಾ ಇತರ ಸಂಸ್ಥೆಯ ಸದಸ್ಯನಾಗಿ ಯಾವೊಬ್ಬ ವ್ಯಕ್ತಿಯು ಸೂಕ್ತವಾಗಿ ಆಯ್ಕೆಯಾಗಿದ್ದಾನೆಯೇ ಅಥವಾ ನೇಮಕಗೊಂಡಿದ್ದಾನೆಯೇ ಅಥವಾ ಅದಕ್ಕೆ ಅರ್ಹನಾಗಿದ್ದಾನೆಯೇ ಎಂಬ ಯಾವುದೇ ಪ್ರಶ್ನೆ ಉದ್ಭವಿಸಿದರೆ, ಆ ವಿಷಯವನ್ನು ತೀರ್ಮಾನಕ್ಕಾಗಿ ಕುಲಾಧಿಪತಿಯವರಿಗೆ ಕಳುಹಿಸತಕ್ಕದ್ದು ಮತ್ತು ಅವರ ತೀರ್ಮಾನವು ಅಂತಿಮವಾಗಿರತಕ್ಕದ್ದು.

43. ಸಮಿತಿಗಳ ರಚನೆ.- 22ನೇ ಪ್ರಕರಣದಲ್ಲಿ ನಮೂದಿಸಿದ ವಿಶ್ವವಿದ್ಯಾಲಯದ ಯಾವುದೇ ಪ್ರಾಧಿಕಾರವು ತಾನು ಸೂಕ್ತವೆಂದು ಭಾವಿಸಬಹುದಾದ ಅಂಥ ಅಧಿಕಾರವನ್ನು ಹೊಂದಿರುವ ಅಂಥ ಸದಸ್ಯರನ್ನು ಒಳಗೊಂಡ ಅಂಥ ಪ್ರಾಧಿಕಾರದ ಒಂದು ಸಮಿತಿಯನ್ನು ರಚಿಸಲು ಅಧಿಕಾರವನ್ನು ಹೊಂದಿರತಕ್ಕದ್ದು.

44. ಆಕಸ್ಮಿಕವಾಗಿ ಖಾಲಿಯಾದ ಸ್ಥಾನಗಳನ್ನು ತುಂಬುವುದು.- ವಿಶ್ವವಿದ್ಯಾಲಯದ ಯಾವುದೇ ಪ್ರಾಧಿಕಾರ ಅಥವಾ ಸಂಸ್ಥೆಯ ಪದನಿಮಿತ್ತ ಸದಸ್ಯರನ್ನು ಹೊರತುಪಡಿಸಿ, ಸದಸ್ಯರ ಪೈಕಿ ಯಾವುದೇ ಸ್ಥಾನವು ಆಕಸ್ಮಿಕವಾಗಿ ಖಾಲಿಯಾದರೆ, ಯಾರ ಸ್ಥಾನವು ಖಾಲಿಯಾಗಿ ತುಂಬಬೇಕಾಗಿ ಬಂದಿದೆಯೋ ಆ ಸದಸ್ಯನನ್ನು ಯಾವ ರೀತಿಯಲ್ಲಿ ಆರಿಸಲಾಗಿತ್ತೋ ಅದೇ ರೀತಿಯಲ್ಲಿ ಹೊಸ ಸದಸ್ಯನನ್ನು ಆರಿಸಿ ಭರ್ತಿ ಮಾಡತಕ್ಕದ್ದು ಮತ್ತು ಹಾಗೆ ಖಾಲಿ ಸ್ಥಾನವನ್ನು ಭರ್ತಿ ಮಾಡಿದ ವ್ಯಕ್ತಿಯು ಆತನು ಯಾವ ಸದಸ್ಯನ ಸ್ಥಾನದಲ್ಲಿ ಭರ್ತಿಯಾಗಿರುವನೋ ಆ ಸದಸ್ಯನು ಪ್ರಾಧಿಕಾರ ಅಥವಾ ಸಂಸ್ಥೆಯ ಸದಸ್ಯನಾಗಿ ಉಳಿಯುತ್ತಿದ್ದ ಬಾಕಿ ಅವಧಿಯವರೆಗೆ ಮಾತ್ರ ಸದಸ್ಯನಾಗಿರತಕ್ಕದ್ದು.

45. ಸದ್ಭಾವನೆಯಿಂದ ಕೈಗೊಂಡ ಕ್ರಮದ ರಕ್ಷಣೆ.- ಈ ಅಧಿನಿಯಮ ಅಥವಾ ಪರಿನಿಯಮಗಳು ಅಥವಾ ನಿಯಮಗಳಿಗೆ ಅನುಸಾರವಾಗಿ ಸದ್ಭಾವನೆಯಿಂದ ಮಾಡಿದ ಅಥವಾ ಮಾಡಲು ಉದ್ದೇಶಿಸಿದ ಯಾವುದೇ ಕಾರ್ಯಕ್ಕಾಗಿ ವಿಶ್ವವಿದ್ಯಾಲಯದ ಯಾವೊಬ್ಬ ಅಧಿಕಾರಿ ಅಥವಾ ಇತರ ನೌಕರರ ವಿರುದ್ಧ ಯಾವುದೇ ದಾವೆ ಅಥವಾ ಇತರ ಕಾನೂನು ವ್ಯವಹಾರಗಳನ್ನು ನಡೆಸಲು ಅವಕಾಶ ಇರತಕ್ಕದ್ದಲ್ಲ.

46. ತಾತ್ಕಾಲಿಕ ಉಪಬಂಧಗಳು.- ಈ ಅಧಿನಿಯಮ ಮತ್ತು ಪರಿನಿಯಮಗಳ ಯಾವುದೇ ಇತರ ಉಪಬಂಧಗಳಲ್ಲಿ ಏನೇ ಇದ್ದರೂ,-

- (i) ಮೊದಲ ಕುಲಪತಿ ಮತ್ತು ಸಹಕುಲಪತಿ, ಯಾರಾದರೂ ಇದ್ದರೆ, ಅವರನ್ನು ಕುಲಾಧಿಪತಿಯವರು ನೇಮಕಮಾಡತಕ್ಕದ್ದು;
- (ii) ಮೊದಲ ಕುಲಸಚಿವರನ್ನು, ಮೊದಲ ಕುಲಸಚಿವರು ಮೌಲ್ಯಮಾಪನ ಮತ್ತು ಮೊದಲ ಹಣಕಾಸು ಅಧಿಕಾರಿಯವರನ್ನು ಕುಲಾಧಿಪತಿಯವರು ನೇಮಕಮಾಡತಕ್ಕದ್ದು; ಮತ್ತು
- (iii) ಮೊದಲ ವ್ಯವಸ್ಥಾಪನ ಮಂಡಳಿ, ಮೊದಲ ಹಣಕಾಸು ಸಮಿತಿ, ಮೊದಲ ಸಂಶೋಧನೆ ಮತ್ತು ಅನ್ವೇಷಣಾ ಪರಿಷತ್ತು ಹಾಗೂ ಮೊದಲ ಶೈಕ್ಷಣಿಕ ಪರಿಷತ್ತನ್ನು ಕುಲಾಧಿಪತಿಯವರು ರಚಿಸತಕ್ಕದ್ದು.

47. ಶಾಶ್ವತ ಶಾಸನಬದ್ಧ ದತ್ತಿ ನಿಧಿ.- (1) ವಿಶ್ವವಿದ್ಯಾಲಯವು, ಕನಿಷ್ಠ ಇಪ್ಪತ್ತೈದು ಕೋಟಿ ರೂಪಾಯಿಗಳನ್ನು ಒಂದು ಶಾಶ್ವತ ಶಾಸನಬದ್ಧ ದತ್ತಿ ನಿಧಿಯನ್ನು ಸ್ಥಾಪಿಸತಕ್ಕದ್ದು ಈ ಪೈಕಿ ಕನಿಷ್ಠ ಹದಿನೈದು ಕೋಟಿ ರೂಪಾಯಿಗಳು ನಗದು ರೂಪದಲ್ಲಿ ಮತ್ತು ಇನ್ನೂಳಿದದ್ದು ಬ್ಯಾಂಕ್ ಗ್ಯಾರಂಟಿ ರೂಪದಲ್ಲಿ ಇರತಕ್ಕದ್ದು ಮತ್ತು ಇದನ್ನು ತಾವಾಗಿಯೇ ಹೆಚ್ಚಿಸಬಹುದಾಗಿದ್ದು ಆದರೆ ಅದಕ್ಕಿಂತ ಕಡಿಮೆ ಮಾಡತಕ್ಕದ್ದಲ್ಲ :

ಪರಂತು, ಬೆಂಗಳೂರು ಅಥವಾ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊರಗಿರುವ ವಿಶ್ವವಿದ್ಯಾಲಯದ ಸಂದರ್ಭದಲ್ಲಿ ಕನಿಷ್ಠ ಹತ್ತು ಕೋಟಿ ರೂಪಾಯಿಗಳು ನಗದು ರೂಪದಲ್ಲಿರತಕ್ಕದ್ದು ಮತ್ತು ಉಳಿದ ಐದು ಕೋಟಿ ರೂಪಾಯಿಗಳು ಬ್ಯಾಂಕ್ ಗ್ಯಾರಂಟಿಯ ರೂಪದಲ್ಲಿರತಕ್ಕದ್ದು.

(2) ವಿಶ್ವವಿದ್ಯಾಲಯವು, ನಿಯಮಿಸಬಹುದಾದ ಅಂಥ ವಿಧಾನದಲ್ಲಿ ಶಾಶ್ವತ ಶಾಸನಬದ್ಧ ದತ್ತಿ ನಿಧಿಯ ಹಣವನ್ನು ಹೂಡಲು ಅಧಿಕಾರವನ್ನು ಹೊಂದಿರತಕ್ಕದ್ದು.

(3) ವಿಶ್ವವಿದ್ಯಾಲಯವು ಸಾಮಾನ್ಯ ನಿಧಿ ಅಥವಾ ಅಭಿವೃದ್ಧಿ ನಿಧಿಯಿಂದ ಯಾವುದೇ ಮೊಬಲಗನ್ನು ಶಾಶ್ವತ ಶಾಸನಬದ್ಧ ದತ್ತಿ ನಿಧಿಗೆ ವರ್ಗಾವಣೆ ಮಾಡಬಹುದು. ವಿಶ್ವವಿದ್ಯಾಲಯವನ್ನು ಸಮಾಪನಗೊಳಿಸುವ ಸಂದರ್ಭವನ್ನು ಹೊರತುಪಡಿಸಿ, ಇತರ ಯಾವ ಸಂದರ್ಭಗಳಲ್ಲೂ ಶಾಶ್ವತ ಶಾಸನಬದ್ಧ ದತ್ತಿ ನಿಧಿಯಿಂದ ಯಾವುದೇ ಮೊಬಲಗನ್ನೂ ಇತರ ಉದ್ದೇಶಗಳಿಗಾಗಿ ವರ್ಗಾಯಿಸತಕ್ಕದ್ದಲ್ಲ.

(4) ಶಾಶ್ವತ ಶಾಸನಬದ್ಧ ದತ್ತಿ ನಿಧಿಯಿಂದ ಸ್ವೀಕರಿಸಿದ ವರಮಾನದ ಶೇಕಡಾ ಎಪ್ಪತ್ತೈದರಷ್ಟನ್ನು ವಿಶ್ವವಿದ್ಯಾಲಯದ ಅಭಿವೃದ್ಧಿ ಅಥವಾ ಸಾಮಾನ್ಯ ಕೆಲಸಗಳ ಉದ್ದೇಶಗಳಿಗಾಗಿ ಬಳಸಿಕೊಳ್ಳತಕ್ಕದ್ದು. ಉಳಿದ ಶೇಕಡಾ ಇಪ್ಪತ್ತೈದರಷ್ಟನ್ನು ಶಾಶ್ವತ ಶಾಸನಬದ್ಧ ದತ್ತಿ ನಿಧಿಯಲ್ಲಿ ಪುನಃ ತೊಡಗಿಸತಕ್ಕದ್ದು.

48. ವಿಶ್ವವಿದ್ಯಾಲಯದ ದತ್ತಿ ನಿಧಿ.- (1) ವಿಶ್ವವಿದ್ಯಾಲಯವು, ದೇಣಿಗೆಗಳು ಮತ್ತು ಕಾಲಕಾಲಕ್ಕೆ ಸ್ವೀಕರಿಸಲಾದ ಇತರ ನಿಧಿಯನ್ನು ಒಳಗೊಂಡ ಪ್ರಾಯೋಜಕ ಸಂಸ್ಥೆಯು ನಿರ್ಧರಿಸಬಹುದಾದ ಅಂಥ ನಿಧಿಯನ್ನು ಹೊಂದಿರುವ ಒಂದು ವಿಶ್ವವಿದ್ಯಾಲಯ ದತ್ತಿ ನಿಧಿಯನ್ನು ಸ್ಥಾಪಿಸತಕ್ಕದ್ದು.

(2) ವಿಶ್ವವಿದ್ಯಾಲಯವು, ಪರಿನಿಯಮಗಳ ಮೂಲಕ ನಿರ್ದಿಷ್ಟಪಡಿಸಬಹುದಾದ ವಿಧಾನದಲ್ಲಿ ವಿಶ್ವವಿದ್ಯಾಲಯದ ದತ್ತಿನಿಧಿಯನ್ನು ಹೂಡುವ ಅಧಿಕಾರವನ್ನು ಹೊಂದಿರತಕ್ಕದ್ದು.

(3) ವಿಶ್ವವಿದ್ಯಾಲಯ ದತ್ತಿ ನಿಧಿಯು, ವಿಶ್ವವಿದ್ಯಾಲಯವು ತನ್ನ ಸಾಮಾಜಿಕ ಧೈಯೋದ್ದೇಶಗಳನ್ನು ನೆರವೇರಿಸುವ ಸಂದರ್ಭದಲ್ಲಿ ಮತ್ತು/ಅಥವಾ ಮುಂಗಾಣದ ಸನ್ನಿವೇಶದಲ್ಲಿ ಉದ್ಭವಿಸಬಹುದಾದ ಹಣಕಾಸು ಸವಾಲುಗಳಿಂದ ತನ್ನನ್ನು ರಕ್ಷಿಸಿಕೊಳ್ಳುವುದಕ್ಕಾಗಿ, ಸ್ವಇಚ್ಛೆಯಿಂದ ನಿರ್ವಹಿಸಿಕೊಂಡು ಬರಲು ಮತ್ತು ಜವಾಬ್ದಾರಿಯಿಂದ ಹಣ ಹೂಡಿಕೆ ಮಾಡಲು ಇಚ್ಛೆಯುಳ್ಳವರಾಗಿ ಸ್ವಯಂ ವಿಧಿಸಿಕೊಂಡ ನಿಧಿಯಾಗಿರತಕ್ಕದ್ದು.

(4) ವಿಶ್ವವಿದ್ಯಾಲಯವು, ಸಾಮಾನ್ಯ ನಿಧಿ ಅಥವಾ ಅಭಿವೃದ್ಧಿ ನಿಧಿಯಿಂದ ಯಾವುದೇ ಮೊಬಲಗನ್ನು ವಿಶ್ವವಿದ್ಯಾಲಯದ ದತ್ತಿ ನಿಧಿಗೆ ವರ್ಗಾಯಿಸಬಹುದು. ವಿಶ್ವವಿದ್ಯಾಲಯದ ಸಮಾಪನಗೊಳಿಸುವುದನ್ನು ಹೊರತುಪಡಿಸಿ, ಇತರ ಯಾವ ಸಂದರ್ಭಗಳಲ್ಲೂ ವಿಶ್ವವಿದ್ಯಾಲಯದ ದತ್ತಿ ನಿಧಿಯಿಂದ ಯಾವುದೇ ಮೊಬಲಗನ್ನು ಇತರ ಉದ್ದೇಶಗಳಿಗಾಗಿ ವರ್ಗಾಯಿಸತಕ್ಕದ್ದಲ್ಲ.

(5) ವಿಶ್ವವಿದ್ಯಾಲಯದ ದತ್ತಿ ನಿಧಿಯಿಂದ ಬರುವ ವರಮಾನದ ಶೇಕಡಾ ಎಂಭತ್ತರಷ್ಟನ್ನು ವಿಶ್ವವಿದ್ಯಾಲಯದ ಅಭಿವೃದ್ಧಿ ಅಥವಾ ಸಾಮಾನ್ಯ ಕೆಲಸದ ಉದ್ದೇಶಗಳಿಗಾಗಿ ಬಳಸಿಕೊಳ್ಳತಕ್ಕದ್ದು. ಉಳಿದ ಶೇಕಡಾ ಇಪ್ಪತ್ತರಷ್ಟನ್ನು ವಿಶ್ವವಿದ್ಯಾಲಯದ ದತ್ತಿ ನಿಧಿಯಲ್ಲಿ ಪುನಃ ತೊಡಗಿಸತಕ್ಕದ್ದು.

49. ಸಾಮಾನ್ಯ ನಿಧಿ.- (1) ವಿಶ್ವವಿದ್ಯಾಲಯವು, ಒಂದು ಸಾಮಾನ್ಯ ನಿಧಿಯನ್ನು ಸ್ಥಾಪಿಸತಕ್ಕದ್ದು. ಇದರಲ್ಲಿ ಈ ಮುಂದಿನ ಮೊಬಲಗುಗಳನ್ನು ಜಮಾ ಮಾಡತಕ್ಕದ್ದು, ಎಂದರೆ:-

- (i) ವಿಶ್ವವಿದ್ಯಾಲಯವು ವಿಧಿಸಬಹುದಾದ ಎಲ್ಲಾ ಶುಲ್ಕಗಳು;

(ii) ತತ್ಕಾಲದಲ್ಲಿ ಜಾರಿಯಲ್ಲಿರುವ ಯಾವುದೇ ಕಾನೂನಿನ ಮೂಲಕ ನಿಷೇಧಿಸದೆ ಇರುವ ಯಾವುದೇ ಇತರ ಮೂಲದಿಂದ ಸ್ವೀಕರಿಸಲಾದ ಎಲ್ಲಾ ಮೊತ್ತ;

(iii) ವಿಶ್ವವಿದ್ಯಾಲಯಕ್ಕೆ ಮಾಡಿದ ಎಲ್ಲಾ ದೇಣಿಗೆಗಳು;

(iv) ತತ್ಕಾಲದಲ್ಲಿ ಜಾರಿಯಲ್ಲಿರುವ ಯಾವುದೇ ಕಾನೂನಿನ ಮೂಲಕ ನಿಷೇಧಿಸದೇ ಇರುವ ಯಾವುದೇ ಇತರ ವ್ಯಕ್ತಿ ಅಥವಾ ಸಂಸ್ಥೆಯು ಈ ಸಂಬಂಧದಲ್ಲಿ ಕೊಟ್ಟ ಎಲ್ಲಾ ದೇಣಿಗೆಗಳು/ವಂತಿಗೆಗಳು;

(2) ಸಾಮಾನ್ಯ ನಿಧಿಗೆ ಜಮಾ ಮಾಡುವ ನಿಧಿಗಳನ್ನು ವಿಶ್ವವಿದ್ಯಾಲಯದ ಎಲ್ಲಾ ಆವರ್ತಕ ವೆಚ್ಚಗಳನ್ನು ಭರಿಸಲು ಉಪಯೋಗಿಸಿಕೊಳ್ಳತಕ್ಕದ್ದು.

50. ಅಭಿವೃದ್ಧಿ ನಿಧಿ.- (1) ವಿಶ್ವವಿದ್ಯಾಲಯವು, ಒಂದು ಅಭಿವೃದ್ಧಿ ನಿಧಿಯನ್ನು ಸಹ ಸ್ಥಾಪಿಸತಕ್ಕದ್ದು. ಇದರಲ್ಲಿ ಈ ಮುಂದಿನ ಮೊಬಲಗುಗಳನ್ನು ಜಮಾ ಮಾಡತಕ್ಕದ್ದು, ಎಂದರೆ:-

(i) ವಿದ್ಯಾರ್ಥಿಗಳಿಗೆ ವಿಧಿಸಬಹುದಾದ ಅಭಿವೃದ್ಧಿ ಶುಲ್ಕಗಳು;

(ii) ತತ್ಕಾಲದಲ್ಲಿ ಜಾರಿಯಲ್ಲಿರುವ ಯಾವುದೇ ಕಾನೂನಿನ ಮೂಲಕ ನಿಷೇಧಿಸದೇ ಇರುವ ವಿಶ್ವವಿದ್ಯಾಲಯದ ಅಭಿವೃದ್ಧಿಯ ಉದ್ದೇಶಗಳಿಗಾಗಿ ಯಾವುದೇ ಇತರ ಮೂಲಗಳಿಂದ ಸ್ವೀಕರಿಸಿದ ಎಲ್ಲಾ ಮೊತ್ತ;

(iii) ವಿಶ್ವವಿದ್ಯಾಲಯಕ್ಕೆ ಮಾಡಿದ ಎಲ್ಲಾ ವಂತಿಗೆಗಳು;

(iv) ತತ್ಕಾಲದಲ್ಲಿ ಜಾರಿಯಲ್ಲಿರುವ ಯಾವುದೇ ಕಾನೂನಿನ ಮೂಲಕ ನಿಷೇಧಿಸದೇ ಇರುವ ಯಾವುದೇ ಇತರ ವ್ಯಕ್ತಿ ಅಥವಾ ಸಂಸ್ಥೆಯು ಈ ಸಂಬಂಧದಲ್ಲಿ ಕೊಟ್ಟ ಎಲ್ಲಾ ದೇಣಿಗೆಗಳು/ವಂತಿಗೆಗಳು; ಮತ್ತು

(v) ಶಾಶ್ವತ ಶಾಸನಬದ್ಧ ದತ್ತಿ ನಿಧಿಯಿಂದ ಸ್ವೀಕರಿಸಲಾದ ಎಲ್ಲಾ ವರಮಾನಗಳು.

(2) ಅಭಿವೃದ್ಧಿ ನಿಧಿಗೆ ಕಾಲಕಾಲಕ್ಕೆ ಜಮಾ ಮಾಡಿದ ನಿಧಿಯನ್ನು ವಿಶ್ವವಿದ್ಯಾಲಯದ ಅಭಿವೃದ್ಧಿಗಾಗಿ ಉಪಯೋಗಿಸಿಕೊಳ್ಳತಕ್ಕದ್ದು.

51. ನಿಧಿಗಳ ನಿರ್ವಹಣೆ.- 47, 48, 49 ಮತ್ತು 50ನೇ ಪ್ರಕರಣಗಳಡಿಯಲ್ಲಿ ಸ್ಥಾಪಿಸಲಾದ ನಿಧಿಗಳನ್ನು ಪ್ರಬಂಧಕ ಮಂಡಳಿಯ ಸಾಮಾನ್ಯ ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಒಳಪಟ್ಟು ನಿಯಮಿಸಬಹುದಾದ ಅಂಥ ವಿಧಾನದಲ್ಲಿ ನಿಯಂತ್ರಿಸತಕ್ಕದ್ದು ಹಾಗೂ ನಿರ್ವಹಿಸತಕ್ಕದ್ದು.

52. ವಾರ್ಷಿಕ ವರದಿ.- (1) ವಿಶ್ವವಿದ್ಯಾಲಯದ ವಾರ್ಷಿಕ ವರದಿಯನ್ನು ವ್ಯವಸ್ಥಾಪನಾ ಮಂಡಳಿಯ ನಿರ್ದೇಶನದಲ್ಲಿ ತಯಾರಿಸತಕ್ಕದ್ದು ಮತ್ತು ಅದರ ಅನುಮೋದನೆಗಾಗಿ ಪ್ರಬಂಧಕ ಮಂಡಳಿಗೆ ಸಲ್ಲಿಸತಕ್ಕದ್ದು.

(2) ಪ್ರಬಂಧಕ ಮಂಡಳಿಯು ವಾರ್ಷಿಕ ವರದಿಯನ್ನು ತನ್ನ ಸಭೆಯಲ್ಲಿ ಪರಿಗಣಿಸತಕ್ಕದ್ದು ಹಾಗೂ ಅದನ್ನು ಮಾರ್ಪಾಡುಗಳೊಡನೆ ಅಥವಾ ಮಾರ್ಪಾಡುಗಳಿಲ್ಲದೆ ಅನುಮೋದಿಸಬಹುದು.

(3) ಪ್ರಬಂಧಕ ಮಂಡಳಿಯು ಸೂಕ್ತವಾಗಿ ಅನುಮೋದಿಸಿದ ವಾರ್ಷಿಕ ವರದಿಯ ಒಂದು ಪ್ರತಿಯನ್ನು ಪ್ರತಿವರ್ಷದ ಮಾರ್ಚ್ 31ಕ್ಕೆ ಕೊನೆಗೊಳ್ಳುವ ಆರ್ಥಿಕ ವರ್ಷದ ತರುವಾಯ ಬರುವ ಡಿಸೆಂಬರ್ 31ಕ್ಕೆ ಮೊದಲು ರಾಜ್ಯ ಸರ್ಕಾರಕ್ಕೆ ಸಲ್ಲಿಸತಕ್ಕದ್ದು.

53. ಲೆಕ್ಕಪತ್ರಗಳು ಮತ್ತು ಲೆಕ್ಕಪರಿಶೋಧನೆ.- (1) ವಿಶ್ವವಿದ್ಯಾಲಯದ ವಾರ್ಷಿಕ ಲೆಕ್ಕ ಪತ್ರ ಮತ್ತು ಜಮಾ ಖರ್ಚು ಪಟ್ಟಿಯನ್ನು ವ್ಯವಸ್ಥಾಪನಾ ಮಂಡಳಿಯ ನಿರ್ದೇಶನದಲ್ಲಿ ತಯಾರಿಸತಕ್ಕದ್ದು ಮತ್ತು ವಿಶ್ವವಿದ್ಯಾಲಯಕ್ಕೆ ಎಲ್ಲಾ ಮೂಲಗಳಿಂದ ಪ್ರಾಪ್ತವಾಗುವ ಅಥವಾ ಸ್ವೀಕರಿಸಲಾಗುವ ಎಲ್ಲಾ ನಿಧಿಗಳು ಹಾಗೂ ವಿತರಿಸಿದ ಅಥವಾ ಸಂದಾಯ ಮಾಡಿದ ಎಲ್ಲಾ ಮೊಬಲಗುಗಳನ್ನು ವಿಶ್ವವಿದ್ಯಾಲಯವು ನಿರ್ವಹಿಸುವ ಲೆಕ್ಕಪತ್ರದಲ್ಲಿ ನಮೂದಿಸತಕ್ಕದ್ದು.

(2) ವಿಶ್ವವಿದ್ಯಾಲಯದ ವಾರ್ಷಿಕ ಲೆಕ್ಕಪತ್ರಗಳನ್ನು ಪ್ರತಿ ವರ್ಷವೂ ಭಾರತದ ಚಾರ್ಟೆಡ್ ಅಕೌಂಟೆಂಟ್‌ಗಳ ಸಂಸ್ಥೆಯ ಸದಸ್ಯರಾಗಿರುವ ಒಬ್ಬ ಲೆಕ್ಕಪರಿಶೋಧಕರಿಂದ ಲೆಕ್ಕಪರಿಶೋಧನೆ ಮಾಡಿಸತಕ್ಕದ್ದು.

(3) ವಾರ್ಷಿಕ ಲೆಕ್ಕಪತ್ರಗಳು ಮತ್ತು ಜಮಾ ಖರ್ಚು ಪಟ್ಟಿಯನ್ನು ಲೆಕ್ಕಪರಿಶೋಧನಾ ವರದಿಯೊಡನೆ, ಪ್ರತಿ ವರ್ಷದ ಮಾರ್ಚ್ 31ಕ್ಕೆ ಕೊನೆಗೊಳ್ಳುವ ಆರ್ಥಿಕ ವರ್ಷದ ತರುವಾಯ ಬರುವ ನವೆಂಬರ್ 30ಕ್ಕೆ ಮೊದಲು ಪ್ರಬಂಧಕ ಮಂಡಳಿಗೆ ಸಲ್ಲಿಸತಕ್ಕದ್ದು.

(4) ವಾರ್ಷಿಕ ಲೆಕ್ಕಪತ್ರಗಳು, ಜಮಾ ಖರ್ಚು ಪಟ್ಟಿ ಮತ್ತು ಲೆಕ್ಕಪರಿಶೋಧನಾ ವರದಿಯನ್ನು ಪ್ರಬಂಧಕ ಮಂಡಳಿಯು ತನ್ನ ಸಭೆಯಲ್ಲಿ ಪರ್ಯಾಲೋಚಿಸತಕ್ಕದ್ದು ಮತ್ತು ಪ್ರಬಂಧಕ ಮಂಡಳಿಯು ಅದನ್ನು ತನ್ನ ಅಭಿಪ್ರಾಯಗಳೊಡನೆ ಸಂದರ್ಶಕರಿಗೆ ಹಾಗೂ ಸರ್ಕಾರಕ್ಕೆ ಪ್ರತಿ ವರ್ಷದ ಡಿಸೆಂಬರ್ 31 ರಂದು ಅಥವಾ ಅದಕ್ಕೆ ಮೊದಲು ಕಳುಹಿಸತಕ್ಕದ್ದು.

(5) ಲೆಕ್ಕಪರಿಶೋಧಕರ ವರದಿಯಲ್ಲಿ ಯಾವುದೇ ಮುಖ್ಯ ಬದಲಾವಣೆ ಇದ್ದ ಸಂದರ್ಭದಲ್ಲಿ, ರಾಜ್ಯ ಸರ್ಕಾರವು ವಿಶ್ವವಿದ್ಯಾಲಯಕ್ಕೆ ನಿರ್ದೇಶನಗಳನ್ನು ಹೊರಡಬಹುದು ಮತ್ತು ಅಂಥ ನಿರ್ದೇಶನಗಳು ವಿಶ್ವವಿದ್ಯಾಲಯದ ಮೇಲೆ ಬಂಧನಕಾರಿಯಾಗಿರತಕ್ಕದ್ದು.

54. ವಿಶ್ವವಿದ್ಯಾಲಯ ದಾಖಲೆಗಳ ರುಜುವಾತಿನ ಮಾದರಿ.- ವಿಶ್ವವಿದ್ಯಾಲಯದ ಯಾವುದೇ ಪ್ರಾಧಿಕಾರ ಅಥವಾ ಸಮಿತಿಯ ಯಾವುದೇ ರಶೀದಿ, ಅರ್ಜಿ, ಸೂಚನೆ, ಆದೇಶ, ವ್ಯವಹರಣೆ ಅಥವಾ ಗೊತ್ತುವಳಿಯು ಅಥವಾ ವಿಶ್ವವಿದ್ಯಾಲಯದ ಸ್ವಾಧೀನದಲ್ಲಿರುವ ಇತರ ದಾಖಲೆಗಳು ಅಥವಾ ವಿಶ್ವವಿದ್ಯಾಲಯವು ಯುಕ್ತವಾಗಿ ನಿರ್ವಹಿಸುವ ಯಾವುದೇ ರಿಜಿಸ್ಟ್ರಾರ್‌ನಲ್ಲಿಯ ಯಾವುದೇ ನಮೂದುಗಳ ಪ್ರತಿಯನ್ನು, ಅದರ ಮೇಲೆ ಕುಲಸಚಿವರು ಪ್ರಮಾಣೀಕರಿಸಿದ್ದರೆ, ಅದನ್ನು ಅಂಥ ರಶೀದಿ, ಅರ್ಜಿ, ಸೂಚನೆ, ಆದೇಶ, ವ್ಯವಹರಣೆ, ಗೊತ್ತುವಳಿ ಅಥವಾ ದಾಖಲೆ ಅಥವಾ ರಿಜಿಸ್ಟ್ರಾರ್‌ನಲ್ಲಿ ಇರುವ

ನಮೂದನ್ನು ಮೇಲ್ನೋಟದ ಸಾಕ್ಷ್ಯವೆಂಬುದಾಗಿ ಸ್ವೀಕರಿಸತಕ್ಕದ್ದು ಮತ್ತು ವಿಷಯಗಳ ಸಾಕ್ಷಿಯಾಗಿ ಅಂಗೀಕರಿಸತಕ್ಕದ್ದು ಹಾಗೂ ಮೂಲ ದಾಖಲೆಗಳನ್ನೇ ಸಲ್ಲಿಸಿದ್ದರೆ ಅದನ್ನು, ದಾಖಲಿಸಿರುವ ವಿಷಯಗಳು ಮತ್ತು ವಹಿವಾಟುಗಳ ಸಾಕ್ಷ್ಯವಾಗಿ ಅಂಗೀಕರಿಸಲಾಗುತ್ತಿದ್ದೇ, ಅದೇ ರೀತಿಯಲ್ಲಿ ಇವನ್ನೂ ಸಾಕ್ಷ್ಯವಾಗಿ ಅಂಗೀಕರಿಸತಕ್ಕದ್ದು.

55. ನಿರ್ದೇಶನಗಳನ್ನು ನೀಡಲು ರಾಜ್ಯ ಸರ್ಕಾರದ ಅಧಿಕಾರ.- ರಾಜ್ಯಸರ್ಕಾರವು, ಈ ಅಧಿನಿಯಮದ ಉದ್ದೇಶಗಳನ್ನು ಈಡೇರಿಸುವುದಕ್ಕಾಗಿ ಅಥವಾ ಅದರಲ್ಲಿ ಇರುವ ಯಾವುದೇ ಉಪಬಂಧಗಳನ್ನು ಅಥವಾ ಅದರಡಿಯಲ್ಲಿ ರಚಿಸಿದ ಯಾವುದೇ ನಿಯಮಗಳು ಅಥವಾ ಆದೇಶಗಳನ್ನು ಕಾರ್ಯಗತಗೊಳಿಸುವುದಕ್ಕಾಗಿ ನಿರ್ದೇಶನ ನೀಡುವುದು ಅವಶ್ಯವೆಂದು ಅಥವಾ ಉಚಿತವೆಂದು ಅಭಿಪ್ರಾಯಪಟ್ಟಲ್ಲಿ ಅದು ಅಂಥ ನಿರ್ದೇಶನಗಳನ್ನು ನೀಡಬಹುದು ಮತ್ತು ವಿಶ್ವವಿದ್ಯಾಲಯದ ಪ್ರಬಂಧಕ ಮಂಡಳಿ ಅಥವಾ ಸಂದರ್ಭಾನುಸಾರವಾಗಿ ವ್ಯವಸ್ಥಾಪನಾ ಮಂಡಳಿಯು ಅಂಥ ಪ್ರತಿಯೊಂದು ನಿರ್ದೇಶನವನ್ನು ಪಾಲಿಸತಕ್ಕದ್ದು.

56. ದಂಡಗಳು.- (1) ಈ ಅಧಿನಿಯಮದ ಅಥವಾ ಅದರ ಅಡಿಯಲ್ಲಿ ರಚಿತವಾದ ನಿಯಮಗಳ ಉಪಬಂಧಗಳನ್ನು ಅಥವಾ ಯಾವುದೇ ಪರೀಕ್ಷಾ ವಿಷಯಗಳನ್ನು ಅಥವಾ ಪದವಿಗಳನ್ನು ನೀಡುವುದಕ್ಕೆ ಅಥವಾ ಅಂಕಪಟ್ಟಿಗಳನ್ನು ನೀಡುವುದಕ್ಕೆ ಸಂಬಂಧಪಟ್ಟ ವಿಷಯಗಳಲ್ಲಿ ಉಲ್ಲಂಘನೆಗಳನ್ನು ಮಾಡುವ ಯಾವೊಬ್ಬ ವ್ಯಕ್ತಿಯು, ಅಪರಾಧ ನಿರ್ಣಯವಾದ ಮೇಲೆ, ಐವತ್ತು ಸಾವಿರ ರೂಪಾಯಿಗಳಿಗೆ ಕಡಿಮೆಯಿಲ್ಲದ ಆದರೆ ಹತ್ತು ಲಕ್ಷ ರೂಪಾಯಿಗಳವರೆಗೆ ವಿಸ್ತರಿಸಬಹುದಾದ ಜುಲ್ಮಾನೆಯಿಂದ ಅಥವಾ ಆರುತಿಂಗಳ ಅವಧಿಗಿಂತ ಕಡಿಮೆಯಿಲ್ಲದ ಆದರೆ ಎರಡು ವರ್ಷಗಳ ಅವಧಿಯವರೆಗೆ ವಿಸ್ತರಿಸಬಹುದಾದ ಕಾರಾವಾಸದಿಂದ ಅಥವಾ ಅವೆರಡರಿಂದಲೂ ದಂಡಿತನಾಗತಕ್ಕದ್ದು ;

ಪರಂತು, ವಿಶ್ವವಿದ್ಯಾಲಯವೂ ಸಹ ಒಳಗೊಂಡಿರುವಲ್ಲಿ, ವಿಶ್ವವಿದ್ಯಾಲಯವನ್ನು ಪ್ರಾರಂಭಿಸಲು ಈ ಅಧಿನಿಯಮದ ಅಡಿಯಲ್ಲಿ ನೀಡಲಾದ ಅನುಮತಿ ಪತ್ರವನ್ನು ಹಿಂತೆಗೆದುಕೊಳ್ಳತಕ್ಕದ್ದು.

(2) ಈ ಪ್ರಕರಣದ ಅಡಿಯಲ್ಲಿಯ ದಂಡನೆಯನ್ನು ಇತರ ಯಾವುದೇ ಅಧಿನಿಯಮದಲ್ಲಿ ನಿರ್ದಿಷ್ಟಪಡಿಸಲಾದ ದಂಡನೆಗೆ ಬಾಧಕವಾಗದಂತೆ ವಿಧಿಸಬಹುದು.

57. ಪ್ರವೇಶಿಸುವ ಮತ್ತು ಪರಿಶೋಧಿಸುವ ಅಧಿಕಾರ.- ಈ ಉದ್ದೇಶಕ್ಕಾಗಿ, ರಾಜ್ಯಸರ್ಕಾರದಿಂದ ಪ್ರಾಧಿಕೃತಗೊಂಡ 'ಎ' ಸಮೂಹದ ಅಧಿಕಾರಿ ದರ್ಜೆಗಿಂತ ಕಡಿಮೆಇಲ್ಲದ ದರ್ಜೆಯ ಯಾವೊಬ್ಬ ಅಧಿಕಾರಿಯು, ಕರ್ನಾಟಕ ಶೈಕ್ಷಣಿಕ ಸಂಸ್ಥೆಗಳ (ಕ್ಯಾಪಿಟೇಶನ್ ಶುಲ್ಕ ನಿಷೇಧ) ಅಧಿನಿಯಮ, 1984ರ (1984ರ ಕರ್ನಾಟಕ ಅಧಿನಿಯಮ 37) ಅಡಿಯಲ್ಲಿ ನಿರ್ದಿಷ್ಟಪಡಿಸಿರಬಹುದಾದ ಅಂಥ ಷರತ್ತುಗಳಿಗೆ ಒಳಪಟ್ಟು, ಈ ಅಧಿನಿಯಮದ ಉದ್ದೇಶಗಳಿಗಾಗಿ, ಆ ಅಧಿನಿಯಮದ 9ನೇ ಪ್ರಕರಣದ ಅಡಿಯಲ್ಲಿ ಉಪಬಂಧಿಸಲಾದಂತಹವೇ ಅಧಿಕಾರಗಳನ್ನು ಚಲಾಯಿಸಲು ಮತ್ತು ಪ್ರಕಾರ್ಯಗಳನ್ನು ನೆರವೇರಿಸಲು ಅಧಿಕೃತನಾದ ಅಧಿಕಾರಿ ಎಂಬುದಾಗಿ ಭಾವಿಸತಕ್ಕದ್ದು.

58. ವಿಶ್ವವಿದ್ಯಾಲಯವನ್ನು ಸಮಾಪನಗೊಳಿಸಲು ನಿರ್ದೇಶನವನ್ನು ನೀಡುವ ಅಧಿಕಾರ.- (1) ವಿಶ್ವವಿದ್ಯಾಲಯವು ತನ್ನ ರಚನೆ ಅಥವಾ ನಿಗಮನವನ್ನು ನಿಯಂತ್ರಿಸುವ ಕಾನೂನಿಗೆ ಅನುಸಾರವಾಗಿ ತನ್ನ ಸಮಾಪನವನ್ನು ಉದ್ದೇಶಿಸಿದ್ದಲ್ಲಿ, ಅದು ಕನಿಷ್ಠ ಆರು ತಿಂಗಳ ಲಿಖಿತ ಪೂರ್ವ ಸೂಚನೆಯನ್ನು (ನೋಟೀಸು) ಸರ್ಕಾರಕ್ಕೆ ನೀಡತಕ್ಕದ್ದು.

(2) ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಪರಿಷತ್ತು, ಈ ಕೆಳಗಿನವುಗಳ ಬಗ್ಗೆ, ಎಂದರೆ:-

- (i) ಪದವಿಯನ್ನು ನೀಡುವುದಕ್ಕಾಗಿ ಬೋಧನೆಯ ಗುಣಮಟ್ಟ;
- (ii) ಶಿಕ್ಷಣದ ಗುಣಮಟ್ಟ;
- (iii) ಉನ್ನತ ಶಿಕ್ಷಣದ ವ್ಯಾಪಾರೀಕರಣವನ್ನು ತಡೆಗಟ್ಟುವುದು;
- (iv) ಅಧಿನಿಯಮದ ಉಪಬಂಧಗಳ ಉಲ್ಲಂಘನೆಯ ಬಗ್ಗೆ, ಯಾವುದಾದರೂ ಇದ್ದಲ್ಲಿ,

- ಇವುಗಳ ಬಗ್ಗೆ ನಿಯತಕಾಲಿಕ ಪರಿವೀಕ್ಷಣೆಯನ್ನು ನಡೆಸತಕ್ಕದ್ದು ಮತ್ತು ಸರ್ಕಾರಕ್ಕೆ ವರದಿಯನ್ನು ಕಳುಹಿಸತಕ್ಕದ್ದು.

(3) ದುರ್ವ್ಯವಹರಣೆ, ದುರಾಡಳಿತ ಮತ್ತು ಅಶಿಸ್ತು ಆಗಿದೆ ಎಂಬುದನ್ನು ಗುರುತಿಸಿದರೆ, ಸರ್ಕಾರವು, ವಿಶ್ವವಿದ್ಯಾಲಯದ ಆಡಳಿತ ವರ್ಗದವರಿಗೆ ಆಡಳಿತವನ್ನು ಸರಿಪಡಿಸಬೇಕೆಂದು ನಿರ್ದೇಶನಗಳನ್ನು ನೀಡತಕ್ಕದ್ದು. ನಿಯಮಿಸಬಹುದಾದ ಅಂಥ ಅವಧಿಯೊಳಗೆ ಆ ನಿರ್ದೇಶನಗಳನ್ನು ಪಾಲಿಸದಿದ್ದಲ್ಲಿ ವಿಶ್ವವಿದ್ಯಾಲಯವನ್ನು ಅಥವಾ ಅದರ ಯಾವುದೇ ವ್ಯಾಸಂಗ ಕ್ರಮವನ್ನು (ಕೋರ್ಸ್) ಸಮಾಪನಗೊಳಿಸುವ ಬಗ್ಗೆ ತೀರ್ಮಾನವನ್ನು ಕೈಗೊಳ್ಳುವ ಹಕ್ಕು ಸರ್ಕಾರದಲ್ಲಿ ನಿಹಿತವಾಗಿರತಕ್ಕದ್ದು.

(4) ವಿಶ್ವವಿದ್ಯಾಲಯವನ್ನು ಅಥವಾ ಅದರ ಯಾವುದೇ ವ್ಯಾಸಂಗ ಕ್ರಮವನ್ನು (ಕೋರ್ಸ್) ಸಮಾಪನಗೊಳಿಸುವ ವಿಧಾನವು, ಸರ್ಕಾರವು ಈ ಸಂಬಂಧದಲ್ಲಿ ನಿಯಮಿಸಬಹುದಾದಂತೆ ಇರತಕ್ಕದ್ದು:

ಪರಂತು, ವಿಶ್ವವಿದ್ಯಾಲಯವು ತನ್ನ ಕಾರಣಗಳನ್ನು ಹೇಳಿಕೊಳ್ಳಲು ಸಮಂಜಸ ಅವಕಾಶಗಳನ್ನು ನೀಡಿದ ಹೊರತು ಅಂಥ ಯಾವುದೇ ಕ್ರಮವನ್ನು ಕೈಗೊಳ್ಳತಕ್ಕದ್ದಲ್ಲ.

(5) (1)ನೇ ಉಪಪ್ರಕರಣದಲ್ಲಿ ಉಲ್ಲೇಖಿಸಲಾದ ನೋಟೀಸನ್ನು ಸ್ವೀಕರಿಸಿದ ಮೇಲೆ, ಸರ್ಕಾರವು ಸಂಬಂಧಿಸಿದ ನಿಯಂತ್ರಣಾ ಪ್ರಾಧಿಕಾರದೊಡನೆ ಸಮಾಲೋಚಿಸಿ, ವಿಶ್ವವಿದ್ಯಾಲಯವನ್ನು ಸಮಾಪನಗೊಳಿಸಲು ಅಥವಾ ವ್ಯಾಸಂಗ ಕ್ರಮವನ್ನು ಪರಿಸಮಾಪನಗೊಳಿಸಲು ಉದ್ದೇಶಿಸಿದ ದಿನಾಂಕದಿಂದ,

ವಿಶ್ವವಿದ್ಯಾಲಯದಲ್ಲಿ ನಿಯತ ವ್ಯಾಸಂಗ ಕ್ರಮಗಳಲ್ಲಿ ಅಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳ ಕೊನೆಯ ತಂಡ (ಬ್ಯಾಚ್) ತನ್ನ ವ್ಯಾಸಂಗ ಕ್ರಮವನ್ನು ಮುಗಿಸುವವರೆಗೆ ಪರಿನಿಯಮಗಳಲ್ಲಿ ನಿರ್ದಿಷ್ಟಪಡಿಸಬಹುದಾದ ಅಂಥ ವಿಧಾನದಲ್ಲಿ ವಿಶ್ವವಿದ್ಯಾಲಯದ ಆಡಳಿತಕ್ಕೆ ಸೂಕ್ತ ವ್ಯವಸ್ಥೆಯನ್ನು ಮಾಡತಕ್ಕದ್ದು.

59. ಸಮಾಪನೆಯ ಸಂದರ್ಭದಲ್ಲಿ ವಿಶ್ವವಿದ್ಯಾಲಯದ ವೆಚ್ಚಗಳು.- (1) 58ನೇ ಪ್ರಕರಣದ (5)ನೇ ಉಪಪ್ರಕರಣದ ಅಡಿಯಲ್ಲಿ ವಿಶ್ವವಿದ್ಯಾಲಯದ ಆಡಳಿತವನ್ನು ಹಸ್ತಾಂತರಗೊಳಿಸುವ ಅವಧಿಯಲ್ಲಿ ಅದರ ಆಡಳಿತಾತ್ಮಕ ವೆಚ್ಚಗಳನ್ನು ನಿಯಮಿಸಬಹುದಾದ ಅಂಥ ವಿಧಾನದಲ್ಲಿ ಶಾಶ್ವತ ಶಾಸನಬದ್ಧ ದತ್ತಿ ನಿಧಿ, ಸಾಮಾನ್ಯ ನಿಧಿ ಅಥವಾ ಅಭಿವೃದ್ಧಿ ನಿಧಿಯಿಂದ ಭರಿಸತಕ್ಕದ್ದು.

(2) ವಿಶ್ವವಿದ್ಯಾಲಯದ ಆಡಳಿತವನ್ನು ಹಸ್ತಾಂತರಗೊಳಿಸುವ ಅವಧಿಯಲ್ಲಿ ವಿಶ್ವವಿದ್ಯಾಲಯದ ವೆಚ್ಚವನ್ನು ಭರಿಸಲು 47, 48, 49 ಮತ್ತು 50ನೇ ಪ್ರಕರಣಗಳ ಅಡಿಯಲ್ಲಿ ಉಲ್ಲೇಖಿಸಲಾದ ನಿಧಿಯು ಸಾಕಷ್ಟು ಇಲ್ಲದಿದ್ದಲ್ಲಿ, ಅಂಥ ವೆಚ್ಚವನ್ನು ಸರ್ಕಾರವು, ವಿಶ್ವವಿದ್ಯಾಲಯದ ಸ್ವತ್ತುಗಳು ಮತ್ತು ಆಸ್ತಿಗಳನ್ನು ವಿಲೇ ಮಾಡುವ ಮೂಲಕ ಭರಿಸತಕ್ಕದ್ದು.

(3) ವಿಶ್ವವಿದ್ಯಾಲಯದ ಸಮಾಪನೆಯು ದುರ್ವ್ಯವಹರಣೆ ಅಥವಾ ದುರಾಡಳಿತದ ಕಾರಣಗಳಿಗಾಗಿ ಆಗಿದ್ದರೆ, ಸರ್ಕಾರವು ಅಂಥ ದುರ್ವ್ಯವಹಾರಕ್ಕೆ ಅಥವಾ ದುರಾಡಳಿತಕ್ಕೆ ಹೊಣೆಯಾಗಿರುವ ವ್ಯಕ್ತಿಗಳನ್ನು ಗುರುತಿಸುವ ಮತ್ತು ಅವರ ಮೇಲೆ ತಾನು ಸೂಕ್ತವೆಂದು ಭಾವಿಸಬಹುದಾದ ಅಂಥ ದಂಡನೆಯನ್ನು ವಿಧಿಸಲು ಸ್ವತಂತ್ರವಾಗಿರತಕ್ಕದ್ದು.

60. ತೊಂದರೆಗಳ ನಿವಾರಣೆಗೆ ಅಧಿಕಾರ.- (1) ಈ ಅಧಿನಿಯಮದ ಉಪಬಂಧಗಳನ್ನು ಜಾರಿಗೊಳಿಸುವ ಸಂಬಂಧದಲ್ಲಿ ಯಾವುದೇ ತೊಂದರೆ ಉದ್ಭವಿಸಿದರೆ, ರಾಜ್ಯ ಸರ್ಕಾರವು, ಅಧಿಸೂಚನೆಯ ಅಥವಾ ಆದೇಶದ ಮೂಲಕ ತೊಂದರೆಯ ನಿವಾರಣೆಗಾಗಿ ಅವಶ್ಯಕ ಹಾಗೂ ಸಮಂಜಸವೆಂದು ತನಗೆ ಕಂಡುಬರುವಂಥ ಮತ್ತು ಈ ಅಧಿನಿಯಮದ ಉಪಬಂಧಗಳಿಗೆ ಅಸಂಗತವಲ್ಲದ ಉಪಬಂಧಗಳನ್ನು ರಚಿಸಬಹುದು:

ಪರಂತು, ಈ ಅಧಿನಿಯಮವು ಪ್ರಾರಂಭವಾದ ದಿನಾಂಕದಿಂದ ಐದು ವರ್ಷಗಳು ಮುಕ್ತಾಯವಾದ ತರುವಾಯ ಈ ಪ್ರಕರಣದ ಅಡಿಯಲ್ಲಿ ಅಂಥ ಯಾವುದೇ ಅಧಿಸೂಚನೆ ಅಥವಾ ಆದೇಶವನ್ನು ಹೊರಡಿಸತಕ್ಕದ್ದಲ್ಲ.

(2) (1)ನೇ ಉಪಪ್ರಕರಣದ ಅಡಿಯಲ್ಲಿ ಮಾಡಿದ ಪ್ರತಿಯೊಂದು ಆದೇಶವನ್ನು ಅದನ್ನು ರಚಿಸಿದ ತರುವಾಯ, ಆದಷ್ಟು ಬೇಗನೆ ರಾಜ್ಯ ವಿಧಾನ ಮಂಡಲದ ಮುಂದೆ ಮಂಡಿಸತಕ್ಕದ್ದು.

61. ರಾಜ್ಯ ಸರ್ಕಾರದ ನಿಯಮಗಳ ರಚನಾಧಿಕಾರ.- (1) ರಾಜ್ಯ ಸರ್ಕಾರವು, ಈ ಅಧಿನಿಯಮದ ಉದ್ದೇಶಗಳನ್ನು ಈಡೇರಿಸುವುದಕ್ಕಾಗಿ ಅಧಿಸೂಚನೆಯ ಮೂಲಕ ನಿಯಮಗಳನ್ನು ರಚಿಸಬಹುದು.

(2) ಈ ಅಧಿನಿಯಮದ ಅಡಿಯಲ್ಲಿ ಹೊರಡಿಸಲಾದ ಪ್ರತಿಯೊಂದು ನಿಯಮವನ್ನು, ಅದನ್ನು ರಚಿಸಿದ ತರುವಾಯ, ಆದಷ್ಟು ಬೇಗನೆ, ರಾಜ್ಯ ವಿಧಾನಮಂಡಲದ ಪ್ರತಿಯೊಂದು ಸದನದ ಮುಂದೆ, ಒಂದು ಅಧಿವೇಶನದಲ್ಲಿ ಅಥವಾ ಎರಡು ಅಥವಾ ಹೆಚ್ಚು ನಿರಂತರ ಅಧಿವೇಶನಗಳಲ್ಲಿ ಅಡಕವಾಗಿರಬಹುದಾದ ಒಟ್ಟು ಮೂವತ್ತು ದಿನಗಳ ಅವಧಿಯವರೆಗೆ ಅದು ಅಧಿವೇಶನದಲ್ಲಿರುವಾಗ ಮಂಡಿಸತಕ್ಕದ್ದು ಮತ್ತು ಮೇಲೆ ಹೇಳಿದ ಅಧಿವೇಶನ ಅಥವಾ ನಿರಂತರ ಅಧಿವೇಶನಗಳ ನಿಕಟ ತರುವಾಯದ ಅಧಿವೇಶನವು ಮುಕ್ತಾಯವಾಗುವುದಕ್ಕೆ ಮೊದಲು ಉಭಯ ಸದನಗಳು ನಿಯಮದಲ್ಲಿ ಯಾವುದೇ ಮಾರ್ಪಾಡು ಮಾಡಲು ಒಪ್ಪಿದರೆ ಅಥವಾ ಆ ನಿಯಮವನ್ನು ರಚಿಸತಕ್ಕದ್ದಲ್ಲವೆಂದು ಉಭಯ ಸದನಗಳು ಒಪ್ಪಿದರೆ ತದನಂತರ ಅಂಥ ನಿಯಮವು ಹಾಗೆ ಮಾರ್ಪಾಟಾದ ರೀತಿಯಲ್ಲಿ ಪರಿಣಾಮಕಾರಿಯಾಗತಕ್ಕದ್ದು ಅಥವಾ ಸಂದರ್ಭಾನುಸಾರವಾಗಿ ಪರಿಣಾಮಕಾರಿಯಾಗತಕ್ಕದ್ದಲ್ಲ. ಆದಾಗ್ಯೂ, ಯಾವುದೇ ಅಂಥ ಮಾರ್ಪಾಡು ಅಥವಾ ರದ್ದತಿಯು ಆ ನಿಯಮದ ಅಡಿಯಲ್ಲಿ ಈ ಮೊದಲು ಮಾಡಲಾದ ಯಾವುದೇ ಕಾರ್ಯದ ಮಾನ್ಯತೆಗೆ ಬಾಧಕವನ್ನು ಉಂಟುಮಾಡತಕ್ಕದ್ದಲ್ಲ.

ಉದ್ದೇಶಗಳು ಮತ್ತು ಕಾರಣಗಳ ಹೇಳಿಕೆ

ರೈ ಪ್ರತಿಷ್ಠಾನವು ರಾಜ್ಯದಲ್ಲಿ ಖಾಸಗಿ ವಿಶ್ವವಿದ್ಯಾಲಯವನ್ನು ಸ್ಥಾಪಿಸಲು ಮುಂದೆ ಬಂದಿದೆ. ಪ್ರಖ್ಯಾತ ಸಂಸ್ಥೆಯೊಂದರಿಂದ ಸ್ಥಾಪಿತವಾಗುವ ಖಾಸಗಿ ವಿಶ್ವವಿದ್ಯಾಲಯವು ಶಿಕ್ಷಣ ಆಕಾಂಕ್ಷಿ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣವನ್ನು ವಿಸ್ತರಿಸುವುದಕ್ಕೆ ಖಚಿತವಾಗಿ ನೆರವಾಗುತ್ತದೆ. ಇದು ಕರ್ನಾಟಕದಲ್ಲಿ ಉನ್ನತ ಶಿಕ್ಷಣ ವಲಯದಲ್ಲಿ ಪ್ರಸ್ತುತ ಶೇಕಡಾ 11.5ಕ್ಕೆ ನಿಂತಿರುವ ಒಟ್ಟು ದಾಖಲಾತಿ ಪ್ರಮಾಣದ ಏರಿಕೆಯನ್ನೂ ಸಹ ತ್ವರಿತಗೊಳಿಸುತ್ತದೆ.

ಮೇಲ್ಕಂಡ ಅಂಶಗಳ ದೃಷ್ಟಿಯಿಂದ, ಆದಿಚುಂಚನಗಿರಿ ವಿಶ್ವವಿದ್ಯಾಲಯದ ಸ್ಥಾಪನೆಗೆ ಉಪಬಂಧ ಕಲ್ಪಿಸುವುದು ಅವಶ್ಯವೆಂದು ಪರಿಗಣಿಸಲಾಗಿದೆ.

ಈ ಖಾಸಗಿ ವಿಶ್ವವಿದ್ಯಾಲಯವು ಇಂಜಿನಿಯರಿಂಗ್ ಮತ್ತು ತಂತ್ರಜ್ಞಾನ, ಆರೋಗ್ಯ ವಿಜ್ಞಾನಗಳು, ಕೃಷಿ ವಿಜ್ಞಾನಗಳು ಮತ್ತು ತಂತ್ರಜ್ಞಾನ, ವ್ಯವಸ್ಥಾಪನೆ ಮತ್ತು ತಂತ್ರಜ್ಞಾನ, ನೈಸರ್ಗಿಕ ವಿಜ್ಞಾನಗಳು, ಮಾನವಿಕಗಳು ಮತ್ತು ಸಮಾಜ ವಿಜ್ಞಾನಗಳ ಕ್ಷೇತ್ರಗಳಲ್ಲಿ ಹಾಗೂ ಅವುಗಳಿಗೆ ಅನುಷಂಗಿಕವಾದ ಅಥವಾ ಅದಕ್ಕೆ ಪ್ರಾಸಂಗಿಕವಾದ ವಿಷಯಗಳಲ್ಲಿನ ಬೋಧನೆ, ತರಬೇತಿ, ಸಂಶೋಧನೆ ಮತ್ತು ಅಭಿವೃದ್ಧಿಯ ಮೇಲೆ ಬೆಳಕನ್ನು ಚೆಲ್ಲುತ್ತದೆ.

ಆದ್ದರಿಂದ ಈ ವಿಧೇಯಕ.

ಆರ್ಥಿಕ ಜ್ಞಾಪನಾ ಪತ್ರ

ಪ್ರಸ್ತಾವಿತ ಕ್ರಮವು ಯಾವುದೇ ಹೆಚ್ಚಿನ ವೆಚ್ಚವನ್ನು ಒಳಗೊಂಡಿರುವುದಿಲ್ಲ.

ಪ್ರತ್ಯಾಯೋಜಿತ ಶಾಸನ ರಚನಾಧಿಕಾರ ಕುರಿತು ಜ್ಞಾಪನ ಪತ್ರ

ಖಂಡ 39 :	ವಿಶ್ವವಿದ್ಯಾಲಯದ ನೌಕರರ ನೇಮಕಾತಿಯ, ನಿಬಂಧನೆಗಳು ಮತ್ತು ಷರತ್ತುಗಳನ್ನು ನಿಯಮಗಳ ಮೂಲಕ ನಿಯಮಿಸಲು ಸರ್ಕಾರಕ್ಕೆ ಅಧಿಕಾರವನ್ನು ನೀಡುತ್ತದೆ.
ಖಂಡ 47 :	ಶಾಶ್ವತ ಶಾಸನಬದ್ಧ ದತ್ತಿ ನಿಧಿ ಹೂಡಿಕೆಯ ವಿಧಾನವನ್ನು ನಿಯಮಗಳ ಮೂಲಕ ನಿಯಮಿಸಲು ರಾಜ್ಯ ಸರ್ಕಾರಕ್ಕೆ ಅಧಿಕಾರವನ್ನು ನೀಡುತ್ತದೆ.
ಖಂಡ 58 :	(3)ನೇ ಉಪಖಂಡವು, ವಿಶ್ವವಿದ್ಯಾಲಯದ, ಸರ್ಕಾರವು ನೀಡುವ ನಿರ್ದೇಶನಗಳನ್ನು ಆಡಳಿತ ವರ್ಗವು ಪಾಲಿಸುವ ಕಾಲಮಿತಿಯನ್ನು ನಿಯಮಗಳ ಮೂಲಕ ನಿಯಮಿಸಲು ರಾಜ್ಯ ಸರ್ಕಾರಕ್ಕೆ ಅಧಿಕಾರವನ್ನು ನೀಡುತ್ತದೆ. (4)ನೇ ಉಪಖಂಡವು, ವಿಶ್ವವಿದ್ಯಾಲಯದ ಸಮಾಪನಾ ರೀತಿಗೆ ಸಂಬಂಧಿಸಿದ ನಿಯಮಗಳನ್ನು ರಚಿಸಲು ರಾಜ್ಯ ಸರ್ಕಾರಕ್ಕೆ ಅಧಿಕಾರವನ್ನು ನೀಡುತ್ತದೆ.
ಖಂಡ 59 :	ವಿಶ್ವವಿದ್ಯಾಲಯದ ಆಡಳಿತವನ್ನು ಹಸ್ತಾಂತರಗೊಳಿಸುವಲ್ಲಿ ಶಾಶ್ವತ ಶಾಸನಬದ್ಧ ದತ್ತಿ ನಿಧಿ, ಸಾಮಾನ್ಯ ನಿಧಿ ಅಥವಾ ಅಭಿವೃದ್ಧಿ ನಿಧಿಯಿಂದ ವೆಚ್ಚವನ್ನು ಭರಿಸುವ ರೀತಿಗೆ ಸಂಬಂಧಿಸಿದಂತೆ ನಿಯಮಗಳನ್ನು ರಚಿಸುವುದಕ್ಕೆ ರಾಜ್ಯ ಸರ್ಕಾರಕ್ಕೆ ಅಧಿಕಾರವನ್ನು ನೀಡುತ್ತದೆ.
ಖಂಡ 61 :	ಈ ಅಧಿನಿಯಮಗಳ ಉದ್ದೇಶಗಳನ್ನು ನೆರವೇರಿಸುವುದಕ್ಕಾಗಿ ನಿಯಮಗಳನ್ನು ರಚಿಸಲು ರಾಜ್ಯ ಸರ್ಕಾರಕ್ಕೆ ಅಧಿಕಾರವನ್ನು ನೀಡುತ್ತದೆ.

ಪ್ರಸ್ತಾವಿತ ಶಾಸನ ರಚನಾಧಿಕಾರದ ಪ್ರತ್ಯಾಯೋಜನೆಯು ವಾಡಿಕೆಯ ಸ್ವರೂಪದ್ದಾಗಿದೆ.

ಸಿ.ಟಿ. ರವಿ

ಉನ್ನತ ಶಿಕ್ಷಣ ಸಚಿವರು

ಪಿ. ಒಂಪ್ರಕಾಶ

ಕಾರ್ಯದರ್ಶಿ

ಕರ್ನಾಟಕ ವಿಧಾನ ಸಭೆ

**KARNATAKA LEGISLATIVE ASSEMBLY
THIRTEENTH LEGISLATIVE ASSEMBLY
FIFTEENTH SESSION**

**THE RAI TECHNOLOGY UNIVERSITY, BANGALORE BILL, 2012
(L.A. Bill No. 50 of 2012)**

A Bill to establish and incorporate in the State of Karnataka a University of unitary nature in Private Sector to promote and undertake the advancement of University Education in Engineering and Technology, Health Sciences, Agricultural Sciences and Technology, Management and Technology, Natural Sciences, Humanities and Social Sciences and allied sectors and for the matters connected therewith or incidental thereto.

Whereas it is expedient to establish and incorporate in the State of Karnataka a University of unitary nature in private sector to promote and undertake the advancement of University Education in Engineering and Technology, Health Sciences, Agricultural Sciences and Technology, Management and Technology, Natural Sciences, Humanities and Social Sciences and allied sectors and for the matters connected therewith or incidental thereto for the purposes hereinafter appearing;

Be it enacted by the Karnataka State Legislature in the sixty third year of the Republic of India as follows:-

CHAPTER - I

PRELIMINARY

1. Short title, extent and commencement.- (1) This Act may be called the Rai Technology University Bangalore Act, 2012.

(2) It extends to the whole of the State of Karnataka

(3) It shall come into force on such date as the State Government may, by notification in the official Gazette, appoint.

2. Definitions.- In this Act, unless the context otherwise requires,-

- (a) "Academic Council" means the Academic Council of the University as specified in section 25;
- (b) "Agenda Matters" means all the matters and business to be designated in the Statutes each of which can be either included in the Agenda or be taken up for discussion and decision at a meeting of the Board of Governors or the Board of Management or any Committees, as the case may be, only subject to the prior written approval of the Chancellor, consenting to the passing of such matters and business at such a meeting;
- (c) "Board of Governors" means the Board of Governors of the University as constituted under section 23;
- (d) "Board of Management" means the Board of Management of the University as constituted under section 24;
- (e) "Chancellor", "Vice-Chancellor", "Pro Vice-Chancellor" means respectively the Chancellor, Vice Chancellor and Pro Vice Chancellor of the University;
- (f) "Campus" means a campus established, maintained by the University;
- (g) "Committees" means the committees formed under this Act or by the various functionaries of the University as the case may be and includes the Nomination Committee, the Finance Committee, and such other committees;
- (h) "Constituent College" means a college or institution established and maintained by the University;
- (i) "Finance Committee" means the Finance Committee of the University as constituted under section 27;
- (j) "Foundation" means Rai Foundation, a Public Charitable Trust Registered under Registration Act, 1908 and under section 12A of Income Tax Act 1961
- (k) "Government" means the Government of Karnataka;
- (l) "National Accreditation Bodies" means a body established by the Central Government for laying down norms and conditions for ensuring academic standards of higher education, such as University Grants Commission, All India Council of Technical Education, Medical Council of India, Pharmaceutical Council of India, Indian Council of Agriculture Research, National Assessment and Accreditation

Council, National Council of Teacher Education, Distance Education Council, Council of Scientific and Industrial Research, and includes the Government;

- (m) "Prescribed" means prescribed by rules made by the Government under this Act.
- (n) "Principal in relation to a Constituent College" means the head of the Constituent College and includes, where there is no Principal or in the absence of a Principal appointed, the Vice-Principal or any other person for the time being appointed to act as Principal;
- (o) "Registrar" means the Registrar of the University;
- (p) "Regional Centre" means a centre established or maintained by the University for the purpose of coordinating and supervising the work of Study Centres in any region and for performing such other functions as may be conferred on such centre by the Board of Management;
- (q) "Sponsoring Authority" or "sponsoring body" in relation to this Act means the Trust;
- (r) "State" means State of Karnataka;
- (s) "Statutes" and "Regulations" means respectively, the Statutes and Regulations of the university made under this Act;
- (t) "Study centre" means a centre established and maintained by the university for the purpose of advising, counseling or for rendering any other assistance required by the students;
- (u) "Teacher" means and includes a Professor, Associate Professor, Assistant Professor, or such other person as may be appointed for imparting instruction or conducting or to guide research in the University or in a Constituent College and includes the Principal of Constituent College in conformity with the norms specified by the 'University Grants Commission;
- (v) "University Grants Commission" means the Commission established under section 4 of the University Grants Commission Act, 1956 (Central Act 3 of 1956);
- (w) "University" means the Rai Technology University Bangalore, established and incorporated under this Act;
- (x) "Visitor" means the visitor of the University as specified in section 13.

CHAPTER - II

THE UNIVERSITY AND SPONSORING BODY

3. Proposal for the establishment of the University.- (1) The Trust shall have the right to establish the University of unitary nature subject to and in accordance with the provisions of this Act.

- (2) The proposal to establish a University shall be made to the State Government by the Trust.
- (3) The proposal shall consists of the following particulars, namely:-
 - (i) the objects of the University along with the details of the Trust;
 - (ii) the extent and status of the University and the availability of land;
 - (iii) the nature and type of programmes of study and research to be undertaken by the University during a period of five academic years immediately following the commencement date;
 - (iv) the nature of faculties, courses of study and research proposed to be started;
 - (v) the campus development such as buildings, equipment and structural amenities;
 - (vi) the phased outlays of capital expenditure for a period of five academic years immediately following the commencement date;

- (vii) the item-wise recurring expenditure, sources of finance and estimated expenditure for each student;
- (viii) the scheme for mobilizing resources and the cost of capital thereto and the manner of repayments to each source;
- (ix) the scheme of generation of funds internally through the recovery of fee from students, revenues anticipated from consultancy and other activities relating to the objects of the University and other anticipated incomes;
- (x) the details of expenditure on unit cost, the extent of concessions or rebates in fee, freeship and scholarship for students belonging to economically weaker sections and the fee structure indicating varying rate of fee, if any, that would be levied on students who are either non resident Indians or persons of Indian origin or sponsored by non resident Indians or persons of Indian origin and students of nationalities other than India;
- (xi) the years of experience and expertise in the concerned discipline at the command of the Trust as well as the financial resources;
- (xii) the system for selection of students to the courses of study at the University; and
- (xiii) status of fulfillment of such other conditions as may be required by the State Government to be fulfilled before the establishment of the University.

(4) A Screening Committee shall be constituted by the State Government consisting of three member who are Ex-officio members of Karnataka State Higher Education Council to examine the proposals received, which shall make recommendations to the State Government.

4. Establishment of the University.- (1) Where the State Government, after considering the recommendations of the screening Committee and holding such inquiry as it may deem necessary, is satisfied that,-

- (i) the Trust has ability to run an University with sufficient infrastructure.
- (ii) owns a land to the extent specified below in accordance with its location, namely:-
 - (a) twenty five acres of land if it is within limits of Bruhat Bangalore Mahanagara Palike;
 - (b) forty acres of land if it is out side the limits of Bruhat Bangalore Mahanagara Palike but within Bangalore Metropolitan Region Development Authority area;
 - (c) not less than sixty acres of land in the places other than the places specified in clauses (a) and (b).

The land specified above shall consist of a single block and it shall be in the name of concerned Trust/foundation/institution/ university itself. Based on the furnished particulars required in sub-section (3) of section 3, the Government may direct the Trust to establish the permanent Statutory Endowment Fund as specified in section 47.

(2) After the establishment of the Permanent Statutory Endowment Fund, the Government may, by notification, in the official Gazette, accord sanction for establishment of the University of unitary nature in the State by the name of "The Rai Technology University Bangalore".

(3) The headquarters of the University shall be at Doddaballapura. The University shall have Campuses or Regional Centres, Study Centres anywhere in Karnataka and subject to the prior permission of the State Government and as per UGC norms.

(4) The First Chancellor, the First Vice-Chancellor, First members of the Board of Governors, First members of the Board of Management and the Academic Council and all persons who may hereafter become such officers or members, so long as they continue to hold such office or membership, shall constitute a body corporate and can sue and be sued in the name of the-University.

(5) On sanction for the establishment of the University under sub-section (2), the land and other movable and immovable properties acquired, created, arranged or built by the Trust for the purpose of the University shall vest in the University.

(6) In all suits and other legal proceedings by or against the University, the pleading shall be signed and verified by and all processes in such suits and proceedings shall be issued to and be served on the Registrar.

(7) The land, building and other properties of the University shall not be used for any purpose other than incidental to the objects of the University.

5. Grants and Financial Assistance.- The University shall be self-financing and shall neither make a demand nor shall be entitled to any maintenance, grant-in-aid or any other financial assistance from the State or any other body or corporation owned or controlled by the State:

Provided that the State may, provide financial support through grants or otherwise:-

- (a) for research, development and other activities for which other State Government organizations are provided financial assistance; or
- (b) for any specific research or programmes receiving support from the Government; and
- (c) for the benefit of similar universities in the State whether subject to a change in State policy or otherwise:

Provided further that the university may receive any financial support from any other source.

6. Power to establish constituent College, additional campuses, Regional Centres or Study Centres.- The University may have Constituent Colleges, Regional Centres, additional campuses and Study Centres at such places in the State as it deems fit after the completion of five years after its establishment with prior approval of the State Government subject to norms of UGC and other National Accreditation bodies.

7. Objects of the University.- The University shall employ a broad range of strategies to achieve its vision and objectives,-

(i) to expand the horizon of world knowledge, provide instruction, teaching and learning including writing and reading, training, research and development at various levels such as Elementary Education, Secondary Education, Higher Education, in the subject disciplines such as:

- (a) Engineering and Technology including Civil, Architecture, Mechanical, Automobile, Electrical, Electronics and Communication, Computer Science and Engineering, Information Technology, Design and Printing Technology including 3-D, Environmental Engineering, Bio-Technology, Space Technology, Nano-materials and Technology and any other emerging areas including interdisciplinary etc.
- (b) Health Sciences including Medical, Dental, Ayurveda, Homeopathy, Naturopathy, Pharma, Nursing and any other emerging areas including interdisciplinary etc.
- (c) Agricultural Sciences and Technology School or College or Center.
- (d) Management and Technology including Business Management, Tourism Management, Hotel Management, Hospitality Management, Hospital Management, Disaster Management, Risk Management and any other emerging areas of study including inter-disciplinary areas etc.
- (e) Natural Sciences including Physics, Electronics, Mathematics, Computer Science, Chemical and Environmental Sciences, Biological Sciences, Earth Sciences, Space Sciences, Nano Science and Nano-Materials and any other emerging area of study including interdisciplinary etc.

- (f) Humanities and Social Sciences including History, Kannada, Economics, Political Science, Journalism, Tourism, Law, Philosophy, Puranas and Pravachanas, Music, Art, Fashion Design including 3-D Design, Animation, Culture, Social Works, Sanskrit, English, other Indian and Foreign Languages and any other emerging areas of study including interdisciplinary areas etc.
- (g) Any other emerging areas or faculty or field of study across the globe.
- (ii) to design and deliver high quality training, capacity building and development systems for teachers, teacher educators, teachers in higher and professional education, Leadership training including political leaders, administrators and development professionals working in education and other systems.
- (iii) to institute degrees, diplomas including PG diplomas, dual degree programmes, integrated courses, certificates and other academic distinctions like awards, award of credits on the basis of , -
 - (a) successful completion of academic work evaluated through multiple methods including modern methods of assessment; and
 - (b) outstanding contributions like writing original book or books, research publication, services in the areas of cultural and spiritual by eminent persons in different areas of learning;
 - (iv) to collaborate with any other universities, research institutions, non-profit organization, industry associations, professional associations or other organizations to conceptualize, design, develop and offer specific educational and research programmes, training programmes and exchange programmes for students, faculty members and others;
 - (v) to disseminate knowledge and develop a public debate on issues of education and allied development fields through series of lectures, seminars, conferences, executive education programmes, community development programmes, publications and training programmes and events;
 - (vi) to initiate and undertake programs for the development and training of faculty, researches, and support staff of the University in partnership, collaboration, co-operation, joint venture, strategic or any other form of mutually beneficial relationship with any other institution or institutions of similar vision, mission, strategic architecture and objectives;
 - (vii) to undertake collaborative research and advocacy with any organizations;
 - (viii) to undertake necessary or expedient action to pursue and promote the objectives of the University;
 - (ix) to undertake any objectives as may be approved by the Government for the enhancement of the education and other development sectors.

8. Powers of the University.- The University shall have the following powers, namely:-

- (i) to establish and maintain Campuses, Regional Centres and Study Centres in Karnataka as may be determined by the University from time to time in the manner laid down by the Statutes with prior approval of the Government and as per UGC norms.
- (ii) to carry out all such other activities as may be necessary or feasible in furtherance of the object of the University;
- (iii) to confer degrees or other academic distinctions in the manner and under conditions laid down in the Statutes;
- (iv) to institute and award fellowships, scholarships and prizes, awards medals etc., in accordance with the Statutes;
- (v) to demand and receive such fees, bills, invoices and collect charges as may be fixed by the Statutes or rules, as the case may be;
- (vi) to make provisions for extra curricular activities for students and employees;
- (vii) to make appointments of the Faculty, officers and employees of the University or a Constituent College, Campuses, Regional Centres, Study Centres;

- (viii) to receive voluntary donations and gifts of any kind not prohibited by any Law for the time being in force and to acquire, hold, manage, maintain and dispose of any movable or immovable property, including Trust and endowment properties for the purpose of the University or a Constituent College or a Campus, Regional Centre, Study Centre;
- (ix) to institute and maintain hostels and to recognize, places of residence for students of the University or a Constituent College;
- (x) to supervise and control the residence and to regulate the discipline among the students and all categories of employees and to lay down the conditions of service of such employees, including the Code of Conduct for the students and employees;
- (xi) to create academic, administrative and support staff and other necessary posts;
- (xii) to co-operate and collaborate with other Universities in such a manner and for such purposes as the University may determine from time to time;
- (xiii) to organize and conduct refresher courses, orientation courses, workshops, seminars and other programmes for teachers, lesson writers, evaluators and other academic staff;
- (xiv) to determine standards of admission to the University or a Constituent College, Regional Centres, Study Centres with the approval of Academic Council and to make admission of students of Karnataka not less than the extent provided in this Act;
- (xv) to do all such other acts or things whether incidental to the powers aforesaid or not, as may be necessary to further the objects of the University;
- (xvi) to institute Degrees, Diplomas, Certificates and other academic distinctions on the basis of examination or any other method of evaluation approved by the Government;
- (xvii) to provide for the preparation of instructional materials, including films, cassettes, tapes, video cassettes, CD, VCD and other software and other relevant electronic and print media.
- (xviii) to raise, collect, subscribe and borrow money with the approval of the Board of Governors whether on the security of the property of the University, for the purposes of the University;
- (xix) to acquire, takeover and run the management of any other educational institutions with the prior approval of the Government;
- (xx) to acquire properties with the prior approval of the board of management;
- (xxi) to undertake any other activities connected with or incidental to above objectives of the University.

9. University open to all classes, castes, creed, gender or nation.- The University admissions shall be open to all persons irrespective of caste, class, creed, gender or nation. All admissions shall be made on the basis of merit in the qualifying examinations:

Provided that forty percent of the admissions in all courses of the university shall be reserved for the students of Karnataka State and admissions shall be made through a Common Entrance Examination conducted by the State Government or its agency and seats shall be allotted as per the merit and reservation policy of the State Government from time to time.

Provided further that where there are less than ten seats in any course like Post Graduate, they shall be reserved by clubbing such courses together and where there are less than three posts in any course they shall be reserved by rotation.

10. National Accreditation.- The University shall seek accreditation from respective statutory national accreditation bodies soon after its establishment. Further all the courses run by Private Universities shall be as per the regulations of the National Accreditation Bodies.

11. Powers of the sponsoring body.- The sponsoring body shall have the following powers with reference to the University, each of which may be exercised by the Sponsoring Body at its discretion, namely:-

- (i) to appoint or re-appoint or terminate the appointment of the Chancellor;
- (ii) to constitute the first Board of Governors of the University;
- (iii) to nominate the chairperson of the Board of Governors;
- (iv) to nominate three persons as members of the Board of Governors;
- (v) to nominate two persons as members of the Board of Management;
- (vi) to determine the source of funds to be contributed to the University Endowment Fund;
- (vii) to determine the application and spending of moneys by the University;
- (viii) to resolve any Conflict at the meeting of the Board of Governors in the manner provided for in this Act.

CHAPTER - III

OFFICERS OF THE UNIVERSITY

12. Officers of the University.- The following shall be the officers of the University:-

- (i) The Visitor
- (ii) The Pro-Visitor
- (iii) The Chancellor;
- (iv) The Vice-Chancellor;
- (v) The Pro Vice-Chancellor;
- (vi) The Registrar;
- (vii) The Finance Officer;
- (viii) The Dean
- (ix) The Registrar Evaluation; and
- (x) Such other officers as may be declared by the Statutes to be officers of the University.

13. The Visitor.- (1) His Excellency the Governor of Karnataka shall be the Visitor of the University and the visitor may offer suggestions for the improvement of the functioning of the University.

- (2) The visitor shall preside over the convocation of the university for conferring Degree and Diploma.
- (3) The Visitor shall have the following powers, namely:-
 - (i) to call for any paper or information relating to the affairs of the University;
 - (ii) on the basis of the information received by the Visitor, if he is satisfied that any order, proceedings, or decision taken by any authority of the University is not in conformity with the Act, regulations or rules, he may issue such directions as he may deem fit in the interest of the University and the directions so issued shall be complied with by all concerned.

14. The Pro-Visitor.- (1) The Hon'ble Minister for Higher Education of the Government of Karnataka shall be the Pro-Visitor of the University.

(2) The Pro-Visitor shall, when the Visitor is absent, preside at the Convocation of the University for conferring Degrees and Diplomas

15. The Chancellor.- (1) The Chancellor shall be appointed by the Sponsoring Body.

(2) The founder trustee of the Sponsoring Body shall be the first Chancellor, who shall hold for life or till he demits office.

(3) The subsequent Chancellor shall be either the then Trustee of the Sponsoring Body or such other person of eminence of national figure in the field of education, science, culture or public life, when such an appointment is being considered, as may be decided by the Sponsoring Body.

(4) The subsequent Chancellor so appointed shall hold the office as determined by the Sponsoring Body.

(5) The Chancellor shall have such powers as may be conferred on him by this Act or the Statutes made there under, which shall include the following powers; namely:-

- (i) to function as the head of the University;
- (ii) to preside at all convocations of the University in absence of visitor and pro-visitor ;
- (iii) to function as a Chairperson of the Board of Governors of the University ;
- (iv) to appoint or re-appoint or terminate the appointment of the Vice-Chancellor, in accordance with the provisions of this Act and the Statutes;
- (v) to nominate a person as a member of the Nomination Committee as referred to in sub-section (2) of section 16 of this Act;
- (vi) to pre-approve the appointment of the Pro Vice-Chancellor, the Dean, the Registrar and the Finance Officer;
- (vii) to nominate two academicians as members on the Board of Governors;
- (viii) to appoint the first Pro Vice-Chancellor and the Finance Officer;
- (ix) to constitute the first Board of Management, the Finance Committee, the Research Council and the Academic Council;
- (x) to pre-approve the Agenda matters in the manner provided for in the Act;
- (xi) to resolve a conflict (excluding conflicts at a meeting of the Board of Governors) in the manner provided for in this Act.

(6) In the event of there being a conflict inter-se between the functionary or body and any other functionary or body of the University, then the issue shall be referred to the Chancellor and the decision of the Chancellor in respect of such issue shall be final and binding on the University.

16. The Vice-Chancellor.- (1) The Vice-Chancellor shall be appointed by the Chancellor for a term of three years subject to other terms and conditions as may be laid down by the Statutes from among three persons recommended by the Nomination Committee constituted in accordance with the provisions of sub-section (2). After the term of three years, it is renewable for another term of three years.

Provided that a Vice-chancellor shall continue to hold the office even after expiry of his term till new Vice-chancellor joins. However, in any case this period shall not exceed one year.

(2) The Nomination Committee referred to in sub-section (1) shall consist of the following persons, namely:-

- (i) One person nominated by the Chancellor;
- (ii) Two nominees of the Board of Governors, one of whom shall be nominated as the Convener of the Committee by the Board of Governors.

(3) The Nomination Committee shall, on the basis of merit, recommend three persons suitable to hold the office of the Vice-Chancellor and forward the same to the Chancellor along with a concise statement showing the academic qualifications and other distinctions of each person.

(4) The Vice-Chancellor shall be the Principal Executive and Academic Officer of the University and shall exercise general supervision and control over the affairs of the University and give effect to the decisions of the authorities of the University.

Provided that, where any matter, other than the appointment of a Teacher is of urgent nature requiring immediate action and the same could not be immediately dealt with by any officer or the authority or other body of the University empowered by or under this Act to deal with it, the Vice-Chancellor may take such action as he may deems fit with the prior written approval of the Chancellor.

(5) The Vice-Chancellor shall exercise such other powers and perform such other duties as may be laid down by the Statutes or the Rules.

Provided that, where in the opinion of the Vice-chancellor, any decision of any authority of the university is outside the powers conferred by this Act or Statutes, regulations or rules made there under or is likely to be prejudicial to the interests of the university, he shall request the concerned authority to revise its decision within fifteen days from the date of its decision and in case the authority refuses to revise such decision wholly or partly or fails to take any decision within fifteen days, then such matter shall be referred to the Chancellor and his decision thereon shall be final.

(6) The services of the Vice-Chancellor can be terminated by the Chancellor with the approval of the Board of Governors after following the principles of natural justice and after providing an opportunity to present his case including for termination on disciplinary grounds.

(7) The Vice-Chancellor shall preside at the convocation of the University in the absence of the Visitor, Pro-Visitor and the Chancellor.

17. The Pro Vice-Chancellor.- The Chancellor shall appoint not exceeding three pro-vice Chancellors with the Written approval of the Chancellor in such manner and they shall exercise such powers and perform such duties as may be laid down by the Statutes.

18. Deans of Faculties.- Deans of Faculties shall be appointed by the Chancellor with the written approval of the Chancellor in such manner and they shall exercise such powers and perform such duties as may be laid down by the Statutes.

19. The Registrar.- (1) The Registrar shall be appointed by the Chancellor in such manner and on such terms and conditions as may be laid down by the Statutes.

(2) All contracts as defined in statutes shall be entered into and signed by the Registrar on behalf of the University.

(3) The Registrar shall have the power to authenticate records on behalf of the University and shall exercise such other powers and perform such other duties as may be conferred by the statutes or may be required from time to time, by the Chancellor or the Vice-Chancellor.

(4) The Registrar shall be responsible for the due custody of the records and the common seal of the University and shall be bound to place before the Chancellor, the Vice-Chancellor or any other authority, all such information and documents as demanded.

20. The Finance Officer.- The Finance Officer shall be appointed by the Vice-Chancellor with the written approval of the Chancellor in such manner and he shall exercise such powers and perform such duties as may be conferred by the Statutes.

21. Other Officers.- The manner of appointment, terms and conditions of service and powers and duties of the other officers of the University shall be such as may be specified by Statutes.

CHAPTER — IV

AUTHORITIES OF THE UNIVERSITY

22. Authorities of the University.- The following shall be the authorities of the University, namely:-

- (i) The Board of Governors;
- (ii) The Board of Management;
- (iii) The Academic Council;
- (iv) Research Council;
- (v) The Finance Committee; and
- (vi) Such other authorities as may be declared by the Statutes to be the authorities of the University.

23. The Board of Governors and its powers.- (1) The Board of Governors shall consist of the following, namely:-

- (i) The Chancellor- Chairperson;

- (ii) The Vice-Chancellor- Member;
- (iii) The Principal Secretary/Secretary to the State Government in the Higher Education or by his nominee not below the rank of Deputy Secretary ;
- (iv) The Principal Secretary/ Secretary to the Government in the Medical Education or by his nominee not below the rank of Deputy Secretary;
- (v) One expert from the field of management, finance or any other specialized, including administration to be nominated by the State Government;
- (vi) Two persons nominated by the Sponsoring Body of whom one shall be woman;
- (vii) The Pro Vice-Chancellor who shall be a non-voting member;
- (viii) One eminent educationist nominee of the university grant commission.

(2) The Registrar shall be non-voting member secretary of the Board of Governors.

(3) The tenure of office of the members of the Board of Governors, appointment of members, other than Government nominees, renewal and removal, etc., shall be such as may be laid down by the Statutes.

(4) All meetings of the Board of Governors shall always be chaired by the Chancellor and in his absence by any one of the nominees of the Chancellor. If Chancellor has not nominated any person to Chair such a meeting, members present in the meeting shall elect the Chairperson for that meeting only from among themselves by a simple majority.

(5) Quorum for all meetings of the Board of Governors, shall be three members attending and voting at such meeting.

Provided that the presence of either the Chancellor or one nominee of the Sponsoring Body and in the absence of the Chancellor or one nominee of Sponsoring Body, the Vice Chancellor, shall always be necessary to form the quorum for any meeting of the Board of Governors.

(6) The Board of Governors shall be the Principal Governing Body of the University and shall have the following powers, namely:

- (i) to appoint the Statutory Auditors of the University;
- (ii) to lay down policies to be pursued by the University;
- (iii) to review decisions of the other authorities of the University if they are not in conformity with the provisions of this Act, or the Statutes or the Rules;
- (iv) to approve the Budget and Annual Report of the University;
- (v) to make new or additional Statutes or amend or repeal the earlier Statutes and Rules;
- (vi) to take decision about voluntary winding up of the University;
- (vii) to approve proposals for submission to the Government;
- (viii) to nominate three members to the Fee Regulation Committee
- (ix) to take such decisions and steps as are found desirable for effectively carrying out the objects of the University.

(7) The Board of Governor shall, meet at least three times a year.

(8) No resolution shall be passed or decision be taken by the Board of Governors at their meeting, in respect of any Agenda Matters except pursuant to an affirmative vote by the Chancellor in favour of the Agenda Matter.

(9) In the event of a conflict of opinion at a meeting of the Board of Governors, then the issued shall be referred to the Sponsoring Body and the decision of the Sponsoring Body in respect of such issue shall be final and binding on the University.

24. The Board of Management.- (1) The Board of Management shall consist of the following, namely:-

- (i) The Vice Chancellor;
- (ii) The Pro-Vice Chancellor;
- (iii) The Registrar;
- (iv) Two nominees of the Sponsoring Body;
- (v) Two Deans of the schools as nominated by the Chancellor.
- (vi) The Registrar Evaluation

(2) The Vice Chancellor shall be the Chairperson of the Board of Management and the Registrar in the absence of the Registrar the Registrar Evaluation with the prior approval of the Chancellor shall be the Secretary of the Board of Management.

(3) The Board of management shall be the executive body of the University. The powers and functions of the Board of Management shall be such as may be specified by the statutes.

(4) All meetings of the Boards of Management, shall always be chaired by the Vice Chancellor and in the absence of the Vice Chancellor, by the nominee of the Sponsoring Body and where the Sponsoring Body has not nominated any nominees, then by any other member as elected by the members present in the meeting.

(5) In the event of a conflict of opinion at a meeting of the Board of Management, the issue shall be referred to the Chancellor and the decision of the Chancellor in respect of such issue shall be final and binding on the University.

25. The Academic Council.- (1) The Academic Council shall consist of the following, namely:-

- (i) The Vice-Chancellor - Chair Person
- (ii) The Pro Vice Chancellor – Member
- (iii) The Registrar - Secretary
- (iv) Such other members as may be specified by-the Statutes.
- (v) The Registrar Evaluation –Member
- (vi) One nominee of the Chancellor - Member

(2) The Academic Council shall be the principal academic body of the University and shall, subject to the provisions of this Act, the Statutes, Regulations and the Rules, co-ordinate and exercise general supervision over the academic policies of the University.

26. The Research Council.- (1) The Research Council shall be the Principal Research Committee of the University and shall provide the larger holistic vision of the kind of research to be undertaken by the University, including prioritization of the research areas. This Council shall, subject to the provisions of this Act, the Statutes, Regulations and the Rules, co-ordinate and exercise general supervision over the Research and innovation policies of the University.

(2) The Research Council shall consist of the following, namely:-

- (i) The Vice-Chancellor - Chair Person
- (ii) The Pro Vice Chancellor - Member
- (iii) The Dean of Research - Secretary
- (iv) Head of the Department of Innovation - Member
- (v) Deans of all Faculties – Members and
- (vi) Such other members as may be specified in the Statutes.

27. The Finance Committee.- (1) The Finance Committee shall consist of the following, namely:-

- (i) The Chancellor– Chairperson
- (ii) The Vice-Chancellor – Member

- (iii) The Registrar – Member
- (iv) The Finance Officer – Secretary
- (v) One nominee of the Chancellor – Member; and
- (vi) Such other members as may be specified by the statutes.
- (vii) The Registrar Evaluation _ Member

(2) The Finance Committee shall be the principal financial body of the University to take financial matters and shall, subject to the provisions of this Act, rules and statutes, undertake Co-ordination exercise, general supervisions over the financial matters of the University.

28. Other Authorities.- The constitution, the powers and functions of the other authorities of the University shall be such as may be specified by the statutes.

29. Disqualification for membership of an Authority or Body:- A person shall be disqualified for being a member of any of the authorities or bodies of the University, if he;

- (a) is of unsound mind and stands so declared by a competent court;
- (b) is an un discharged insolvent;
- (c) has been convicted of any offence involving moral turpitude;
- (d) is conducting or engaging himself in private coaching classes; or
- (e) has been punished for indulging in or promoting unfair practice in the conduct of any examination, in any form, anywhere.
- (f) As and when the Sponsoring Body were to form an opinion in writing that a Member of any of the authorities or bodies is unfit to hold the post.

30. Proceedings not invalidated on account of Vacancy.- No act or Proceedings of any authority of the University shall be invalid merely by reason of the existence of any vacancy or defect in the constitution of the Authority.

31. Provisions pertaining to Agenda Matters.- (1) No agenda Matter shall be either included in the Agenda for or taken up for discussion or decided in the meeting of the Board of Governors or the Board of Management or any Committee without obtaining the prior approval of the Chancellor.

(2) In the event of breach of any provisions of this Act, the Chancellor shall be entitled at all time to immediately take remedial action by reversing all decisions taken by any functionary or body of University and consequent upon the pursuit of such a remedial action all such actions taken by the functionary or body of the university in breach of the provisions of the Act shall be deemed to be null and void ab initio and consequently ; status quo ante shall prevail in respect of the matter or decision in breach.

CHAPATER – V

STATUTES AND REGULATIONS

32. Statutes.- Subject to the provisions of this Act, the Statutes may provide for all or any matter, relating to the University and staff as given below, namely: -

- (i) the procedure for transaction of business of the Authorities of the University and the composition of bodies not specified in this Act.
- (ii) the operation of the permanent statutory endowment fund, University endowment fund, the general fund and the development fund,
- (iii) the terms and conditions of appointment of the Vice-Chancellor, the Registrar and the Finance Officer and their powers and functions,

- (iv) the mode of recruitment and the terms and conditions of service of the other officers, Teachers and employees of the University;
- (v) the procedure for resolving disputes between the University and its officers, Faculty members, employees and students;
- (vi) creation, abolition or restructuring of departments and faculties;
- (vii) the manner of co-operation with, other Universities or institutions of higher learning.;
- (viii) the procedure for conferment of honorary degrees;
- (ix) provisions regarding grant of freeships and scholarships;
- (x) policies in respect of seats in different courses of studies and the procedure of admission of students to such courses;
- (xi) policy relating to the fee chargeable from students for various courses of studies;
- (xii) institution of fellowships, scholarships, studentships, free ships, medals and prizes;
- (xiii) any other matters which may be decided by the Board of Governors or required to be provided by statutes under this Act.

33. Statutes how made.- (1) The first statutes framed by the Board of Management shall be submitted to the Board of Governors for its approval.

(2) The Board of Governors shall consider the First Statutes, submitted by the Board of Management and shall give its approval thereon with such modifications, if any, as it may deem necessary.

(3) The University shall publish the First Statutes, as approved by the Board of Governors in the University Notification, and thereafter, the First Statutes shall come into force from the date of its publication.

34. Power to amend the Statutes.- The Board of Governors may, make new or additional Statutes or amend or repeal the statutes;

35. Regulations.- Subject to the provisions of this Act, the regulations may provide for the following matters, namely:-

- (i) admission of students to the University and their enrolment and continuance as such;
- (ii) the courses of study to be laid down for all degrees and other academic distinctions of the University;
- (iii) the award of degrees and other academic distinctions;
- (iv) the conditions of the award of fellowships, scholarships, studentships, medals and prizes;
- (v) the conduct of examinations and the conditions and mode of appointment and duties of examining bodies, examiners invigilators, tabulators and moderators;
- (vi) the fee to be charged for admission to the examinations, degrees and other academic distinctions of the University;
- (vii) the conditions of residence of the students at the University or a Constituent College;
- (viii) maintenance of discipline among the students of the University or a Constituent College;
- (ix) all other matters as may be provided in the Statutes under the Act.

36. Regulations how made.- The Regulations shall be made by the Academic Council and approved by Board of Management.

37. Power to amend Regulations.- The Academic Council may, with the approval of the Board of Management, make new or additional regulations or amend or repeal the regulations.

38. Fee Regulation Committee.- (1) The fee of the university seats reserved for Karnataka Students under section 9 shall be regulated by the Fee Regulation Committee constituted by the Government which shall be headed by a retired Supreme Court or High Court Judge and consists of Chancellor, Vice-Chancellor of the University, Principal Secretary or Secretary to Government incharge of Higher Education or by his nominee not below the rank of Deputy

Secretary, Principal Secretary or Secretary to Government incharge of Medical Education or by his nominee not below the rank of Deputy Secretary, two Academicians nominated by the Board of Governors of whom one shall be woman. A Chartered Accountant of repute shall be co-opted for this purpose in the Committee.

(2) The Committee shall look after the compliance of the university in its admissions and collection of fee.

CHAPTER — VI

MISCELLANEOUS

39. Conditions of service of employees.- (1) Every employee shall be appointed under a written contract subject to such terms and conditions as may be specified by statutes and regulations or prescribed if any by rules which shall be kept in the University and a copy of which shall be furnished to the employee concerned.

(2) Disciplinary action against the employees shall be governed by the procedure specified in the Statutes.

(3) Any dispute arising out of the contract between the University and an employee shall, be resolved in the manner provided for in the written contract and in accordance with the Statutes.

40. Right to appeal.- In case of disciplinary actions by the University against its employee or student, the aggrieved employee or students shall have a right to appeal to such authority as specified by the statutes.

41. Provident or pension fund.- The University shall constitute for the benefit of its employees such provident or pension fund and provide such insurance scheme as it may deem fit in such manner and subject to such conditions as may be specified by the statutes and the laws in force.

42. Disputes as to constitution of University authorities and bodies.- If any question arises as to whether any person has been duly elected or appointed as, or is entitled to be a member of any authority or other body of the University, the matter shall be referred to the Chancellor whose decision thereon shall be final.

43. Constitution of Committees.- Any authority of the University mentioned in section 22, shall be empowered to constitute a committee of such authority, consisting of such members having such powers as the authority may deem fit.

44. Filling of casual vacancies.- Any casual vacancy among the members, other than ex-officio members of any Authority or body of the University shall be filled in the same manner in which the member whose vacancy is to be filled up, was chosen, and the person filling the vacancy shall be a member of such authority or body for the residual term for which the person in whose place he would have been a member.

45. Protection of action taken in good faith.- No suit or other legal proceedings shall lie against any officer or other employee of the University for anything, which is done in good faith or intended to be done in pursuance of the provisions of this Act, the Statutes or the Rules.

46. Transitional provisions.- Notwithstanding anything contained in any other provisions of this Act and the Statutes:-

- (i) the first Vice-Chancellor and Pro-Vice-Chancellor, if any shall be appointed by the Chancellor;
- (ii) the first Registrar, the first Registrar Evaluation and the first Finance Officer shall be appointed by the Chancellor; and
- (iii) the first Board of Management, the first Finance Committee, the first Research and innovation Council and the first Academic Council shall be constituted by the Chancellor.

47. Permanent Statutory Endowment Fund.- (1) The University shall establish a Permanent Statutory Endowment Fund of at least rupees twenty five crores out of which at least fifteen crores shall be in cash and remaining in the form of Bank guarantee which may be increased suo moto but shall not be decreased.

Provided that in case of a University outside the Bangalore or Bangalore Rural District at least ten crores must be in form of cash and the remaining five crores shall be in form of Bank Guarantee.

(2) The University shall have power to invest the permanent Statutory Endowment Fund in such manner as may be prescribed.

(3) The University may transfer any amount from General Fund or the Development fund to the permanent statutory fund except in the event of the dissolution of the University, in no other circumstances can any moneys be transferred from permanent Statutory Endowment Fund for any other purposes.

(4) Seventy five percent of the income received from permanent Statutory Endowment Fund shall be used for the purpose of development or general work of the University. The remaining twenty five percent shall be invested in the permanent Statutory Endowment Fund.

48. University Endowment Fund.- (1) The University shall establish a University Endowment Fund having such funds as may be determined by the Sponsoring Body which can include donations and other funds received from time to time.

(2) The University shall have the power to invest the University Endowment Fund in a manner as may be specified by the Statutes.

(3) The University Endowment Fund is a self-imposed fund that the University desires to maintain voluntarily and invest it responsibly to protect itself from financial challenges that may arise on account of pursuing social objectives and/or unforeseen circumstance.

(4) The University may transfer any amount from the General Fund or the development fund to the University Endowment Fund. Excepting in the dissolution of the University, in no other circumstances moneys can be transferred from the University Endowment Fund for other purposes.

(5) Eighty percent of the incomes received from the University Endowment Fund shall be used for the purposes of development or general work of the University. The remaining twenty percent shall be reinvested into the University Endowment Fund.

49. General Fund.- (1) The University shall establish a General Fund to which the following amount shall be credited, namely:-

- (i) all fees which may be charged by the University;
- (ii) all sums received from any other source not prohibited by any law for the time being in force;
- (iii) all contributions made to the University;
- (iv) all contributions/donations made in this behalf by any other person or body which are not prohibited by any law for the time being in force.

(2) The funds credited to the General Fund shall be applied to meet all the recurring expenditure of the University.

50. Development fund.- (1) The University shall also establish a Development Fund to which the following funds shall be credited, namely:-

- (i) development fees which may be charged from students;
- (ii) all sums received from any other source for the purposes of the development of the University;
- (iii) all contributions made to the University;
- (iv) all contributions/donations made in this behalf by any other person or body which are not prohibited by any law for the time being in force; and
- (v) all incomes received from the Permanent Statutory Endowment Fund.

(2) The funds credited to the Development Fund from time to time shall be utilized for the development of the University.

51. Maintenance of funds.- The funds established under sections 47, 48, 49 and 50 shall, subject to general supervision and control of the Board of Governors, be regulated and maintained in such manner as may be prescribed.

52. Annual Report.- (1) The annual report of the University shall be prepared under the direction of the Board of Management and shall be submitted to the Board of Governors for its approval.

(2) The Board of Governors shall consider the annual report in its meeting and may approve the same with or without modification.

(3) A copy of the annual report duly approved by the Board of Governors shall be sent to the State Government before 31st December following close of the financial year in 31st March of each year.

53. Account and audit.- (1) The annual accounts and balance sheet of the University shall be prepared under the direction of the Board of Management and all funds accruing to or received by the University from all source and all amount disbursed or paid shall be entered in the account maintained by the University.

(2) The annual accounts of the University shall be audited by an auditor, who is a member of the Institute of Chartered Accountants of India, every year.

(3) A copy of the annual accounts and the balance sheet together with the audit report shall be submitted to the Board of Governors before 30th November following close of the financial year in 31 March of each year.

(4) The annual accounts, the balance sheet and the audit report shall be considered by the Board of Governors at its meeting and the Board of Governors shall forward the same to the visitor and the Government along with its observation thereon on or before 31st December of each year.

(5) In the event of any material alteration in the Report of the Auditors, the State Government may issue directions to the University, and such directions shall be binding on the University.

54. Mode of proof of University record.- A copy of any receipt, application, notice, order, proceeding or resolution of any authority or committee of the University or other documents in possession of the University or any entry in any register duly maintained by the University, if certified by the Registrar, shall be received as prima facie evidence of such receipt, application, notice, order, proceeding, resolution or document or the existence of entry in the register and shall be admitted as evidence of the matters and transaction therein recorded where the original thereof would, if produced, have been admissible in evidence.

55. Power of State Government to issue directions.- The State Government may give such directions to the University as in its opinion are necessary or expedient for carrying out the purposes of this Act or to give effect to any of the provisions contained therein or of any rules or orders made thereunder and the Board of Governor or the Board of management, as the case may be, of the University shall comply with every such direction.

56. Penalties.- (1) Whoever contravenes the provisions of this Act or the rules made thereunder or any examination matters or in matters relating to award of degrees or in giving marks cards shall on conviction be punishable with fine of rupees fifty thousand which may extend to ten lakhs rupees or with an imprisonment for a term of six months which may extend to two years or with both.

Provided that, where the University is also involved the permission letter granted under this Act to commence the University shall be withdrawn.

(2) A penalty under this section may be imposed without prejudice to the penalty specified in any other Act.

57. Power to enter and inspect.- Any officer not below the rank of Group 'A' officer authorised by the State Government in this behalf, shall, subject to such conditions as may be specified therein under the Karnataka Educational Institutions (Prohibition of Capitation Fee) Act, 1984 (Karnataka Act 37 of 1984) shall be deemed to be the Officer authorized to exercise the same powers and discharge the same functions as provided under section 9 of that Act for the purposes of this Act.

58. Power to give direction for dissolution of the University.- (1) If the University proposes dissolution in accordance with the law governing its constitution or incorporation, it shall give at least six months prior notice in writing to the Government.

(2) The Karnataka State Higher Education Council shall conduct periodical Inspection of University regarding:-

- (i) Standard of Instructions for grant of degree;
- (ii) Quality of Education;

- (iii) Avoidance of commercialisation of Higher Education;
- (iv) contravention of the provisions of the Act if any;

- and send report to the Government.

(3) On identification of mismanagement, maladministration and indiscipline, the Government shall issue directions to the management of the University to set right the administration. If the direction is not followed within such time as may be prescribed, the right to take decision for winding up of the University or any course thereof shall vest with the Government.

(4) The manner of winding up of the University or any course thereof shall be such as may be prescribed by the Government in this behalf.

Provided that no such action shall be initiated without affording a reasonable opportunity to show cause to the University.

(5) On receipt of the notice referred to in sub-section (1), the Government shall, in consultation with the relevant Regulatory Authority make such arrangements for administration of the University from the proposed date of dissolution of the University or winding up of the course and until the last batch of students in regular courses of studies of the University complete their courses of studies in such manner as may be specified by the Statutes.

59. Expenditure of the University during dissolution.-(1) The expenditure of administration of the University during taking over period of its management under sub-section (5) of section 58 shall be met out of the Permanent Statutory Endowment Fund, the General Fund or the Development Fund in such manner as may be prescribed.

(2) If the fund referred to in section 47, 48, 49 and 50 are not sufficient to meet the expenditure of the University during the taking over period of its management, such expenditure may be met by disposing of the properties or asset of the University, by the Government.

(3) Where the dissolution of the University is due to mismanagement or maladministration, the Government is at liberty to identify the persons responsible for such mismanagement or maladministration and to impose penalty as it deems fit.

60. Removal of difficulties.- (1) If any difficulty arises in giving effect to the provisions of this Act, the State Government may, by a notification or by order, make such provisions, which are not inconsistent with the provisions of this Act, as appear to it to be necessary or expedient, for removing the difficulty:

Provided that, no notification or order under this section shall be made after the expiry of a period of five years from the date of commencement of this Act.

(2) Every Order made under sub-section (1), shall, as soon as may be after it is made, be laid before the State Legislature.

61. Power to make rules by the State Government.- (1) The State Government may make rules, by notification, to carryout the purposes of this Act.

(2) Every rule made under this Act shall be laid as soon as may be after it is made before each House of the State Legislature while it is in session for a total period of thirty days which may be comprised in one session or in two or more successive sessions, and if, before the expiry of the session immediately following the session or the successive sessions aforesaid, both Houses agree in making any modification in the rule or both Houses agree that the rule should not be made, the rule shall thereafter have effect only in such modified form or be of no effect, as the case may be, so however, that any such modification or annulment shall be without prejudice to the validity of anything previously done under that rule.

STATEMENT OF OBJECTS AND REASONS

The Rai Foundation have come forward to establish private University in the State. The establishment of a private university by a well-known organization would certainly help in spreading the quality education to the needy students. This also accelerates the enhancement of gross enrolment ratio in the higher education sector, which presently stands at 11.5% in Karnataka.

Keeping in view the above, it is considered necessary to provide for establishment of Rai Technology University.

This private university focuses on teaching, training, research and development in the fields of Engineering and Technology, Health Sciences, Agricultural Sciences and Technology, Management and Technology, Natural Sciences, Humanities and Social Sciences and allied sectors and for the matters connected therewith or incidental thereto.

Hence, the Bill.

FINANCIAL MEMORANDUM

There is no extra expenditure involved in the proposed measure.

MEMORANDUM REGARDING DELEGATED LEGISLATION

Clause 39:	Empowers the Government to prescribe by rules the terms and conditions of appointment of employee of the university.
Clause 47:	Empowers the State Government to prescribe by rules the manner of investing permanent statutory Endowment Fund.
Clause 58:	sub-clause (3) empowers the State Government to prescribe by rules the time within which the management of the university shall comply with the direction issued by the Government. sub-clause (4) empowers the State Government to make rules regarding the manner of winding up of the university.
Clause 59:	Empowers the State Government to make rules regarding the manner of meeting the expenditure from the permanent Statutory Endowment Fund, General Fund or the Development Fund on the taking over of the management of the university.
Clause 61:	Empowers the State Government to make rules for carrying out the purposes of the Act.

The proposed delegation of Legislative power is normal in character.

C.T.RAVI

Minister for Higher Education

P. OMPRAKASHA

Secretary

Karnataka Legislative Assembly